ಮೈಸೂರು ಮಿತ್ರ

ಮೈಸೂರು–ಮಂಡ್ಯ–ಚಾಮರಾಜನಗರ–ಕೊಡಗು–ಹಾಸನ

ಬೆಳಗಿನ ಪ್ರಾದೇಶಿಕ ದಿನಪತ್ರಿಕೆ

ಅಕ್ಟೋಬರ್ 18 ಮಂಗಳವಾರ 2022

ಸಂಪುಟ: 43 | ಸಂಚಿಕೆ: 182 | ಪುಟಗಳು: 10

ದೂರವಾಣಿ: 2496520, 2496521, 2496526, 2496527, 2496528,
ಜಾಹೀರಾತು: 2496522, 2496523, ನಗರ ಕಚೇರಿಗಳು: ಕೆ.ಆರ್. ಸರ್ಕಲ್,
ವಿಶ್ವೇಶ್ವರಯ್ಯ ಕಟ್ಟಡ Ph: 2431774, ಡಿ.ದೇವರಾಜ ಅರಸು ರಸ್ತೆ, Ph: 2428695

ಸುದ್ದಿ, ಫೋಟೋಗೆ: news@mysurumithra.com
ಜಾಹೀರಾತು: ad@mysurumithra.com
website: www.mysurumithra.com

₹4

ತಲಕಾವೇರಿಯಲ್ಲಿ ತೀರ್ಥೋದ್ಭವ...



ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವದ ವೇಳೆ ಪವಿತ್ರ ತೀರ್ಥ ಸಂಗ್ರಹಕ್ಕೆ ಮುಂದಾಗಿರುವ ಭಕ್ತಾದಿಗಳು. (ವರದಿ ಒಳಪುಟ)

ಜನರ ಕೆಲಸ ಮಾಡಿ, ಇಲ್ಲಾಂದ್ರೆ ಸ್ಥಾನ ಬಿಟ್ಟು ಹೋಗಿ...

● ಜಿಲ್ಲಾಧಿಕಾರಿಗಳು, ಜಿಪಂ ಸಿಇಓಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಡಕ್ ವಾರ್ನಿಂಗ್ ● ವಿಧಾನಸೌಧದಲ್ಲಿ ಪ್ರತ್ಯೇಕ ಸಭೆ; ಮಳೆ ಹಾನಿಯ ಪರಿಹಾರ, ಜಾನುವಾರುಗಳಿಗೆ ರೋಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದ್ದಕ್ಕೆ ಸಿಎಂ ಗರಂ



ಬೆಂಗಳೂರು, ಅ. 17 (ಕೆಎಂಶಿ)– ಜನರ ಕೆಲಸ ಮಾಡಿ, ಇಲ್ಲಾಂದ್ರೆ ನಿಮ್ಮ ಬದಲು ಬೇರೊಬ್ಬರನ್ನು ಕೂರಿಸೋದು ಗೊತ್ತು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲಾಧಿಕಾರಿಗಳಿಗೆ ಚಾಟಿ ಬೀಸಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯ್ತಿಗಳ ಕಾರ್ಯನಿರ್ವಹಣಾಧಿಕಾರಿಗಳ ಜೊತೆ ಪ್ರತ್ಯೇಕವಾಗಿ ಸಭೆ ನಡೆಸಿದ ಮುಖ್ಯಮಂತ್ರಿ ಅವರು, ಭಾರಿ ಮಳೆ, ನೆರೆ, ಪ್ರವಾಹದಿಂದಾದ ಅವಾಂತರವನ್ನು ಸಮರ್ಪಕವಾಗಿ ನಿಭಾಯಿಸುವಲ್ಲಿ ನೀವು ವಿಫಲರಾಗಿದ್ದೀರಿ ಎಂದು ನೇರವಾಗಿ ದೂರಿದರು. ಸಂಕಷ್ಟಕ್ಕೆ ಸಿಲುಕಿದ ಕುಟುಂಬಗಳಿಗೆ ಸಮರ್ಪಕವಾದ ಪರಿಹಾರ ವಿತರಣೆ ಮಾಡಿಲ್ಲ. ಪರಿಹಾರ ಹಂಚಿಕೆಯಲ್ಲೂ ವಿಳಂಬವಾಗುತ್ತಿದೆ. ಈ ಲೋಪಕ್ಕೆ ನೀವೇ ಹೊಣೆ.

(ಸಂಗ್ರಹ ಚಿತ್ರ)



▶ 8ನೇ ಪುಟಕ್ಕೆ

ಕಾರಿಗೆ ಖಾಸಗಿ ಬಸ್ ಡಿಕ್ಕಿ: ಯುವ ಉದ್ಯಮಿ ಸಾವು

ವರಕೋಡು ಬಳಿ ತಿ.ನರಸೀಪುರ ರಸ್ತೆಯಲ್ಲಿ ದುರಂತ; ಕಾರು, ಬಸ್ ಸಂಪೂರ್ಣ ಜಖಂ



ಸಾಗರ್

ಮೈಸೂರು, ಅ. 17(ಆರ್‌ಕೆ)– ಮೈಸೂರು–ತಿ.ನರಸೀಪುರ ನಡುವೆ ವರಕೋಡು ಗೇಟ್ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪೌಲ್ಟ್ರಿ ಫಾರಂ ನಿರ್ವಹಿಸುತ್ತಿದ್ದ ಯುವ ಉದ್ಯಮಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೈಸೂರಿನ ಕೆಸಿ ಬಡಾವಣೆ ನಿವಾಸಿ ಎಂ.ಪಿ. ನಾರಾಯಣ ಅವರ ಏಕೈಕ ಪುತ್ರ ಸಾಗರ್(34) ದುರಂತದಲ್ಲಿ ಸಾವನ್ನಪ್ಪಿದವರಾಗಿದ್ದು, ಇವರು ಚಾಲನೆ ಮಾಡುತ್ತಿದ್ದ ಸ್ಕೋಡಾ ಕಾರಿಗೆ ಸಚಿನ್ ಟ್ರಾವೆಲ್ಸ್‌ನ ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಸಾಗರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪಿಲ್ಲಹಳ್ಳಿ ಬಳಿಯ ತಮ್ಮ ಪೌಲ್ಟ್ರಿ ಫಾರಂಗೆ ಹೋಗಿ, ಸ್ಕೋಡಾ ಕಾರಿನಲ್ಲಿ (ಕೆಎ 09–ಎನ್ 6067) ಹಿಂದಿರುಗುತ್ತಿದ್ದಾಗ ಮೈಸೂರಿನಿಂದ ತಿ.ನರಸೀಪುರ ಕಡೆ ತೆರಳುತ್ತಿದ್ದ ಖಾಸಗಿ ಬಸ್ಸು ಮಧ್ಯಾಹ್ನ

▶ 8ನೇ ಪುಟಕ್ಕೆ

ರಾಜಕೀಯ ನಿವೃತ್ತಿ ಪ್ರಕಟಿಸಿದ ಹಿರಿಯ ಮುತ್ಸದ್ದಿ ರಾಜಕಾರಣಿ ಸಂಸದ ವಿ.ಶ್ರೀನಿವಾಸ್‌ಪ್ರಸಾದ್

ರಾಜಕೀಯ ಜೀವನದಲ್ಲಿ 50 ವರ್ಷ ಪೂರೈಸಿದ್ದು, ಇನ್ನು ಒಂದೂವರೆ ವರ್ಷದ ಸಂಸತ್ ಸದಸ್ಯತ್ವದ ಅವಧಿ ಮುಗಿದ ಬಳಿಕ ನಿವೃತ್ತಿ



ಮೈಸೂರು,ಅ.17(ಆರ್‌ಕೆಬಿ)– ಹಿರಿಯ ಮುತ್ಸದ್ದಿ ರಾಜಕಾರಣಿ, ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರು ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ. ಮೈಸೂರಿನ ಕಲಾಮಂದಿರದಲ್ಲಿ ಸಮಾನತೆ–ಸ್ವಾಭಿಮಾನ– ಸ್ವಾವಲಂಬನೆ ಪ್ರತಿಷ್ಠಾನ ಮತ್ತು ಸಮಾನತೆ ಪ್ರಕಾಶನ ಜಂಟಿಯಾಗಿ ಸೋಮವಾರ ಆಯೋಜಿಸಿದ್ದ ಕರ್ನಾಟಕ ರಾಜ್ಯ ಕಾನೂನು ವಿವಿ ಕುಲಪತಿಗಳಾಗಿ ಅಧಿಕಾರ ವಹಿಸಿಕೊಂಡಿರುವ ಪ್ರೊ.ಸಿ. ಬಸವರಾಜು ಹಾಗೂ ಕರ್ನಾಟಕ ರಾಜ್ಯ ಮುಕ್ತ ವಿವಿಯಿಂದ ಪಿಹೆಚ್.ಡಿ ಪದವಿ ಪಡೆದಿರುವ ಡಾ.ಕಲ್ಯಾಣಸಿರಿ ಬಂತೇಜಿ ಅವರ ಅಭಿನಂದನಾ ಸಮಾರಂಭದ ಅಧ್ಯಕ್ಷತೆ ವಹಿಸಿ, ಮಾತನಾಡುವ ವೇಳೆ ಅವರು ತಮ್ಮ ರಾಜಕೀಯ ನಿವೃತ್ತಿ ಘೋಷಿಸಿದರು. ರಾಜಕೀಯ ಜೀವನದಲ್ಲಿ 50 ವರ್ಷ ಪೂರೈಸಿದ್ದೇನೆ. ಇನ್ನು ಒಂದೂವರೆ ವರ್ಷಕ್ಕೆ ಸಂಸತ್ ಸದಸ್ಯತ್ವದ ಅವಧಿ ಮುಗಿಯಲಿದೆ. ಅಲ್ಲಿಗೆ ನಾನು ನಿವೃತ್ತಿ ಆಗುತ್ತೇನೆ ಎಂದು ಪ್ರಕಟಿಸಿದರು. 1977ರಲ್ಲಿ ಜನತಾ ಪಕ್ಷದಿಂದ ಸ್ಪರ್ಧಿಸಿ ಗೆದ್ದ ನಂತರದಿಂದ ಇದುವರೆಗೆ 14 ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ. 11 ಚುನಾವಣೆಗಳಲ್ಲಿ ಗೆಲುವು ಸಾಧಿಸಿದ್ದೇನೆ. ಒಂದೂವರೆ ವರ್ಷ ಕಳೆದರೆ ನಾನು ರಾಜಕೀಯಕ್ಕೆ ಬಂದು 50 ವರ್ಷವಾಗಲಿದೆ. ಹಾಗಾಗಿ ರಾಜಕೀಯವಾಗಿ ನಿವೃತ್ತಿಯಾಗಲು ನಿರ್ಧರಿಸಿದ್ದೇನೆ ಎಂದು ಹೇಳಿದರು.

▶ 8ನೇ ಪುಟಕ್ಕೆ

ಒಳಪುಟಗಳಲ್ಲಿ

■ ಆಧುನಿಕ ಭಗೀರಥ ಕೆರೆ ಕಾಮೇಗೌಡ ವಿಧಿವಶ ಪುಟ–6
■ ಅಕ್ಟೋಬರ್ ಮಳೆಗೆ KRS ಅಣೆಕಟ್ಟೆ ಭರ್ತಿ ಪುಟ–2
■ ಮೈಸೂರು–ಬೆಂಗಳೂರು ದಶಪಥ ಹೆದ್ದಾರಿ ಡಿಸೆಂಬರ್ ಒಳಗಾಗಿ ಸಂಚಾರಕ್ಕೆ ಮುಕ್ತ ಪುಟ–2
■ ನನ್ನ ಸಾಹಿತ್ಯದ ಬಹುದೊಡ್ಡ ಗುರು ರಾಜೀವ್ ತಾರಾನಾಥರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಚಂದ್ರಶೇಖರ ಕಂಬಾರರ ಮುಕ್ತ ನುಡಿ, ಹಾರೈಕೆ ಪುಟ–5

ಮೈಸೂರು ಮಿತ್ರ ಮಂಗಳವಾರ 18 ಅಕ್ಟೋಬರ್ 2022

ಪರಿಶಿಷ್ಟರ ಪರಿಷ್ಕೃತ ಮೀಸಲಾತಿ ವಾರಾಂತ್ಯಕ್ಕೆ ಸುಗ್ರೀವಾಜ್ಞೆ ಮೂಲಕ ಜಾರಿ

ಎಸ್‌ಟಿ ಕಲ್ಯಾಣ ಸಚಿವರೂ ಆದ ಶ್ರೀರಾಮುಲು ಭರವಸೆ



ಬೆಂಗಳೂರು, ಅ. 17 (ಕೆಎಂಶಿ)–ಪರಿಶಿಷ್ಟ ವರ್ಗಗಳಿಗೆ ಪರಿಷ್ಕರಿಸಿರುವ ಮೀಸಲಾತಿಯನ್ನು ಈ ವಾರಾಂತ್ಯಕ್ಕೆ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲಾಗುವುದು ಎಂದು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಇಂದಿಲ್ಲಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಮೀಸಲಾತಿಯನ್ನು ಶೇಕಡ 15ರಿಂದ 17ಕ್ಕೂ ಪರಿಶಿಷ್ಟ ಪಂಗಡದ ಶೇ.3ರಿಂದ 7ರಷ್ಟು ಮೀಸಲಾತಿ ಹೆಚ್ಚಿಸುವ ಸರ್ಕಾರಿ ಆದೇಶ ಯಾವುದೇ ಕ್ಷಣದಲ್ಲಿ ಹೊರಬೀಳಲಿದೆ. ಆದೇಶ ಹೊರ ಬೀಳುತ್ತಿದ್ದಂತೆ ಶಿಕ್ಷಣ ಮತ್ತು ಉದ್ಯೋಗ ನೇಮಕಾತಿಯಲ್ಲಿ ಈ ಸಮಾಜದ ಮೀಸಲಾತಿ ಪ್ರಮಾಣ ಹೆಚ್ಚಳವಾಗಲಿದೆ. ಬೇರೆ ಬೇರೆ ರಾಜ್ಯಗಳಲ್ಲಿ ಈ ಎರಡು ಸಮುದಾಯಕ್ಕೆ ಮೀಸಲಾತಿಯನ್ನು ಯಾವ ರೀತಿ ಹೆಚ್ಚಳ ಮಾಡಿದ್ದಾರೆ ಎಂದು ಅಧ್ಯಯನ ನಡೆಸಿದ್ದೇವೆ. ಸಂವಿಧಾನ ಪರಿಚ್ಛೇದ 9ಕ್ಕೆ ಸೇರ್ಪಡೆ ಮಾಡುವುದರಿಂದ ಯಾವುದೇ ಕಾನೂನು ಸಮಸ್ಯೆ ಎದುರಾಗುವುದಿಲ್ಲ. ಸರ್ಕಾರ ಈಗಾಗಲೇ ಇತ್ತ ಕಾರ್ಯೋನ್ಮುಖವಾಗಿದೆ. ಪರಿಶಿಷ್ಟ ಸಮಾಜಕ್ಕೆ ನೀಡಿರುವ ಮೀಸಲಾತಿ ಬಗ್ಗೆ ಯಾರೂ ಅಸಮಾಧಾನ ವ್ಯಕ್ತಪಡಿಸುವುದಿಲ್ಲ. ನಾವು ಸುಗ್ರೀವಾಜ್ಞೆ ಮೂಲಕ ಈ ಆದೇಶ ಹೊರಡಿಸಿ, ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ಪರಿಷ್ಕೃತ ಮೀಸಲಾತಿ ಮಂಡಿಸಿ, ಅನುಮತಿ ಪಡೆದು, ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗುವುದು. ರಾಜ್ಯ ಸರ್ಕಾರ ಕೈಗೊಂಡಿರುವ ತೀರ್ಮಾನವನ್ನು ಕೇಂದ್ರ ವಿರೋಧ ಮಾಡುವುದಿಲ್ಲ. ನಮ್ಮ ನಿರ್ಧಾರವನ್ನು ಸಂವಿಧಾನದ ಪರಿಚ್ಛೇದ 9ರಲ್ಲಿ ಸೇರ್ಪಡೆ ಮಾಡಿ, ಈ ಸಮಾಜಕ್ಕೆ ಶಾಶ್ವತ ಮೀಸಲಾತಿ ಪ್ರಮಾಣವನ್ನು ಹೆಚ್ಚಳ ಮಾಡಿಕೊಡಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ವಿಧಾನಮಂಡಲದ ಪ್ರತಿಪಕ್ಷದ ನಾಯಕರ ವಿಶ್ವಾಸ ಪಡೆದೇ ಈ ಮಹತ್ವದ ತೀರ್ಮಾನ ಕೈಗೊಂಡಿದೆ. ಸುಗ್ರೀವಾಜ್ಞೆ ಜಾರಿಗೆ ತಂದ ಸರ್ಕಾರಕ್ಕೆ ಅದನ್ನು ಕೇಂದ್ರದಲ್ಲಿ ಅನುಷ್ಠಾನಗೊಳಿಸುವ ಕಾರ್ಯವೂ ನಮಗೆ ತಿಳಿದಿದೆ ಎಂದು ಮಾರ್ಮಿಕವಾಗಿ ಸಿದ್ದರಾಮಯ್ಯ ಅವರಿಗೆ ಸಚಿವ ಶ್ರೀರಾಮುಲು ತಿರುಗೇಟು ನೀಡಿದರು.



ಮೈಸೂರಿನ ಕರ್ನಾಟಕ ವಸ್ತು ಪ್ರದರ್ಶನ ಆವರಣದಲ್ಲಿ ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ತೆರೆಯಲಾಗಿರುವ ವಸ್ತು ಪ್ರದರ್ಶನದಲ್ಲಿ ಮೈಸೂರು ಅರಗು ಹಾಗೂ ಬಣ್ಣದ ಕಾರ್ಖಾನೆಯ (ಮೈಲ್ಯಾಕ್) ಪೆವಿಲಿಯನ್ ಅನ್ನು ಸಂಸ್ಥೆಯ ಅಧ್ಯಕ್ಷ ಆರ್.ರಘು ಕೌಟಿಲ್ಯ, ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮುಖೇನ ಸೋಮವಾರ ಉದ್ಘಾಟಿಸಿದರು. ಈ ವೇಳೆ ಸಂಸ್ಥೆಯ ಪ್ರಭಾರ ವ್ಯವಸ್ಥಾಪಕ ನಿರ್ದೇಶಕ ಹರಕುಮಾರ್ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಬ್ರಾಹ್ಮಣ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

ಮೈಸೂರು,ಅ.17–ಮೈಸೂರು ಹೆಬ್ಬಾಳು–ವಿಜಯನಗರ ಬ್ರಾಹ್ಮಣ ಸಂಘದ ಸದಸ್ಯರ ಶೇ.85ಕ್ಕಿಂತ ಅಧಿಕ ಅಂಕ ಪಡೆದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ. ಅರ್ಹ ಹಾಗೂ ಆಸಕ್ತರು ನ.20ರೊಳಗೆ ಅರ್ಜಿ ಸಲ್ಲಿಸುವುದು. ಮಾಹಿತಿಗಾಗಿ ಸಂಪರ್ಕಿಸಿ: ಉಪಾಧ್ಯಕ್ಷರು, ಗುರುಪ್ರಸಾದ್ ದೇಸಾಯಿ, ಮೊ.ಸಂಖ್ಯೆ 9886713359, 9916312589 ಮತ್ತು ಕಾರ್ಯದರ್ಶಿ ಶ್ರೀನಿವಾಸ್ ಜೋಯಿಸ್ ಮೊ.ಸಂಖ್ಯೆ7892896565.



ಆಧುನಿಕ ಭಗೀರಥ ಮಳವಳ್ಳಿಯ ಕಾಮೇಗೌಡರ ನಿಧನಕ್ಕೆ ಜಲದರ್ಶಿನಿ ಅತಿಥಿಗೃಹದ ಆವರಣದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕ ಪಡುವಾರಹಳ್ಳಿ ಎಂ.ರಾಮಕೃಷ್ಣ, ಪಾಲಿಕೆ ಸದಸ್ಯ ಎಂ.ಚಿಕ್ಕವೆಂಕಟು, ದಿ ಸಿಟಿ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಎಸ್.ಬಿ.ಶಿವು, ವಿಜಿಲೆನ್ಸ್ ಕಮಿಟಿ ಸದಸ್ಯ ಎಂ.ಶಿವಪ್ರಕಾಶ್, ಹೆಚ್.ಹರೀಶ್ ಕುಮಾರ್, ಸಿಡಿ.ಕುಮಾರ್, ಕಿಟ್ಟಿ, ಸಂತೋಷ್, ಸುಧಾ ರಾಮಚಂದ್ರ ಇದ್ದರು.

ಒಕ್ಕಲಿಗರಿಗೂ ಬೇಕು ಮೀಸಲಾತಿ; ಹೋರಾಟದ ಸುಳಿವು ಕೊಟ್ಟ ನಿರ್ಮಲಾನಂದನಾಥ ಸ್ವಾಮೀಜಿ

ಬೆಂಗಳೂರು: ಎಸ್ಸಿ, ಎಸ್ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡಿದ್ದ ಬಳಿಕ ಒಕ್ಕಲಿಗರಿಗೂ ಮೀಸಲಾತಿ ಬೇಕು ಎನ್ನುವ ಕೂಗು ಕೇಳಿಬರುತ್ತಿದೆ. ಕೋಲಾರದಲ್ಲಿ ಮಾತನಾಡಿದ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಒಕ್ಕಲಿಗರ ಸಮುದಾಯದಕ್ಕೂ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವಂತೆ ಆಗ್ರಹಿಸಿದ್ದಾರೆ. ಈ ಮೂಲಕ ನಿರ್ಮಲಾನಂದನಾಥ ಸ್ವಾಮೀಜಿ ಹೋರಾಟದ ಸುಳಿವು ಕೊಟ್ಟಿದ್ದಾರೆ. 1993ರ ನಂತರ ನಮ್ಮ ಸಮುದಾಯ ಯಾವುದೇ ಮೀಸಲಾತಿ ಹೋರಾಟದಲ್ಲಿ ಪಾಲ್ಗೊಂಡಿಲ್ಲ. ಅಲ್ಲದೇ ಅಂದಿನಿಂದ ಮೀಸಲಾತಿ ಕೂಗು ನಮ್ಮ ಸಮುದಾಯದಲ್ಲಿ ಎದ್ದಿಲ್ಲ ಎಂದು ಹೇಳಿದರು. ಒಬಿಸಿಗೆ ಶೇ.35ರಷ್ಟು ಮೀಸಲಾತಿ ನೀಡಲಾಗಿದ್ದು, ಇದರಲ್ಲಿ ಒಕ್ಕಲಿಗರಿಗೆ ಶೇ.4ರಷ್ಟು ಮೀಸಲಾತಿ ನೀಡಲಾಗಿದೆ. ಆದರೆ ಈ ಮೀಸಲಾತಿ ಸಾಕಾಗುವುದಿಲ್ಲ, ಶೇ.8ರಷ್ಟು ಏರಿಸಿ, ಒಟ್ಟು ಶೇ.12 ಪ್ರತಿಶತದಷ್ಟು ಮೀಸಲಾತಿ ನೀಡಿ ಎಂದು ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಆಗ್ರಹಿಸಿದ್ದಾರೆ.

ನಿಧನ

ಎಲಿಜಬೆತ್ ಜೇಮ್ಸ್ ರಾಜ್




ಕೊಳ್ಳೇಗಾಲ: ಪಟ್ಟಣದ ನಿವಾಸಿ ಎಲಿಜಬೆತ್ ಜೇಮ್ಸ್ ರಾಜ್ (75) ಭಾನುವಾರ ನಿಧನರಾದರು. ಮೃತರು ಮಕ್ಕಳಾದ ರೆವರೆಂಡ್ ನವೀನ್ ನಿಶ್ಚಲ್, ರೆ. ವಿನಯ್, ಪ್ರವೀಣ್ ಮತ್ತು ಮಮತ ಹಾಗೂ ಅಪಾರ ಬಂಧು ವರ್ಗ ಅಗಲಿದ್ದಾರೆ. ಇವರ ಅಂತ್ಯಕ್ರಿಯೆ ಸೋಮವಾರ ಮಧ್ಯಾಹ್ನ ಪಟ್ಟಣದಲ್ಲಿರುವ ಕ್ರಿಶ್ಚಿಯನ್ ರುದ್ರಭೂಮಿಯಲ್ಲಿ ನೆರವೇರಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ನಾಗಮ್ಮ



ಚಾಮರಾಜನಗರ, ಅ.17–ತಾಲೂಕಿನ ಆಲೂರು ಗ್ರಾಮದ ನಿವಾಸಿ ನಾಗಮ್ಮ(55) ಅನಾರೋಗ್ಯದಿಂದ ಸೋಮವಾರ ನಿಧನರಾದರು. ಮೃತರು ಗ್ರಾಪಂ ಸದಸ್ಯ ರವಿಕುಮಾರ್ ಸೇರಿದಂತೆ ಇಬ್ಬರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧು–ಬಳಗ ಅಗಲಿದ್ದಾರೆ. ಅಂತ್ಯಕ್ರಿಯೆ ಸೋಮವಾರ ಮಧ್ಯಾಹ ನಡೆಯಿತು.

ಎಸ್.ಶ್ರೀಕಂಠರಾಜೇ ಅರಸು



ಮೈಸೂರು: ಮೈಸೂರಿನ ಸಿದ್ಧಾರ್ಥನಗರ ಸನ್ಮಾರ್ಗದ 8ನೇ ಕ್ರಾಸ್ (ನಂ.434) ನಿವಾಸಿ ಎಸ್.ಶ್ರೀಕಂಠರಾಜೇ ಅರಸು(79) ಅವರು ಇಂದು ಮಧ್ಯಾಹ್ನ ನಿಧನರಾದರು. ಮೃತರು ಪತ್ನಿ, ಪುತ್ರ, ಪುತ್ರಿ ಹಾಗೂ ಅಪಾರ ಬಂಧು ವರ್ಗ ಅಗಲಿದ್ದಾರೆ. ಇವರ ಅಂತ್ಯಕ್ರಿಯೆ ನಾಳೆ (ಮಂಗಳವಾರ) ಮಧ್ಯಾಹ್ನ 2 ಗಂಟೆಗೆ ಚಾಮುಂಡಿಬೆಟ್ಟ ತಪ್ಪಲಿನ ಅರಸು ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಶ್ರೀಮತಿ ಸುಶೀಲಮ್ಮ



ಮೈಸೂರಿನ ಶಾರದಾದೇವಿನಗರ ನಿವಾಸಿ ಶ್ರೀಮತಿ ಸುಶೀಲಮ್ಮ (94) ಅವರು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಇತ್ತೀಚೆಗೆ (ಅ.14) ನಿಧನರಾದರು. ಮೃತರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ವರ್ಗ ಅಗಲಿದ್ದಾರೆ. ಇವರ ಅಂತ್ಯಕ್ರಿಯೆ ಅ.15 ರಂದು ಚಾಮುಂಡಿಬೆಟ್ಟದ ತಪ್ಪಲಿನ ರುದ್ರಭೂಮಿಯಲ್ಲಿ ನೆರವೇರಿತು.

ಅಕ್ಟೋಬರ್ ಮಳೆಗೆ ಕೆಆರ್‌ಎಸ್ ಅಣೆಕಟ್ಟೆ ಭರ್ತಿ


50,000 ಕ್ಯೂಸೆಕ್ ನೀರು ಹೊರಕ್ಕೆ, ಉತ್ತರ ಗಾರ್ಡನ್ ಸಂಗೀತ ಕಾರಂಜಿ-ವಿದ್ಯುದ್ದೀಪಾಲಂಕಾರ ರದ್ದು

ಮೈಸೂರು,ಅ.17(ಆರ್‌ಕೆ)–ಮತ್ತೆ ಭಾರೀ ಮಳೆ ಸುರಿಯುತ್ತಿರುವುದರಿಂದ ಈಗ ಮತ್ತೊಮ್ಮೆ ಭರ್ತಿಯಾಗಿರುವ ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ (ಕೆಆರ್‌ಎಸ್) ಅಣೆಕಟ್ಟೆಯಿಂದ ಅಪಾರ ಪ್ರಮಾಣದ ನೀರನ್ನು ಹೊರಗೆ ಬಿಡಲಾಗುತ್ತಿದೆ.

ಇಂದು ಬೆಳಗ್ಗೆ ಜಲಾಶಯದಿಂದ 51,665 ರಿಂದ 54,311 ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ.

ಮಳೆ ಪ್ರಮಾಣ ಹೆಚ್ಚಾಗಿರುವುದರಿಂದ ವರ್ಷದೊಳಗೆ ಎರಡು ಬಾರಿ ಅಣೆಕಟ್ಟೆ ಗರಿಷ್ಠ ಮಟ್ಟ (124.80) ತಲುಪಿದೆ. ಇದರಿಂದಾಗಿ ಮಂಡ್ಯ, ಮೈಸೂರು ಹಾಗೂ ಬೆಂಗಳೂರು ನಗರಗಳಿಗೆ ಕುಡಿಯುವ ನೀರಿನ ಸಮಸ್ಯೆ ಉದ್ಭವವಾಗುವುದಿಲ್ಲ. ಅಷ್ಟೇ ಅಲ್ಲದೆ, ವ್ಯವಸಾಯಕ್ಕೂ ವರ್ಷ ಪೂರ್ತಿ ನೀರು ಪೂರೈಕೆ ಮಾಡಬಹುದಾಗಿದೆ.

ಕೇರಳ, ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿದ ಕಾರಣ 2021ರ ಅಕ್ಟೋಬರ್ 2ನೇ ವಾರದಲ್ಲಿ ಜಲಾಶಯ ಭರ್ತಿಯಾಗಿ ಹೆಚ್ಚುವರಿ ನೀರನ್ನು ಹೊರಬಿಡಲಾಗಿತ್ತು. ಸಾಮಾನ್ಯವಾಗಿ ಮಾನ್ಸೂನ್‌ನಲ್ಲಿ(ಜುಲೈ–ಆಗಸ್ಟ್) ಜಲಾಶಯದ ನೀರಿನ ಮಟ್ಟ 124.80 ಅಡಿ ತಲುಪುತ್ತಿತ್ತು.



ಕೆಆರ್‌ಎಸ್ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರನ್ನು ಹೊರಕ್ಕೆ ಬಿಡುತ್ತಿರುವುದು.

ಆದರೆ 2010ರಲ್ಲಿ ತಡವಾಗಿ ಅಕ್ಟೋಬರ್ ತಿಂಗಳಲ್ಲಿ ಅಣೆಕಟ್ಟೆ ಭರ್ತಿಯಾಗಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.

ಅದೇ ರೀತಿ 1983, 1984, 1985 ಹಾಗೂ 2010ರ ಅಕ್ಟೋಬರ್ ಮಾಹೆಯಲ್ಲಿ ಜಲಾಶಯದ ನೀರಿನ ಮಟ್ಟ 124.80 ಅಡಿ ತಲುಪಿತ್ತು ಎಂದು ಕಾವೇರಿ ನೀರಾವರಿ ನಿಗಮ ನಿಯಮಿತದ ಅಧಿಕಾರಿಗಳು ತಿಳಿಸಿದ್ದಾರೆ. ಇದೀಗ ಜಲಾಶಯದಿಂದ ನದಿಗೆ ಹೆಚ್ಚಿನ ಪ್ರಮಾಣದ ನೀರನ್ನು ಹರಿಯಬಿಡುತ್ತಿರುವುದರಿಂದ ದಕ್ಷಿಣ ಗಾರ್ಡನ್ ಮತ್ತು ಉತ್ತರ ಗಾರ್ಡನ್ ನಡುವಿನ ಸೇತುವೆ ಮುಳುಗಡೆಯಾಗಿರುವುದರಿಂದ ಸಂಪರ್ಕ ಕಡಿತವಾಗಿದೆ. ಅದರಿಂದಾಗಿ ಬೃಂದಾವನದ ಉತ್ತರ ಗಾರ್ಡನ್‌ನಲ್ಲಿ ಸಂಗೀತ ಕಾರಂಜಿ ಮತ್ತು ವಿದ್ಯುದ್ದೀಪಾಲಂಕಾರವನ್ನು ರದ್ದುಗೊಳಿಸಲಾಗಿದೆ. ದಕ್ಷಿಣ ಗಾರ್ಡನ್‌ನಲ್ಲಿ ಮಾತ್ರ ದೀಪಾಲಂಕಾರವಿದ್ದು, ನೀರು ಬಿಡುಗಡೆ ಮಾಡುತ್ತಿರುವ ಸ್ಥಳದಲ್ಲಿ ರಾತ್ರಿ ವೇಳೆ ದೀಪಾಲಂಕಾರವಿರುವ ಕಾರಣ ಭೋರ್ಗರೆಯುತ್ತಿರುವ ಕಾವೇರಿ ಜಲ ಸೌಂದರ್ಯ ರಮಣೀಯವಾಗಿದೆ.

ಕೆಲಸದ ದಿನಗಳಲ್ಲಿ ನಿತ್ಯ ರಾತ್ರಿ 1 ಗಂಟೆ ಸಂಗೀತ ಕಾರಂಜಿ ಮತ್ತು ವಿದ್ಯುದ್ದೀಪಾಲಂಕಾರವಿರುತ್ತದೆ. ಶನಿವಾರ, ಭಾನುವಾರ ಹಾಗೂ ರಜಾ ದಿನಗಳಲ್ಲಿ 2 ತಾಸು ಈ ವ್ಯವಸ್ಥೆ ಒದಗಿಸಲಾಗಿದೆ. ಆದರೆ 50,000 ಕ್ಯೂಸೆಕ್‌ಗಿಂತ ಹೆಚ್ಚು ನೀರನ್ನು ಹರಿಸುವ ವೇಳೆ ಸೇತುವೆ ಮುಳುಗಡೆಯಾಗುವುದರಿಂದ ಉತ್ತರ ಗಾರ್ಡನ್‌ನಲ್ಲಿ ಪ್ರವಾಸಿಗರಿಗೆ ಪ್ರವೇಶ ನಿಷೇಧಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೆಚ್ಚುವರಿ ನೀರನ್ನು ಕೆಆರ್‌ಎಸ್ ಜಲಾಶಯದಿಂದ ಹೊರಬಿಡುತ್ತಿರುವುದರಿಂದ ಈ ರುದ್ರ ರಮಣೀಯ ದೃಶ್ಯ ನೋಡಲು ನಿತ್ಯ ಸಾವಿರಾರು ಮಂದಿ ಪ್ರವಾಸಿಗರು ಕೆಆರ್‌ಎಸ್‌ಗೆ ಧಾವಿಸುತ್ತಿದ್ದು, ಈ ಪ್ರಾಕೃತಿಕ ನಯನ ಮನೋಹರ ದೃಶ್ಯವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ ಎಂದು ಸಿಎನ್‌ಎನ್ ಅಧಿಕಾರಿಗಳು ತಿಳಿಸಿದ್ದಾರೆ.

ಮೈಸೂರು–ಬೆಂಗಳೂರು ದಶಪಥ ಹೆದ್ದಾರಿಯ ಮಂಡ್ಯ, ಮದ್ದೂರು, ಶ್ರೀರಂಗಪಟ್ಟಣ ಬೈಪಾಸ್‌ಗಳು ಡಿಸೆಂಬರ್ ಒಳಗಾಗಿ ಸಂಚಾರಕ್ಕೆ ಮುಕ್ತ

ಮೈಸೂರು, ಅ. 17(ಆರ್‌ಕೆ)–ಮೈಸೂರು–ಬೆಂಗಳೂರು ನಡುವಿನ ದಶಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪ್ರಗತಿಯಲ್ಲಿದ್ದು, ಶ್ರೀರಂಗಪಟ್ಟಣ, ಮಂಡ್ಯ ಹಾಗೂ ಮದ್ದೂರು ನಗರಗಳ ಬೈಪಾಸ್ ರಸ್ತೆಯು ಡಿಸೆಂಬರ್ ಒಳಗೆ ಸಿದ್ಧವಾಗಲಿದೆ.

ಬೆಂಗಳೂರಿನಿಂದ ಮದ್ದೂರುವರೆಗೆ ಈಗಾಗಲೇ ಹೆದ್ದಾರಿ ಸಿದ್ಧವಾಗಿದ್ದು, ಸೇತುವೆ, ಅಂಡರ್‌ಪಾಸ್, ಓವರ್ ಬ್ರಿಡ್ಜ್‌ಗಳ ನಿರ್ಮಾಣ ಪೂರ್ಣಗೊಂಡಿದೆ. ಹಾಗಾಗಿ ಮದ್ದೂರು, ಮಂಡ್ಯ ಹಾಗೂ ಶ್ರೀರಂಗಪಟ್ಟಣಗಳ ಹೊರಗೆ ಬೈಪಾಸ್ ನಿರ್ಮಾಣ ಉಳಿದ ಕಾಮಗಾರಿ ವೇಗವಾಗಿ ನಡೆಯುತ್ತಿದ್ದು, ಇದೇ ಡಿಸೆಂಬರ್ ಮಾಹೆ ಅಂತ್ಯದೊಳಗೆ ಪೂರ್ಣಗೊಳಿಸಲಾಗುವುದು ಎಂದು ಭಾರತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿರ್ದೇಶಕ ಬಿ.ಟಿ.ಶ್ರೀಧರ್ ತಿಳಿಸಿದ್ದಾರೆ.

ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಆಗಿಂದಾಗ್ಗೆ ಮದ್ದೂರು ಬಳಿ ಕೆರೆಗಳು ಒಡೆದು ನೀರು ನುಗ್ಗಿದ ಕಾರಣ ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು. ಇದೀಗ ರಿಪೇರಿ ಮಾಡಲಾಗಿದ್ದು, ಮೈಸೂರು–ಬೆಂಗಳೂರು ನಡುವೆ ವಾಹನಗಳು ಸರಾಗವಾಗಿ ಓಡಾಡುತ್ತಿವೆ. ಕೆರೆ ಒಡೆದಿದ್ದರಿಂದ ಅಕ್ಟೋಬರ್ 15 ಮತ್ತು 16ರಂದು ಮದ್ದೂರು ಬಳಿ ಬದಲಿ ಮಾರ್ಗದಿಂದ ವಾಹನ ಸಂಚರಿಸುತ್ತಿದ್ದವು. ಆದರೆ ಈಗ ಸಂಚಾರ ಎಂದಿನಂತೆ ಸುಗಮವಾಗಿದೆ. ಮಳೆ ಹೆಚ್ಚಿನ ಪ್ರಮಾಣದಲ್ಲಿ ಸುರಿದಿದ್ದರಿಂದ ನೈಸರ್ಗಿಕ ವಿಪತ್ತಿನಿಂದ ಉಂಟಾದ ತೊಂದರೆಯನ್ನು ಸರಿಪಡಿಸಲಾಗಿದೆ ಎಂದು ಬಿ.ಟಿ.ಶ್ರೀಧರ್ ನುಡಿದರು.



ಫೈಲ್ ಚಿತ್ರ

> “ಕೆಲವು ಗ್ರಾಮಗಳ ಬಳಿ ರಸ್ತೆ ದಾಟಲು ಅಂಡರ್‌ಪಾಸ್ ಮಾಡಿಕೊಡಿ ಎಂದು ಗ್ರಾಮಸ್ಥರು, ಸ್ಥಳೀಯ ಜನಪ್ರತಿನಿಧಿಗಳು ಕೇಳುತ್ತಿರುವುದರಿಂದ ಹೆಚ್ಚುವರಿ ಕೆಲಸಕ್ಕೆ ಅನುಮೋದನೆ ಪಡೆಯಬೇಕಾಗಿರುವ ಕಾರಣ ಅಂತಹ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕಾಗಿದೆ. ಅವುಗಳನ್ನು ಹೊರತುಪಡಿಸಿದರೆ, ಮೈಸೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಕೆಲಸ ಬಹುಪಾಲು ಮುಗಿದಿದ್ದು, 2023ರ ಮಾರ್ಚ್ ವೇಳೆಗೆ ಶೇ.100ರಷ್ಟು ಕಾಮಗಾರಿ ಪೂರ್ಣಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು.
>
> –ಬಿ.ಟಿ.ಶ್ರೀಧರ್, ಹೆದ್ದಾರಿ ಪ್ರಾಧಿಕಾರದ ನಿರ್ದೇಶಕ

ಮಾದಕ ವಸ್ತು ಮಾರಾಟ: ಮೂವರು ವಿದ್ಯಾರ್ಥಿಗಳ ಸೆರೆ

ಮೈಸೂರು, ಅ.17(ಆರ್‌ಕೆ)– ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರು ವಿದ್ಯಾರ್ಥಿಗಳನ್ನು ಮೈಸೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಮೈಸೂರಿನ ಬೋಗಾದಿ ಬಳಿ ಎಸ್‌ಬಿಎಂ ಬಡಾವಣೆ 'ಎ' ಬ್ಲಾಕ್ ಮನೆಯೊಂದರ ನಿವಾಸಿಗಳಾದ ಪ್ರತಿಷ್ಠಿತ ಕಾಲೇಜೊಂದರ ವಿಷ್ಣು, ಧರ್ಮರಾಜು ಹಾಗೂ ರಾಹುಲ್ ಬಂಧಿತ ವಿದ್ಯಾರ್ಥಿಗಳಾಗಿದ್ದು, ಅವರಿಂದ 1,20,000 ರೂ. ಮೌಲ್ಯದ 24 ಗ್ರಾಂ ಮಾದಕ ವಸ್ತು ಎಂಡಿಎಂಎ, 2 ದ್ವಿಚಕ್ರ ವಾಹನ, 2 ಲ್ಯಾಪ್‌ಟಾಪ್ ಹಾಗೂ 5 ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರಲ್ಲಿ ವಾಸಿಸುವ ಕೇರಳ ಮೂಲದ ವ್ಯಕ್ತಿಗಳಿಂದ ಕಡಿಮೆ ಬೆಲೆಗೆ ಮಾದಕ ವಸ್ತು ಖರೀದಿಸಿ, ತಂದು ಮೈಸೂರಿನ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರೆಂಬುದು ಬಂಧಿತ ಆರೋಪಿಗಳಿಂದ ತಿಳಿದು ಬಂದಿದೆ. ಡಿಸಿಪಿ ಎಂ.ಎಸ್.ಗೀತಾ ಪ್ರಸನ್ನ ಮಾರ್ಗದರ್ಶನ ಹಾಗೂ ಸಿಸಿಬಿ ಎಸಿಪಿ ಸಿ.ಕೆ. ಅಶ್ವಥನಾರಾಯಣ ನೇತೃತ್ವದಲ್ಲಿ ಅ.15ರಂದು ಮಧ್ಯರಾತ್ರಿ ನಡೆದ ದಾಳಿಯಲ್ಲಿ ಇನ್ಸ್‌ಪೆಕ್ಟರ್‌ಗಳಾದ ಜಿ. ಶೇಖರ್, ಜಯಕುಮಾರ್, ಸಿಬ್ಬಂದಿಗಳಾದ ಸಲೀಂ ಖಾನ್, ಪಿ.ಎನ್. ಲಕ್ಷ್ಮೀಕಾಂತ, ಟಿ. ಪ್ರಕಾಶ್ ಹಾಗೂ ಇತರರು ಪಾಲ್ಗೊಂಡಿದ್ದರು.

ಜೆಡಿಎಸ್‌ಗೆ ನೇಮಕ



ಬೋರೇಗೌಡ

ಮೈಸೂರು, ಅ.17– ಜಾತ್ಯತೀತ ಜನತಾದಳದ ಮೈಸೂರು ನಗರ ಹಿರಿಯ ಉಪಾಧ್ಯಕ್ಷರನ್ನಾಗಿ ಬೋರೇಗೌಡ (ಫಾಲ್ಕನ್) ಅವರನ್ನು ನಗರಾಧ್ಯಕ್ಷ ಕೆ.ಟಿ.ಚೆಲುವೇಗೌಡ ನೇಮಕ ಮಾಡಿದ್ದಾರೆ. ತಾವು ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ, ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕೆಂದು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

ಬ್ಲಾಕ್ ಅಧ್ಯಕ್ಷರ ವಜಾ: ಮೈಸೂರು ನರಸಿಂಹರಾಜ ಕ್ಷೇತ್ರದ ಅಬ್ದುಲ್ ನಜೀರ್‌ಸಾಬ್ ಬ್ಲಾಕ್ ಅಧ್ಯಕ್ಷರಾಗಿದ್ದ ಸಹಿದ್ ತಬ್ರೀಜ್ ಅವರನ್ನು ಅವರ ಸ್ಥಾನದಿಂದ ವಜಾಗೊಳಿಸಲಾಗಿದೆ.

ಬಿಜೆಪಿ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ವಿರುದ್ಧ

ಕಾಂಗ್ರೆಸ್ ದಲಿತ ಮುಖಂಡರ ಟೀಕೆಗೆ ಬಿಜೆಪಿ ಎಸ್‌ಸಿ ಮೋರ್ಚಾ ಖಂಡನೆ

ಮೈಸೂರು,ಅ.17(ಪಿಎಂ)– ಕಾಂಗ್ರೆಸ್‌ನ ದಲಿತ ಮತ್ತು ಹಿಂದುಳಿದ ಸಮುದಾಯದ ಮುಖಂಡರು, ಬಿಜೆಪಿ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ವಿರುದ್ಧ ನಡೆಸಿದ ಟೀಕಾಪ್ರಹಾರವನ್ನು ಬಿಜೆಪಿ ಎಸ್‌ಸಿ ಮೋರ್ಚಾ ಖಂಡಿಸಿದೆ.



ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಸ್‌ಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಎಂ.ಎಸ್.ಪರಮಾನಂದ, ನಾರಾಯಣಸ್ವಾಮಿ ಅವರ ಪಕ್ಷ ನಿಷ್ಠೆ ಗಮನಿಸಿ ಪಕ್ಷ ಅವರಿಗೆ ಎಸ್‌ಸಿ ಮೋರ್ಚಾದ ರಾಜ್ಯಾಧ್ಯಕ್ಷ ಸ್ಥಾನ ನೀಡಿದೆ. ನಮ್ಮ ಪಕ್ಷದ ನಾಯಕರ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯನವರು ಹಗುರವಾಗಿ ಮಾತನಾಡಿರುವ ಸಂಬಂಧ ನಾರಾಯಣಸ್ವಾಮಿ ಪ್ರತಿಕ್ರಿಯಿಸಿ, ಖಂಡಿಸಿದ್ದಾರೆ. ಆದರೆ ಕಾಂಗ್ರೆಸ್‌ನ ದಲಿತ ಮುಖಂಡರು ನಾರಾಯಣಸ್ವಾಮಿಯವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದು, ಇದು ಖಂಡನೀಯ ಎಂದು ಕಿಡಿಕಾರಿದರು.

ಕಳೆದೆರಡು ದಿನಗಳಿಂದ ನಾರಾಯಣಸ್ವಾಮಿಯವರ ವಿರುದ್ಧ ಇವರು ಹರಿಹಾಯುತ್ತಿದ್ದಾರೆ. ಸಿದ್ದರಾಮಯ್ಯನವರು ಪ್ರಧಾನಿ ನರೇಂದ್ರಮೋದಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಬಗ್ಗೆ ಹಗುರವಾಗಿ ಮಾತನಾಡಿದ್ದರು. ಈ ಕಾರಣಕ್ಕಾಗಿ ನಾರಾಯಣಸ್ವಾಮಿಯವರು ಪಕ್ಷದ ವಕ್ತಾರರಾಗಿ ಪ್ರತ್ಯುತ್ತರ ನೀಡಿದ್ದರು. ಅದಕ್ಕೆ ಪ್ರತಿಯಾಗಿ ಮೈಸೂರು ಭಾಗದಲ್ಲಿ ಒಂದಷ್ಟು ಮುಖಂಡರು ನಾರಾಯಣಸ್ವಾಮಿಯವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದಲಿತ ಸಮುದಾಯ ಇಂದು ಜಾಗೃತವಾಗಿದ್ದು, ದಲಿತರಿಗೆ ಕಾಂಗ್ರೆಸ್‌ನಲ್ಲಿ ಉಳಿಗಾಲವಿಲ್ಲ ಎಂಬುದು ಸಮುದಾಯಕ್ಕೆ ಸ್ಪಷ್ಟವಾಗಿದೆ. ಸಿದ್ದರಾಮಯ್ಯನವರು, ಮಲ್ಲಿಕಾರ್ಜುನ ಖರ್ಗೆಯವರು ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಿದರು. ಕುತಂತ್ರದಿಂದ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದ ಡಾ.ಜಿ.ಪರಮೇಶ್ವರ್ ಅವರನ್ನು ಸೋಲುವಂತೆ ಮಾಡಿದರು ಎಂದು ದೂರಿದರು.

ಸಿದ್ದರಾಮಯ್ಯನವರ ಬಗ್ಗೆ ಅವಹೇಳನಕಾರಿಯಾಗಿ ನಾರಾಯಣಸ್ವಾಮಿ ಮಾತನಾಡಿಲ್ಲ. ದಲಿತರನ್ನು ಅವಕಾಶ ವಂಚಿತರಾಗಿ ಮಾಡಿದರು ಎಂಬುದು ಅವರ ಮಾತಿನ ಅರ್ಥವಾಗಿದೆ. ನಮ್ಮ ಸರ್ಕಾರ ದಲಿತರ ಶ್ರೇಯೋಭಿವೃದ್ಧಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿದೆ. ದಲಿತ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ಬಿಡುಗಡೆ ಸಂಬಂಧ ಶೀಘ್ರದಲ್ಲಿ ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರು ಮೈಸೂರಿಗೂ ಭೇಟಿ ನೀಡಿ ಎಲ್ಲವನ್ನೂ ಪರಿಹರಿಸಲಿದ್ದಾರೆ ಎಂದು ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು. ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸದಸ್ಯ ಮಹೇಶ್‌ಕುಮಾರ್, ಜಿಲ್ಲಾಧ್ಯಕ್ಷ ಸಿ.ಎಂ.ಮಹದೇವಯ್ಯ, ಪದಾಧಿಕಾರಿಗಳಾದ ಈಶ್ವರ್, ಕೃಷ್ಣಮೂರ್ತಿ, ಮಂಜುನಾಥ್ ಮತ್ತಿತರರು ಗೋಷ್ಠಿಯಲ್ಲಿದ್ದರು.

ಮೈಸೂರು ಹಾಗೂ ಸುತ್ತಮುತ್ತ ಇಂದು...



ಇಂದಿನ ಪಂಚಾಂಗ

18.10.2022 ಮಂಗಳವಾರ, ಮಳೆ ನಕ್ಷತ್ರ: ಚಿತ್ತ 11.10.2022 ರಿಂದ 23.10.2022
ಶ್ರೀ ಶುಭಕೃತು ನಾಮ ಸಂವತ್ಸರ, ದಕ್ಷಿಣಾಯನ, ಶರದ್ ಋತು, ಆಶ್ವಯುಜ ಮಾಸ, ಕೃಷ್ಣ ಪಕ್ಷ,
ತಿಥಿ: ಅಷ್ಟಮಿ, ನಕ್ಷತ್ರ : ಪುಷ್ಯ, ರಾಹುಕಾಲ: ಮಧ್ಯಾಹ್ನ 3 ರಿಂದ 4.30ರವರೆಗೆ

■ **ರಾಮ್‌ಸನ್ಸ್ ಕಲಾ ಪ್ರತಿಷ್ಠಾನ:** ಬೊಂಬೆ ಮನೆ, ದಸರೆಯ ಬೊಂಬೆ ಪ್ರದರ್ಶನ. ಸ್ಥಳ: ರಾಮ್‌ಸನ್ಸ್ ಬೊಂಬೆ ಮನೆ, ನಜರ್‌ಬಾದ್ ಮುಖ್ಯ ರಸ್ತೆ. ಬೆಳಗ್ಗೆ 10 ರಿಂದ.

■ **ಗೊಂಬೆಗಳ ಪ್ರದರ್ಶನ:** ಕೆ.ಎಸ್.ರಾಘವೇಂದ್ರ ಅವರು ಕೈಯಿಂದ ಮಾಡಿರುವ 170 ಬೊಂಬೆಗಳ ಪ್ರದರ್ಶನ. ಸ್ಥಳ: ಇಂಚರ ಕಲಾ ಕ್ಷೇತ್ರ, ವಿಜಯನಗರ. ಬೆಳಗ್ಗೆ 10 ಗಂಟೆಯಿಂದ.

■ **ಶ್ರೀ ಗಂಗಾ ಚಾರಿಟಬಲ್ ಟ್ರಸ್ಟ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ :** ಮಹಿಳೆಯರಿಗೆ ಒಂದು ದಿನದ ಅಡಿಕೆ ತಟ್ಟೆ ಹಾಗೂ ಸುಗಂಧಿತ ಮೇಣದ ಬತ್ತಿ ವಿನ್ಯಾಸದ ಉಚಿತ ತರಬೇತಿ, ಅಧ್ಯಕ್ಷತೆ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಬಿ. ಬಸವರಾಜು, ಅತಿಥಿಗಳು : ತರಬೇತಿ ಹಾಗೂ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಕೆ. ನಾರಾಯಣಮೂರ್ತಿ, ಎಸ್‌ಬಿಐ ಸಹಾಯಕ ಮಹಾ ವ್ಯವಸ್ಥಾಪಕ ಪಿ.ವಿ.ಎಸ್. ರಂಗನಾಥ್, ಜಿಲ್ಲಾ ಆಯುಷ್ ಅಧಿಕಾರಿ ಡಾ. ಪುಷ್ಪ, ಕೌಶಲ್ಯಾಭಿವೃದ್ಧಿ ಸಹಾಯಕ ನಿರ್ದೇಶಕ ಸಿ.ಎಸ್. ಸುದರ್ಶನ್, ನಬಾರ್ಡ್ ಜಿಲ್ಲಾ ಅಭಿವೃದ್ಧಿ ನಿರ್ವಾಹಕ ಶಾಂತವೀರ್, ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಾಯಕ ನಿರ್ದೇಶಕ ಕೆ. ಸೋಮಶೇಖರ್, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸಹಾಯಕ ನಿರ್ದೇಶಕರಾದ ಡಿ.ಎಂ. ರಾಣಿ, ಸ್ಥಳ: ನಂ. 123/ಎ, 2ನೇ ಮಹಡಿ, ದಿವಾನ್ಸ್ ರಸ್ತೆ, ದೇವರಾಜ ಮೊಹಲ್ಲಾ, ಬೆಳಗ್ಗೆ 10 ರಿಂದ.

■ **ಕರ್ನಾಟಕ ರಾಜ್ಯ ರೈತ ಕಲ್ಯಾಣ ಸಂಘ :** ಇ–ಕಾಮರ್ಸ್ ವೆಬ್‌ಸೈಟ್ ಮತ್ತು ಕೃಷಿ ಯಶಸ್ವಿನಿ ಕಾರ್ಡ್ ಬಿಡುಗಡೆ ಸಮಾರಂಭ, ಉಪಸ್ಥಿತರು : ಸಂಘದ ರಾಜ್ಯಾಧ್ಯಕ್ಷ ಚಂದನಗೌಡ, ಸ್ಥಳ: ರೋಟರಿ ಶಾಲೆ, ಮುಡಾ ಎದುರು, ಜೆಎಲ್‌ಬಿ ರಸ್ತೆ, ಬೆಳಗ್ಗೆ 10ಕ್ಕೆ.

■ **ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ:** ಮಧುಮೇಹ ತೊಂದರೆಗೆ ಚಿಕಿತ್ಸಾ ಶಿಬಿರ. ಸ್ಥಳ: ಆಸ್ಪತ್ರೆ ಆವರಣ, ಲಲಿತಾದ್ರಿ ರಸ್ತೆ, ಆಲನಹಳ್ಳಿ. ಬೆಳಗ್ಗೆಯಿಂದ.

■ **ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ :** ಬಿಗ್ ಟೆಕ್ ಶೋ, ಉಪಸ್ಥಿತರು : ಮಿಷನ್ ಸಿಇಓ ಸಂಜೀವ್ ಗುಪ್ತಾ, ಎಕ್ಸೆಲ್‌ಸಾಫ್ಟ್ ಟೆಕ್ನಾಲಜೀಸ್ ಸಿಇಓ ಸುಧನ್ವ ಧನಂಜಯ, ಅಕ್ಷಯ ಡಿಸೈನ್ ಸೆಲ್ಯೂಷನ್ಸ್ ಸ್ಥಾಪಕ ಡಾ. ಮಹೇಶ್‌ರಾವ್, ಗ್ರೂಪ್ ಕ್ಯಾಪ್ಟನ್ ಆನಂದ ನಾಯ್ಡು, ರವಿಶಂಕರ್, ಸ್ಥಳ: ಸದರನ್ ಸ್ಟಾರ್, ಮಧ್ಯಾಹ್ನ 12ಕ್ಕೆ.

■ **ಸಂವಹನ : ಪ್ರಕಾಶಕರು, ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಕಲಾಕೂಟ** : ಡಾ. ಡಿ.ಎ. ಶಂಕರ್ ಅವರ ಮಾಗರ್ಘ, ಶರಣರ ಸುತ್ತ ಮತ್ತು ಅಜ್ಜ ಪ್ರತ್ಯಕ್ಷ ಕೃತಿಗಳ ಬಿಡುಗಡೆ ಸಮಾರಂಭ, ಸಾನ್ನಿಧ್ಯ : ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಕೃತಿಗಳ ಲೋಕಾರ್ಪಣೆ : ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ. ಬಿ.ವಿ. ವಸಂತಕುಮಾರ್, ಕೃತಿಗಳನ್ನು ಕುರಿತು ಮಾತನಾಡುವವರು: ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ವಿಶ್ರಾಂತ ನಿರ್ದೇಶಕ ಡಾ. ಎನ್.ಎಂ. ತಳವಾರ್, ಅಧ್ಯಕ್ಷತೆ : ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್, ಉಪಸ್ಥಿತರು : ಸಾಹಿತಿ ಡಾ. ಡಿ.ಎ. ಶಂಕರ್, ಕನ್ನಡಸಾಹಿತ್ಯ ಕಲಾಕೂಟದ ಅಧ್ಯಕ್ಷ ಎಂ. ಚಂದ್ರಶೇಖರ್, ಪ್ರಕಾಶಕ ಡಿ.ಎನ್. ಲೋಕಪ್ಪ, ಸ್ಥಳ: ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಭವನ, ಜೆಎಸ್‌ಎಸ್ ಆಸ್ಪತ್ರೆ ಆವರಣ, ಸಂಜೆ 6ಕ್ಕೆ.

■ **ನೃತ್ಯಗಿರಿ (ಪ್ರದರ್ಶನ ಕಲೆಗಳ ಸಂಶೋಧನಾ ಕೇಂದ್ರ, ಮೈಸೂರು):** ನೃತ್ಯ ಸಪ್ತಾಹ, ಬೆಳ್ಳಿಹಬ್ಬದ ಸಂಭ್ರಮ, ಗುರುವಂದನಾ ಕಾರ್ಯಕ್ರಮ, ಕುಮಾರಿ ಮಹಿಮಾ ಭಾಸ್ಕರ್ ಅವರಿಂದ ಗುರುವಂದನಾ ಕಾರ್ಯಕ್ರಮ, ಅಧ್ಯಕ್ಷತೆ : ಗಾನಭಾರತೀಯ ಉಪಾಧ್ಯಕ್ಷ ಹೆಚ್.ಆರ್. ಸುಂದರೇಶನ್, ಮುಖ್ಯ ಅತಿಥಿಗಳು : ಸಂಸ್ಕಾರ ಭಾರತೀ ಮಹಾಪೋಷಕರಾದ ವಿದುಷಿ ಪದ್ಮ ಅನಂತ್, ಸ್ಥಳ: ವೀಣೆಶೇಷಣ್ಣ ಭವನ, ಗಾನ ಭಾರತಿ, ಆದಿಚುಂಚನಗಿರಿ ರಸ್ತೆ, ಕುವೆಂಪುನಗರ. ಸಂಜೆ 6 ಗಂಟೆಯಿಂದ.

ಮೈಸೂರು ಆಕಾಶವಾಣಿ



ಬೆಳಗ್ಗೆ: 6.05 ಚಿಂತನ, 6.20 ಗೀತಾರಾಧನ, 6.35 ಶ್ರದ್ಧೆಯ ಶಿಲ್ಪ– ಮೈಸೂರು ಸುತ್ತಲಿನ ದೇಗುಲಗಳ ಪರಿಚಯ, ಪ್ರಸ್ತುತಿ– ಡಾ. ಟಿ.ಎಸ್. ಗೋಪಾಲ್, 6.40 ಅರಿವಿನ ಶಿಖರ– ಸರ್ವಜ್ಞನ ತ್ರಿಪದಿಗಳನ್ನಾಧರಿಸಿದ ಕಾರ್ಯಕ್ರಮ ಸರಣಿ, ಗಾಯನ– ಎಂ.ಡಿ. ಸುಮತಿ ಮುರಾರಿ, ಸಿ.ವಿಶ್ವನಾಥ್, ವ್ಯಾಖ್ಯಾನ– ಮೊರಬದ ಮಲ್ಲಿಕಾರ್ಜುನ, 6.50 ರೈತರಿಗೆ ಸಲಹೆ, 7.15 ಕಾದಂಬರಿ ವಿಹಾರ–ದೂರ ಸರಿದರು ಕಾದಂಬರಿಯ ಪ್ರಸ್ತುತಿ– ಉಮೇಶ್.ಎಸ್., 9.00 ವೃತ್ತಿ ಮಾರ್ಗದರ್ಶನ– ಅನಿಮೇಶನ್ ಮತ್ತು ಮಲ್ಟಿ ಮೀಡಿಯಾ ವಿಷಯದಲ್ಲಿ ಇರುವ ಅಧ್ಯಯನ ಮತ್ತು ವೃತ್ತಿಪರ ಅವಕಾಶಗಳು ಕುರಿತು ಚಾಂದಿನಿ ಎಸ್ ಅವರೊಡನೆ ಸಂದರ್ಶನ, 10.00 ಗಾನರಸೋತ್ತುಂಗ ಶ್ರೀ ಶ್ಯಾಮಶಾಸ್ತ್ರಿಗಳ ರಚನೆಗಳನ್ನಾಧರಿಸಿದ ಕಾರ್ಯಕ್ರಮ ಸರಣಿ, ಸಾಹಿತ್ಯ ಮತ್ತು ನಿರೂಪಣೆ– ಪ್ರೊ. ಆರ್.ವಿಶ್ವೇಶ್ವರನ್, ನಿರ್ಮಾಣ–ಗೀತಾ ರಮಾನಂದ್

ಮಧ್ಯಾಹ್ನ: 12.05ವನಿತಾವಿಹಾರ, 12.30 ದೇವರನಾಮ–ಎಂ.ಡಿ. ಪಲ್ಲವಿ, ಶಂಕರ್ ಶ್ಯಾನುಭಾಗ್, 12.45 ಕೇಳಿ ಕಲಿಯುವುದು ಅಂದರೆ–ವೇಣೂಜಿ ಅವರೊಂದಿಗೆ ಸಂದರ್ಶನ, ಸಂದರ್ಶಕರು– ದಿವಾಕರ ಹೆಗಡೆ, 1.20 ಭಾವಗೀತೆಗಳು–ಎನ್. ಜ್ಯೋತಿ, 3.00 ಆರ್.ಕೆ. ರಾಘವನ್– ವೀಣಾವಾದನ, 4.00 ಕಥಾ ಕಾಲಕ್ಷೇಪ "ಕಿರಾತಾರ್ಜುನ"–ವಿದ್ವಾನ್ ಆರ್.ಗುರುರಾಜುಲು ನಾಯ್ಡು, 6.50 ಕೃಷಿರಂಗ– ಕಿಸಾನ್‌ವಾಣಿ– ಪಶುಗಳಲ್ಲಿ ಕಾಲುಬಾಯಿ ರೋಗ ಹಾಗೂ ನಿರ್ವಹಣೆ ಕುರಿತು ಡಾ.ಎನ್.ಸಂತೋಷ್ ಗೌಡ ಅವರೊಡನೆ ಸಂದರ್ಶನ, 10.00 ಕಾವ್ಯವಾಚನ, ವಾಚನ– ಹೆಚ್. ಯಜ್ಞೇಶ್, ವ್ಯಾಖ್ಯಾನ– ಸರ್ಪಂಗಳ ಈಶ್ವರಭಟ್, 10.30 ಸವಿನೆನಪು

ಮೈಸೂರು ಮಿತ್ರ

ಶ್ರೀ ಕಾವೇರಿ ಕೊಡವ ಒಕ್ಕೂಟದ ವಾರ್ಷಿಕ ಮಹಾಸಭೆ



ಮೈಸೂರು,ಅ.17–ಮೈಸೂರಿನ ಎನ್.ಆರ್.ಮೊಹಲ್ಲಾದಲ್ಲಿರುವ ಶ್ರೀ ಕಾವೇರಿ ಕೊಡವ ಒಕ್ಕೂಟದ 22ನೇ ವಾರ್ಷಿಕ ಮಹಾಸಭೆಯು ಜಯಲಕ್ಷ್ಮಿಪುರಂನಲ್ಲಿರುವ ಕೊಡವ ಸಹಕಾರ ಸಂಘದಲ್ಲಿ ಅ.9ರಂದು ನಡೆಯಿತು. ಒಕ್ಕೂಟದ ಅಧ್ಯಕ್ಷ ಮಲ್ಲೇಂಗಡ ಪೆಮ್ಮಯ್ಯ, ಕಾರ್ಯದರ್ಶಿ ಕೊಡಿರ ನಾಣಯ್ಯ ಹಾಗೂ ಸಮಿತಿ ಸದಸ್ಯರು ಕಾರ್ಯಕ್ರಮ ಉದ್ಘಾಟಿಸಿ, ಸಭೆಯನ್ನುದ್ದೇಶಿಸಿ ಮಾತನಾಡಿದರು. ಮಾಜಿ ಯೋಧ ಚತ್ರಂಡ ಅಯ್ಯಪ್ಪ ಒಕ್ಕೂಟದ ಸದಸ್ಯರಿಗೆ ಆಯೋಜಿಸಿದ್ದ ಕ್ರೀಡಾ ಚಟುವಟಿಕೆಗಳನ್ನು ಉದ್ಘಾಟಿಸಿದರು. ಹಾಡು, ನೃತ್ಯ ಮತ್ತು ನಾಟಕಗಳನ್ನು ಒಳಗೊಂಡ ನಾನಾ ಸಾಂಸ್ಕೃತಿಕ ಕಾರ್ಯಕ್ರಮ ಸಭಿಕರನ್ನು ರಂಜಿಸಿತು. ಇದೇ ವೇಳೆ ಪ್ರತಿಭಾನ್ವಿತ ವಿದ್ಯಾರ್ಥಿಗಳು, ಹಿರಿಯ ನಾಗರಿಕ, ಪೊಯ್ಯಟ್ಟೀರಾ ಪೂವಯ್ಯ ಅವರನ್ನು ಸನ್ಮಾನಿಸಲಾಯಿತು.

ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಮೈಸೂರಲ್ಲಿ ಕಟ್ಟಡ ಕಾರ್ಮಿಕರ ಪ್ರತಿಭಟನೆ



ಮೈಸೂರು,ಅ.17(ಪಿಎಂ)– ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಕೊಳಚೆ ನಿರ್ಮೂಲನ ಮಂಡಳಿಗೆ 433 ಕೋಟಿ ರೂ. ಮಂಜೂರು ಮಾಡುವುದನ್ನು ಕೈಬಿಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ (ಎಐಟಿಯುಸಿ) ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಮೈಸೂರು ಡಿಸಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಈಗಾಗಲೇ ವಸತಿ ಯೋಜನೆಯಡಿಯಲ್ಲಿ ಮನೆ ನಿರ್ಮಾಣಕ್ಕೆ ಸಹಾಯಧನಬೇಕೆಂದು ಅರ್ಜಿ ಸಲ್ಲಿಸಿರುವ ಕಾರ್ಮಿಕರು ಮನೆ ನಿರ್ಮಿಸಲು ನಿಯಮಾನುಸಾರ 2 ಲಕ್ಷ ರೂ. ಹಣವನ್ನು ಅವರಿಗೆ ನೇರವಾಗಿ ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.

ಕೋವಿಡ್ ಸಂದರ್ಭದಲ್ಲಿ ಕಲ್ಯಾಣ ಮಂಡಳಿಯ ಹಣದಲ್ಲಿ ಆಹಾರ ಕಿಟ್, ಬೂಸ್ಟರ್ ಕಿಟ್ ಹಾಗೂ ಸಲಕರಣೆ ಕಿಟ್‌ಗಳನ್ನು ಕಾರ್ಮಿಕರಿಗೆ ನೀಡಲಾಗಿದೆ. ಇವು ಕಳಪೆಯಾಗಿದ್ದು, ನೂರಾರು ಕೋಟಿ ಅವ್ಯವಹಾರ ನಡೆಸಲಾಗಿದೆ. ಇದನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದರು. ಮಂಡಳಿಯಿಂದ ಈಗ ಜಾರಿಯಲ್ಲಿರುವ ಸಿಜಿಹೆಚ್ ಆಧಾರಿತ ವೈದ್ಯಕೀಯ ಮರುಪಾವತಿ ಯೋಜನೆ ರದ್ದುಪಡಿಸಿ, ಎಲ್ಲಾ ನೋಂದಾಯಿತ ಕಟ್ಟಡ ಕಾರ್ಮಿಕರು ಹಾಗೂ ಕುಟುಂಬದವರಿಗೆ ರಾಜ್ಯ ಸರ್ಕಾರದ ಆರೋಗ್ಯ ಸಂಜೀವಿನಿ–2021 ಅನ್ನು ನಗದುರಹಿತ ಸೇವೆಯಾಗಿ ಜಾರಿಗೊಳಿಸಬೇಕು ಅಥವಾ ಇಎಸ್‌ಐ ನಗದುರಹಿತ ಸೇವೆಯನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು. ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಜಿ.ಸೋಮರಾಜೇ ಅರಸ್, ಜಿಲ್ಲಾ ಉಪಾಧ್ಯಕ್ಷ ಶಿವಣ್ಣ, ಜಿಲ್ಲಾ ಕಾರ್ಯದರ್ಶಿ ಮಜಾಹಿದ್ ಪಾಷಾ, ಮುಖಂಡರಾದ ಶಿವರಾಮು, ಹೊನ್ನೇಶ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.



ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿಗೆ 2021–2022ನೇ ಸಾಲಿನ ಸಹಕಾರ ಶಿಕ್ಷಣನಿಧಿಯ ಚೆಕ್ ಅನ್ನು ಬ್ಯಾಂಕ್ ಅಧ್ಯಕ್ಷ ಸಿ.ರೇವಣ್ಣ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ– ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರಾಂಶುಪಾಲ ಚಂದ್ರಶೇಖರ್ ಅವರಿಗೆ ಹಸ್ತಾಂತರಿಸಿದರು. ಈ ವೇಳೆ ಉಪಾಧ್ಯಕ್ಷರಾದ ಜೆ.ಯೋಗೇಶ್ ನಿರ್ದೇಶಕರಾದ ಆರ್.ರವಿಕುಮಾರ್(ರಾಜಕೀಯ), ಪಡುವಾರಹಳ್ಳಿ ಎಂ.ರಾಮಕೃಷ್ಣ, ಎಸ್.ಸೋಮಣ್ಣ, ಎಸ್‌ಬಿಎಂ ಮಂಜು, ಪಿ.ಸವಿತಾ, ಪಿ.ರಾಜೇಶ್ವರಿ, ಹೆಚ್.ಹರೀಶ್‌ಕುಮಾರ್, ಕೆ.ಉಮಾಶಂಕರ್, ಸಿಇಓ ಹರ್ಷಿತ್‌ಗೌಡ, ಮಹದೇವಪ್ಪ ಉಪಸ್ಥಿತರಿದ್ದರು

ಅರ್ಹರಲ್ಲದವರು ಕಾರ್ಮಿಕ ಕಾರ್ಡ್ ಪಡೆದರೆ ಕ್ರಿಮಿನಲ್ ಮೊಕದ್ದಮೆ



ಹಾವೇರಿ: ಅರ್ಹರಲ್ಲದವರು ಕಾರ್ಮಿಕರ ಕಾರ್ಡ್ ಪಡೆದ ಪ್ರಕರಣಗಳು ಕಂಡುಬಂದಲ್ಲಿ ಕಾರ್ಮಿಕರ ಸಂಘಟನೆಗಳು ಇಲಾಖೆಗೆ ಮಾಹಿತಿ ನೀಡಬೇಕು. ಈಗಾಗಲೇ ಅನರ್ಹರನ್ನು ಪತ್ತೆ ಹಚ್ಚಲು ತಂಡ ರಚಿಸಲಾಗಿದೆ. ಇಂತಹ ಪ್ರಕರಣಗಳು ಪತ್ತೆಯಾದರೆ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಸೂಕ್ತಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು. ರಾಣೇಬೆನ್ನೂರಲ್ಲಿ ಮಾತನಾಡಿದ ಅವರು, ರಾಜ್ಯದ 35 ಕಾರ್ಮಿಕರ ಮಕ್ಕಳಿಗೆ 35 ಲಕ್ಷ ವೆಚ್ಚದಲ್ಲಿ ಪೈಲೆಟ್ ತರಬೇತಿ ನೀಡಲಾಗುವುದು. ರಾಜ್ಯದ ಕಾರ್ಮಿಕ ಇಲಾಖೆ ಕ್ರಾಂತಿಕಾರಿ ಬದಲಾವಣೆ ತಂದಿದೆ. 2 ವರ್ಷಗಳಲ್ಲಿ ರಾಜ್ಯದ ಕಾರ್ಮಿಕರ ಮಕ್ಕಳಿಗೆ 845 ಕೋಟಿ ವಿದ್ಯಾರ್ಥಿವೇತನ ಪಾವತಿಸಲಾಗಿದೆ. 500 ಕಾರ್ಮಿಕರ ಮಕ್ಕಳನ್ನು ಕೆಎಎಸ್, 250 ಕಾರ್ಮಿಕರ ಮಕ್ಕಳನ್ನು ಐಎಎಸ್ ತರಬೇತಿಗೆ ನಿಯೋಜಿಸಲಾಗಿದೆ ಎಂದರು.



ಖ್ಯಾತ ಸಿತಾರ್ ವಾದಕ ರಾಜೀವ್ ತಾರಾನಾಥ್ ಅವರ 91ನೇ ಹುಟ್ಟುಹಬ್ಬದ ಪ್ರಯುಕ್ತ ಕದಂಬ ರಂಗ ವೇದಿಕೆ ವತಿಯಿಂದ ಸನ್ಮಾನಿಸಲಾಯಿತು. ಈ ವೇಳೆ ರಾಜಶೇಖರ ಕದಂಬ, ರಾಮಣ್ಣ, ಅಶ್ವಥ್ ಕದಂಬ ಚಿತ್ರದಲ್ಲಿದ್ದಾರೆ.

ರೈತರ ಖಾತೆಗಳಿಗೆ ಹಣ ಜಮೆ

ಬೆಂಗಳೂರು: ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ ರಾಜ್ಯದ 50 ಲಕ್ಷಕ್ಕೂ ಹೆಚ್ಚು ರೈತರ ಬ್ಯಾಂಕ್ ಖಾತೆಗಳಿಗೆ ಹಣ ಜಮೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ವಾರ್ಷಿಕ ರೂ. 6000 ಸಹಾಯಧನವನ್ನು ಮೂರು ಕಂತುಗಳಲ್ಲಿ ನೀಡಲಾಗುತ್ತದೆ. 12ನೇ ಕಂತಿನ ಮೊತ್ತವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಬಿಡುಗಡೆ ಮಾಡಿದ್ದು, ರಾಜ್ಯದ 50.36 ಲಕ್ಷ ರೈತರಿಗೆ 1007.26 ಕೋಟಿ ರೂ. ವರ್ಗಾವಣೆಯಾಗಿದೆ ಎಂದು ಸಿಎಂ ಬೊಮ್ಮಾಯಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ತಾವು ನೆಲೆಸಿರುವ ಜಾಗದ ಹಕ್ಕುಪತ್ರಕ್ಕೆ ಆಗ್ರಹಿಸಿ

ಏಕಲವ್ಯನಗರ ನಿವಾಸಿಗಳ ಪ್ರತಿಭಟನೆ ಮುಂದುವರಿಕೆ

ಮೈಸೂರು,ಅ.17(ಎಂಟಿವೈ)– ಅಕ್ರಮ ಸಕ್ರಮ ಯೋಜನೆಯಡಿ ಅರ್ಜಿ ಸಲ್ಲಿಸಿರುವವರಿಗೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಏಕಲವ್ಯನಗರದ ನಿವಾಸಿಗಳು ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ನಡೆಸುತ್ತಿರುವ ಪ್ರತಿಭಟನೆ ಸೋಮವಾರ 36ನೇ ದಿನಕ್ಕೆ ಕಾಲಿಟ್ಟಿದೆ.

ಮೈಸೂರಿನ ಡಿಸಿ ಕಚೇರಿ ಬಳಿ ನಡೆಯುತ್ತಿರುವ ಧರಣಿಯಲ್ಲಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಪ್ರಗತಿಪರರು ಪಾಲ್ಗೊಂಡು ಬೆಂಬಲ ಸೂಚಿಸಿ, ಏಕಲವ್ಯನಗರದ ನಿವಾಸಿಗಳ ಹಕ್ಕೊತ್ತಾಯಕ್ಕೆ ಧ್ವನಿಗೂಡಿಸಿದರು. ಅಲೆಮಾರಿ ಸಮುದಾಯಕ್ಕೆ ಸೇರಿದ ಜನರು ಕಳೆದ ಹಲವು ವರ್ಷಗಳಿಂದ ಮೈಸೂರಿನ ಹೊರವಲಯದ ಏಕಲವ್ಯನಗರದಲ್ಲಿ ನೆಲೆಸಿದ್ದಾರೆ. ಕುಟುಂಬ ಸದಸ್ಯರೊಂದಿಗೆ ವಾಸಿಸುತ್ತಿರುವ ಅಲೆಮಾರಿಗಳಿಗೆ ನಿವೇಶನ ಮಂಜೂರು ಮಾಡಿಕೊಡಲು ಅಲ್ಲಿಯೇ ಸರ್ಕಾರಿ ಜಾಗವನ್ನು ಗುರುತಿಸಲಾಗಿತ್ತು. ಆದರೆ, ಇದೀಗ ಫಲಾನುಭವಿಗಳಿಗೆ ಮಂಜೂರಾಗಬೇಕಾಗಿರುವ ಜಾಗವನ್ನು ಖಾಸಗಿ ವ್ಯಕ್ತಿಗಳು ಕಬಳಿಸಲು ಹುನ್ನಾರ ನಡೆಸುತ್ತಿದ್ದಾರೆ. ಇದರ ಹಿಂದೆ ಪಟ್ಟಭದ್ರ ಹಿತಾಸಕ್ತಿಗಳು ಸಂಚಿದೆ. ಈ ಹಿನ್ನೆಲೆಯಲ್ಲಿ ಅಲೆಮಾರಿಗಳ ಬೇಡಿಕೆಗೆ ಸರ್ಕಾರ ಸ್ಪಂದಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಅಲೆಮಾರಿಗಳಾಗಿ ಜೀವನ ಸಾಗಿಸುತ್ತಿರುವ ನಮ್ಮನ್ನು ಶಾಶ್ವತ ನೆಲೆ ಇಲ್ಲದಂತೆ ಮಾಡಲಾಗಿದೆ. ಪದೇ ಪದೆ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ವರ್ಗಾಯಿಸಿದರು. ಬಳಿಕ ಅಧಿಕಾರಿಗಳು ತೋರಿದ ಏಕಲವ್ಯನಗರ ಜಾಗದಲ್ಲಿಯೇ ಜೀವನ ನಡೆಸುತ್ತಿದ್ದೇವೆ. ಅಲ್ಲೂ ನಮ್ಮನ್ನು ಒಕ್ಕಲೆಬ್ಬಿಸಿದರೆ ಎಲ್ಲಿಗೆ ಹೋಗಬೇಕು. ಅಲೆಮಾರಿ ಜನರು ವಾಸಿಸುತ್ತಿರುವ ಜಾಗವು ಸರ್ಕಾರಿ ಭೂಮಿಯಾಗಿದ್ದು, ಅಕ್ರಮ ಸಕ್ರಮ ಯೋಜನೆಯಲ್ಲಿ ಏಕಲವ್ಯನಗರ ನಿವಾಸಿಗಳಿಗೆ ಹಕ್ಕುಪತ್ರ ನೀಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಪ್ರಗತಿಪರ ಹೋರಾಟಗಾರ ಪ.ಮಲ್ಲೇಶ್, ರಾಜ್ಯ ರೈತ ಸಂಘದ ಮುಖಂಡರಾದ ಪಿ.ಮರಂಕಯ್ಯ, ಮಂಡಕಳ್ಳಿ ಮಹೇಶ್, ಬೊಕ್ಕಹಳ್ಳಿ ನಂಜುಂಡಸ್ವಾಮಿ, ದಸಂಸ ಜಿಲ್ಲಾ ಸಂಚಾಲಕ ಚೋರನಹಳ್ಳಿ ಶಿವಣ್ಣ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಮೈಸೂರಲ್ಲಿ ಅ.19, 20ರಂದು ಜೆಡಿಎಸ್ 126 ಸಂಭವನೀಯ ಅಭ್ಯರ್ಥಿಗಳಿಗೆ ಕಾರ್ಯಾಗಾರ

● ಮಾಜಿ ಸಿಎಂ ಕುಮಾರಸ್ವಾಮಿ ಮಾಹಿತಿ ● 123 ಸ್ಥಾನ ಗೆಲ್ಲುವುದು ನಮ್ಮ ಟಾರ್ಗೆಟ್; ಆ ನಿಟ್ಟಿನಲ್ಲಿ ಪ್ರಯತ್ನ



ಬೆಂಗಳೂರು, ಅ.17(ಕೆಎಂಶಿ)–ಮೈಸೂರಿನಲ್ಲಿ ಇದೇ ಅ.19–20ರಂದು ನಮ್ಮ ಪಕ್ಷದ 126 ಸಂಭವನೀಯ ಅಭ್ಯರ್ಥಿಗಳಿಗೆ ಕಾರ್ಯಾಗಾರ ಹಮ್ಮಿಕೊಂಡಿದ್ದೇವೆ ಎಂದು ಜೆಡಿಎಸ್ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕಾರ್ಯಾಗಾರದಲ್ಲಿ ಬಿಡದಿಯಲ್ಲಿ ನಡೆದ ಜನತಾ ಪರ್ವ ಕಾರ್ಯಾಗಾರದಲ್ಲಿ ಕೊಟ್ಟ ಟಾಸ್ಕ್‌ಗಳನ್ನು ಪೂರ್ಣ ಮಾಡಿದ್ದಾರಾ ಇಲ್ಲವಾ ಎಂಬುದರ ಬಗ್ಗೆ ಪರಿಶೀಲನೆ ಮಾಡುತ್ತೇವೆ. ಚುನಾವಣೆಗೆ ಹೇಗೆ ಕೆಲಸ ಮಾಡಬೇಕು ಎಂದು ಸೂಚನೆ ಕೊಡುತ್ತೇವೆ. ಬಿಜೆಪಿ–ಕಾಂಗ್ರೆಸ್ ಭರಾಟೆ ಏನೇ ಇದ್ದರೂ ಜೆಡಿಎಸ್ ಪರ ಜನರ ಭಾವನೆ ಇದೆ. ಈ ಬಾರಿ ಕುಮಾರಸ್ವಾಮಿಗೆ ಅವಕಾಶ ಕೊಡಬೇಕು ಅಂತ ಜನರ ಮನಸ್ಸಿನಲ್ಲಿ ಇದೆ. ಹೀಗಾಗಿ ಈ ಕಾರ್ಯಾಗಾರ ಮಹತ್ವದ್ದಾಗಿದೆ ಎಂದು ಹೇಳಿದರು.

ಇತರೆ ಪಕ್ಷಗಳು ನಡೆಸುತ್ತಿರುವ ಚುನಾವಣಾ ಸಮೀಕ್ಷೆಗಳ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಯಾರೋ ಮಾಡುವ ಸರ್ವೆ ರಿಪೋರ್ಟ್ ನನಗೆ ಮುಖ್ಯ ಅಲ್ಲ. ನನ್ನ ಗುರಿ 123. ಅದಕ್ಕೆ ನಾವು ಕೆಲಸ ಮಾಡುತ್ತೇವೆ ಎಂದರು.

ನಾವು ಕೂಡಾ ಸರ್ವೆ ಮಾಡಿಸುತ್ತಿದ್ದೇವೆ. 30–40 ಕ್ಷೇತ್ರ ಸರ್ವೆ ಆಗಿದೆ. ಅಲ್ಲಿ ಕೆಲ ಗೊಂದಲ ಸರಿ ಮಾಡುವ ಕೆಲಸ ಮಾಡುತ್ತಿದ್ದೇವೆ. ಸರ್ವೆ ರಿಪೋರ್ಟ್ ನಮ್ಮ ಪರ ಇದೆ ಅಂತ ಮೈಮರೆಯೋದು ಬೇಡ. ಸರ್ವೆ ನೆಗೆಟಿವ್ ಇರಲಿ ಪಾಸಿಟಿವ್ ಇರಲಿ. ನಾವು ಚುನಾವಣೆ ಗೆಲ್ಲುವುದಕ್ಕೆ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಕೆಲ ಕ್ಷೇತ್ರಗಳಲ್ಲಿ ಜೆಡಿಎಸ್ ಟಿಕೆಟ್‌ಗಾಗಿ ಪೈಪೋಟಿ ಇದೆ. ಒಬ್ಬರಿಗೆ ಮಾತ್ರ ಟಿಕೆಟ್ ಕೊಡಲು ಸಾಧ್ಯ. ಹೀಗಾಗಿ ಆಕಾಂಕ್ಷಿಗಳನ್ನು ಕರೆದು ಮಾತನಾಡುತ್ತಿದ್ದೇವೆ. ಕ್ಷೇತ್ರಗಳಲ್ಲಿ ಇರುವ ಸಣ್ಣಪುಟ್ಟ ಸಮಸ್ಯೆಗಳನ್ನು ಬಗೆಹರಿಸುತ್ತಿದ್ದೇವೆ. ಕ್ಷೇತ್ರವಾರು ಆಕಾಂಕ್ಷಿಗಳನ್ನು, ಮುಖಂಡರನ್ನು ಕರೆದು ಚರ್ಚೆ ಮಾಡುತ್ತಿದ್ದೇವೆ. ಎಲ್ಲ ಕಡೆ ಜನರ ಒಲವು ನಮ್ಮ ಪಕ್ಷದ ಕಡೆ ಇದೆ ಎಂದು ಕುಮಾರಸ್ವಾಮಿ ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು. ಇಡೀ ರಾಜ್ಯದಲ್ಲಿನ ಎಲ್ಲ ರಸ್ತೆಗಳು ಗುಂಡಿಗಳಿಂದ ಕೂಡಿವೆ ಎಂದು ಇದೇ ಸಂದರ್ಭದಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ಗುಂಡಿಬಿದ್ದ ರಸ್ತೆಗಳು ರಾಜ್ಯದ ಗೌರವವನ್ನು ಮೂರಾಬಟ್ಟೆ ಮಾಡುತ್ತಿವೆ ಎಂದು ಅವರು ಕಿಡಿಕಾರಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಡಿಯೋ ಕಾನ್ಫರೆನ್ಸ್ ಮಾಡಿದ್ದಾರೆ. ಇಂತಹ ಕಾನ್ಫರೆನ್ಸ್‌ಗಳು ಎಷ್ಟೋ ಆಗಿವೆ. ಆದರೆ ಗುಂಡಿಗಳ ಮಾತ್ರ ಮುಚ್ಚಿಲ್ಲ, ಎಲ್ಲವೂ ಹಾಗೆಯೇ ಇವೆ. ಜನರ ಜೀವಗಳನ್ನು ಕಾಪಾಡುವ ಕೆಲಸವನ್ನು ಈ ಸರ್ಕಾರ ಮಾಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು. ಮಳೆ ಬಂದಿರುವುದು ನಿಜ. ಕರ್ನಾಟಕದಲ್ಲಿ ಮಾತ್ರ ಮಳೆ ಆಗಿಲ್ಲ. ಮಳೆಗೆ ಅಗತ್ಯವಾದ ತಯಾರಿ ಈ ಸರ್ಕಾರ ಮಾಡಿಕೊಂಡಿಲ್ಲ. ಒರಿಸ್ಸಾ ಸೇರಿದಂತೆ ಅನೇಕ ಕಡೆ ಪ್ರತಿ ವರ್ಷ ಮಳೆ ಬಂದರೂ ಅಲ್ಲೆಲ್ಲಾ ಏನೂ ಅಪಾಯ ಆಗಿಲ್ಲ. ತಕ್ಷಣವೇ ಎಲ್ಲವನ್ನೂ ಅಲ್ಲಿನ ಸರ್ಕಾರದವರು ಸರಿ ಮಾಡುತ್ತಾರೆ. ಆದರೆ ನಮ್ಮಲ್ಲಿ ಅಂತಹ ಕೆಲಸ ಆಗುತ್ತಿಲ್ಲ. ಗುಂಡಿ ಮುಚ್ಚುವ ಕೆಲಸ ಮಾತ್ರ ಆಗ್ತಿಲ್ಲ, ಬದಲಿಗೆ ಗುಂಡಿಗಳ ಹೆಸರಲ್ಲಿ ಹಣ ಕೊಳ್ಳೆ ಹೊಡೆಯುತ್ತಿದ್ದಾರೆ ಎಂದು ಅವರು ಕಟುವಾಗಿ ಟೀಕಿಸಿದರು.

ಅರಸೀಕೆರೆ ಸಮೀಪ ರಸ್ತೆ ಅಪಘಾತ ಇಡೀ ರಾಜ್ಯವನ್ನು ತಲ್ಲಣಗೊಳಿಸಿದೆ. ಅಗತ್ಯವಾದರೆ ಸರ್ಕಾರ ಇಡೀ ರಾಜ್ಯದಲ್ಲಿ ಒಂದು ಸಮೀಕ್ಷೆ ಮಾಡಿಸಲಿ. ಅದನ್ನು ಮಾಡುವ ಬದಲು ಈ ಸರ್ಕಾರ ವಸೂಲಿ ಮಾಡುವುದಕ್ಕೆ ನಿಂತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಸ್ತೆಗಳಲ್ಲಿ, ಹೆದ್ದಾರಿ ರಸ್ತೆಯಲ್ಲಿ ಎಎಸ್‌ಐ ಸೇರಿ 3–4 ಜನ ಪೊಲೀಸರು ನಿಂತು ಜನರ ವಾಹನಗಳನ್ನು ನಿಲ್ಲಿಸಿ ವಸೂಲಿ ಮಾಡಲು ನಿಂತಿರುತ್ತಾರೆ. ಬೆಳಗ್ಗೆ ವಸೂಲಿ ಮಾಡಿ ರಾತ್ರಿ ಎಲ್ಲರೂ ಹಂಚಿಕೊಳ್ಳುತ್ತಾರೆ. ವಸೂಲಿ ಮಾಡುವುದಕ್ಕೆ ಈ ಸರ್ಕಾರ ನಿಂತಿದೆ ಎಂದು ಹೆಚ್‌ಡಿಕೆ ಗಂಭೀರ ಆರೋಪ ಮಾಡಿದರು.

ನವೆಂಬರ್ 1ರಂದು ನಮ್ಮ ಪಕ್ಷದಿಂದ ಮನೆಮನೆ ಮೇಲೆ ಕನ್ನಡ ಬಾವುಟ ಹಾರಿಸುವ ಸಂಕಲ್ಪ ಮಾಡಿದ್ದೇವೆ. ರಾಜ್ಯದ ಜನರು ಇದರಲ್ಲಿ ಭಾಗವಹಿಸಬೇಕು. ಬುಧವಾರ ಈ ಸಂಬಂಧ ಶಾಸಕರ ಸಭೆ ಕರೆಯ ಲಾಗಿದೆ. ಅದರಲ್ಲಿ ಕನ್ನಡ ಬಾವುಟ ಹಾರಿಸುವ ಕಾರ್ಯಕ್ರಮದ ರೂಪುರೇಷೆ ಸಿದ್ಧ ಮಾಡುತ್ತೇವೆ ಎಂದರು.

ರಾಜ್ಯದ 4 ಜಿಲ್ಲೆಗಳಲ್ಲಿ ಡಿಜಿಟಲ್ ಬ್ಯಾಂಕಿಂಗ್ ಘಟಕಗಳಿಗೆ ಚಾಲನೆ

ಬೆಂಗಳೂರು: ಪ್ರಧಾನಿ ಮೋದಿ ಅವರ ಡಿಜಿಟಲ್ ಇಂಡಿಯಾ ಕನಸಿಗೆ ಪುಷ್ಟಿ ನೀಡುವ ಹಾಗೂ ಭಾರತದಲ್ಲಿ ಡಿಜಿಟಲ್ ಬ್ಯಾಂಕಿಂಗ್ ವ್ಯವಸ್ಥೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಬೆಂಗಳೂರು ಗ್ರಾಮಾಂತರ, ಮೈಸೂರು, ರಾಯಚೂರು ಹಾಗೂ ಮಂಗಳೂರು ಜಿಲ್ಲೆಗಳಲ್ಲಿ ಡಿಜಿಟಲ್ ಬ್ಯಾಂಕಿಂಗ್ ಘಟಕಗಳಿಗೆ ಚಾಲನೆ ದೊರೆಯಿತು. ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಕೆನರಾ ಬ್ಯಾಂಕ್ ಸ್ಥಾಪಿಸಿರುವ ಡಿಜಿಟಲ್ ಬ್ಯಾಂಕಿಂಗ್ ಘಟಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೆನರಾ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಲಿಂಗಂ ಪ್ರಭಾಕರ್ ಮತ್ತಿತರರು ಉಪಸ್ಥಿತರಿದ್ದರು. ತಡೆರಹಿತ ಬ್ಯಾಂಕಿಂಗ್ ಸೇವೆಗಳನ್ನು ಪಡೆಯಲು ಅನುವು ಮಾಡಿಕೊಡುವ ಸುಧಾರಿತ ಮತ್ತು ಅನುಕೂಲಕರ ಡಿಜಿಟಲ್ ಸೌಲಭ್ಯಗಳನ್ನು ಆರಂಭಿಸಲಾಗಿದ್ದು, ಜನರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಶೋಭಾ ಕರಂದ್ಲಾಜೆ ತಿಳಿಸಿದರು.

ಬಾಲಕಿ ಅತ್ಯಾಚಾರ–ಹತ್ಯೆ ಪ್ರಕರಣ; ಹಂತಕ ಶಿಕ್ಷಕನಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹಿಸಿ ಪ್ರತಿಭಟನೆ



ಮೈಸೂರು,ಅ.17(ಪಿಎಂ)– ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಹತ್ಯೆಗೈದ ಹಂತಕನಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ರಕ್ಷಣಾ ಸಮಿತಿ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಅತ್ಯಾಚಾರ ನಡೆಸಿ ಹತ್ಯೆಗೈದ ಶಿಕ್ಷಕ ಕಾಂತರಾಜು ಎಂಬಾತನಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಅತ್ಯಾಚಾರ, ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೂಕ್ತ ಕಾನೂನು ಜಾರಿ ಮಾಡಬೇಕು ಎಂದು ಒತ್ತಾಯಿಸಿದರು. ಸಮಿತಿಯ ರಾಜ್ಯಾಧ್ಯಕ್ಷೆ ವಿ.ಪಿ.ಸುಶೀಲ, ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಪುಟ್ಟರಾಜು, ಮುಖಂಡರಾದ ಭಾಗ್ಯಮ್ಮ, ಮಲ್ಲೇಶ್, ಚಾಮರಾಜು, ಭರತ್, ಮಲ್ಲಮ್ಮ, ರವೀಂದ್ರ, ಶಾಹಿದಾ, ಸುಧಾ, ಬಂಬಿತಾ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಮೈಸೂರು ಜಿಲ್ಲೆಯಲ್ಲಿ ಆರು ನಮ್ಮ ಕ್ಲಿನಿಕ್ ಸ್ಥಾಪನೆ

● ಆರೋಗ್ಯ ಸೇವೆ ವಂಚಿತರ ಪ್ರದೇಶದಲ್ಲಿ ಕ್ಲಿನಿಕ್ ವ್ಯವಸ್ಥೆ
● ವೈದ್ಯರು, ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆ ಆರಂಭ
● ನವೆಂಬರ್ ಮೊದಲ ವಾರದಲ್ಲಿ ಎಲ್ಲೆಡೆ ಕಾರ್ಯಾರಂಭ

ಎಂ.ಟಿ.ಯೋಗೇಶ್‌ಕುಮಾರ್

ಮೈಸೂರು, ಅ.17– ನಗರ ಹಾಗೂ ತಾಲೂಕು ಕೇಂದ್ರಕ್ಕೆ ಬರಲಾಗದೇ ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಬಡಜನರಿಗೆ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಮೈಸೂರು ಜಿಲ್ಲೆಯಲ್ಲಿ 6 'ನಮ್ಮ ಕ್ಲಿನಿಕ್' ಆರಂಭಿಸಲು ಸಿದ್ಧತೆ ನಡೆಸಲಾಗುತ್ತಿದ್ದು, ನವೆಂಬರ್ ಮೊದಲ ವಾರದಲ್ಲಿ ಕಾರ್ಯಾರಂಭ ಮಾಡಲಿವೆ.

ಬಡತನ ರೇಖೆಯಿಂದ ಕೆಳಗೆ ವಾಸಿಸುತ್ತಿರುವವರಿಗೆ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ರಾಜ್ಯದಾದ್ಯಂತ 'ನಮ್ಮ ಕ್ಲಿನಿಕ್' ಆರಂಭಿಸಲಾಗುತ್ತಿದ್ದು, ಮೈಸೂರು ಜಿಲ್ಲೆಗೆ 6 ನಮ್ಮ ಕ್ಲಿನಿಕ್ ಮಂಜೂರಾಗಿದೆ. ಮೈಸೂರು ನಗರ ಪ್ರದೇಶದ ಗಡಿ ಭಾಗಕ್ಕೆ ಹೊಂದಿಕೊಂಡಂತೆ ಮೂರು, ತಾಲೂಕು ಕೇಂದ್ರಗಳಲ್ಲಿ ಉಳಿದ ಮೂರನ್ನು ಆರಂಭಿಸಲಾಗುತ್ತಿದೆ. ಸರ್ಕಾರ ಈಗಾಗಲೇ ನಮ್ಮ ಕ್ಲಿನಿಕ್ ಆರಂಭಕ್ಕೆ ಅನುಮೋದನೆ ನೀಡಿ, ಕಾರ್ಯಾದೇಶ ನೀಡಿದೆ. ಜಿಲ್ಲಾಧಿಕಾರಿಗಳ ಅನುಮತಿ ಪಡೆದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ 'ನಮ್ಮ ಕ್ಲಿನಿಕ್'ಗೆ ಬೇಕಾದ ವೈದ್ಯರು, ನರ್ಸ್ ಹಾಗೂ ಸಹಾಯಕರ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ.

ಮೈಸೂರು ನಗರ ವ್ಯಾಪ್ತಿಗೆ ಬರುವ ಹೂಟಗಳ್ಳಿಯಲ್ಲಿ 1, ಶ್ರೀರಾಮಪುರ, ದೇವಯ್ಯನಹುಂಡಿ, ಲಿಂಗಾಂಬುದಿ ಪಾಳ್ಯ ಸೇರಿ 1 ಹಾಗೂ ಭಾರತ್‌ನಗರ–ಹಂಚ್ಯಾ ನಡುವೆ 1 ಕ್ಲಿನಿಕ್ ಸ್ಥಾಪಿಸಲಾಗುತ್ತಿದೆ. ಗ್ರಾಮೀಣ ಪ್ರದೇಶ ವ್ಯಾಪ್ತಿಯಲ್ಲಿ ಕೆ.ಆರ್.ನಗರ, ಹೆಚ್.ಡಿ.ಕೋಟೆ ಹಾಗೂ ತಿ.ನರಸೀಪುರ ತಾಲೂಕಲ್ಲಿ ತಲಾ ಒಂದೊಂದು 'ನಮ್ಮ ಕ್ಲಿನಿಕ್' ಸ್ಥಾಪಿಸಲಾಗುತ್ತಿದೆ. ಈಗಾಗಲೇ ಸ್ಥಳ ಗುರುತಿಸಲಾಗಿದ್ದು, ಕ್ಲಿನಿಕ್ ಆರಂಭಕ್ಕೆ ಬೇಕಾದ ಪೂರಕ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ.



ಕ್ಲಿನಿಕ್ ಆರಂಭಕ್ಕೆ ಈಗಾಗಲೇ ಸ್ಥಳ ಗುರುತಿಸಲಾಗಿದ್ದು, ಆರಂಭಿಕ ಹಂತದಲ್ಲಿ ಬಾಡಿಗೆ ಕಟ್ಟಡದಲ್ಲಿ ಕ್ಲಿನಿಕ್ ಕಾರ್ಯಾಚರಿಸಲಿವೆ.

ನಿಯಮಾನುಸಾರ ಜನಸಂಖ್ಯೆಗೆ ಅನುಗುಣವಾಗಿ ಆರೋಗ್ಯ ಸೇವೆ ಒದಗಿಸಬೇಕಾಗಿದೆ. ಅದಕ್ಕಾಗಿ ನಮ್ಮ ಕ್ಲಿನಿಕ್ ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ. ಈಗಾಗಲೇ 50 ಸಾವಿರ ಜನಸಂಖ್ಯೆಗೆ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪಿಸಲಾಗಿದೆ. ಬಡಾವಣೆಗಳು ಬೆಳೆಯುತ್ತಿದ್ದಂತೆ, ಜನಸಂಖ್ಯೆಯೂ ಹೆಚ್ಚಾಗುತ್ತಿದೆ. ನಗರದ ವ್ಯಾಪ್ತಿಯೂ ವಿಸ್ತಾರವಾಗುತ್ತಿರುವುದರಿಂದ ಎಲ್ಲರಿಗೂ ಆರೋಗ್ಯ ಸೇವೆ ಕಲ್ಪಿಸಲು ಸಾಧ್ಯವಾಗುತ್ತಿಲ್ಲ. ಈ ನಿಟ್ಟಿನಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಆರೋಗ್ಯ ಸೌಲಭ್ಯ ಒದಗಿಸಬೇಕಾದ ಅನಿವಾರ್ಯತೆ ಇರುವುದರಿಂದ 'ನಮ್ಮ ಕ್ಲಿನಿಕ್' ಆರಂಭಿಸಲು ಸರ್ಕಾರ ಉದ್ದೇಶಿಸಿದೆ.

ಶೀಘ್ರದಲ್ಲಿ ಕಾರ್ಯಾರಂಭ: ಡಿಹೆಚ್‌ಓ ಡಾ.ಕೆ.ಹೆಚ್.ಪ್ರಸಾದ್ 'ಮೈಸೂರು ಮಿತ್ರ'ನೊಂದಿಗೆ ಮಾತನಾಡಿ, ಸರ್ಕಾರದ ಆದೇಶದ ಮೇರೆಗೆ ಮೈಸೂರು ಜಿಲ್ಲೆಯಲ್ಲಿ 6 ನಮ್ಮ ಕ್ಲಿನಿಕ್ ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈಗಾಗಲೇ ಮೈಸೂರು ನಗರದಲ್ಲಿ 21 ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆ ಜಿಲ್ಲೆಯಲ್ಲಿ 142 ಪ್ರಾಥಮಿಕ ಆರೋಗ್ಯ ಕೇಂದ್ರ, 12 ಸಮುದಾಯ ಆರೋಗ್ಯ ಕೇಂದ್ರವಿದೆ. ಅವುಗಳೊಂದಿಗೆ ಈಗ ಹೊಸದಾಗಿ 6 ನಮ್ಮ ಕ್ಲಿನಿಕ್ ಸ್ಥಾಪಿಸಲಾಗುತ್ತಿದೆ. ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಿಂದ ದೂರವಿರುವ ಜನರಿಗೆ ನಮ್ಮ ಕ್ಲಿನಿಕ್ ಆರೋಗ್ಯ ಸೇವೆ ಒದಗಿಸಲಿದೆ. ಪಟ್ಟಣ ಪಂಚಾಯ್ತಿ, ನಗರಸಭೆ ಹಾಗೂ ಗಡಿ ಭಾಗದ ಜನರಿಗೆ ಸೂಕ್ತ ಆರೋಗ್ಯ ಸೇವೆ ಸಿಗುತ್ತಿಲ್ಲ ಎಂಬ ಕೂಗು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಈ ಕ್ಲಿನಿಕ್ ಸಹಕಾರಿಯಾಗಲಿದೆ.

ಬಡತನ ರೇಖೆಯಿಂದ ಕೆಳಗೆ ಜೀವಿಸುತ್ತಿರುವವರಿಗಾಗಿ ಈ ಕ್ಲಿನಿಕ್‌ನಲ್ಲಿ ಆರೋಗ್ಯ ಸೇವೆ ಒದಗಿಸಲಾಗುತ್ತದೆ. ಈ ಕ್ಲಿನಿಕ್‌ನಲ್ಲಿ ತಪಾಸಣೆಗೊಳಪಡುವವರಿಗೆ ಹೆಚ್ಚಿನ ಚಿಕಿತ್ಸೆ ಬೇಕಾದರೆ ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗುತ್ತದೆ ಎಂದು ತಿಳಿಸಿದರು.

ನಕ್ಕರೆ ಅದೇ ಸ್ವರ್ಗ

ಮೇಷ್ಟ್ರು : ಅಮೇರಿಕಾ ದೂರವೇ, ಚಂದ್ರ ಇರೋದು ದೂರವೇ?
ವಿದ್ಯಾರ್ಥಿ : ಅಮೆರಿಕಾ ಸಾರ್
ಮೇಷ್ಟ್ರು : ಅದು ಹೇಗೆ?
ವಿದ್ಯಾರ್ಥಿ : ಏಕೆಂದರೆ ಅಮೆರಿಕಾವನ್ನು ಇಲ್ಲಿಂದ ನೋಡೋಕಾಗಲ್ಲ. ಆದರೆ ಚಂದ್ರನನ್ನು ನೋಡಬಹುದು.

ಮೈಸೂರು ಮಿತ್ರ

ಮಂಗಳವಾರ, 18 ಅಕ್ಟೋಬರ್ 2022

ಸತ್ಯೇನೋತ್ತಭಿತಾ ಭೂಮಿಃ!! ನಹಿ ಸತ್ಯಾತ್ಪರೋ ಧರ್ಮಃ!
(ಭೂಮಿಯು ಸತ್ಯದ ಮೇಲೆ ನಿಂತಿದೆ, ಸತ್ಯಕ್ಕಿಂತ ಮಿಗಿಲಾದ ಧರ್ಮವಿಲ್ಲ)

ಸಂಪಾದಕ: ಎಂ.ಗೋವಿಂದೇಗೌಡ *M.A.*

ಅಮೃತವಾಹಿನಿ.........

ಜೀವನದಲ್ಲಿ ಎಲ್ಲಾ ಲಾಭಗಳನ್ನು ಒಮ್ಮೆಲೇ ಪಡೆಯಲು ಪ್ರಯತ್ನಿಸುವವನಿಗೆ ಏನೂ ದೊರೆಯದು –ಬೂಮ್

ವೇದ ಸುಳ್ಳಾದರೂ ಗಾದೆ ಸುಳ್ಳಾಗದು { ಆನೆ ಭಾರ ಆನೆಗೆ / ಸೊಳ್ಳೆ ಭಾರ ಸೊಳ್ಳೆಗೆ

ನಿಮ್ಮ ಪತ್ರಗಳು

ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ವಾಹನ ನಿಲುಗಡೆಯಲ್ಲಿ ಹಗಲು ದರೋಡೆ

ಮಾನ್ಯರೆ,

ದಸರಾ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ದ್ವಿಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳ ನಿಲುಗಡೆಗೆ ನಿಗದಿಪಡಿಸಿರುವ ಮೊತ್ತಕ್ಕಿಂತ ಅಧಿಕ ಮೊತ್ತವನ್ನು ವಸೂಲಿ ಮಾಡಿ ಸಾರ್ವಜನಿಕರನ್ನು ಸುಲಿಗೆ ಮಾಡಲಾಗುತ್ತಿದೆ. ಗುತ್ತಿಗೆ ಕೊಡಬೇಕಾದರೆ ನಿಗಧಿ ಮಾಡಿದ್ದು ವಸ್ತು ಪ್ರದರ್ಶನ ಪ್ರಾಧಿಕಾರದ ಪೂರ್ಣ ಹೊರ ಗುತ್ತಿಗೆಯನ್ನು ಫನ್ ವರ್ಲ್ಡ್ ಅಂಡ್ ರೆಸಾರ್ಟ್ ಇಂಡಿಯಾ ಪ್ರೈ ಲಿ ಬೆಂಗಳೂರು ಇವರಿಗೆ ನೀಡಿದ್ದು ಅವರು ವಾಹನ ನಿಲುಗಡೆಯ ಜಾಗದ ಉಪ ಗುತ್ತಿಗೆಯನ್ನು ಸ್ಥಳೀಯರೊಬ್ಬರಿಗೆ ನೀಡಿದ್ದಾರೆ. ಮೇಲ್ನೋಟಕ್ಕೆ ಕಂಡು ಬಂದಿರುವ ವಿಷಯವೆಂದರೆ ಉಪ ಗುತ್ತಿಗೆ ನೀಡಬಾರದೆಂದು ಕರಾರಿನಲ್ಲಿ ನಿಯಮ ಇದೆ. ಆದರೂ ಕೂಡ ಫನ್ ವರ್ಲ್ಡ್ ಅಂಡ್ ರೆಸಾರ್ಟ್ ಇಂಡಿಯಾ ಪ್ರೈ ಲಿ ಬೆಂಗಳೂರು ಅವರು ಉಪಗುತ್ತಿಗೆ ನೀಡಿರುವುದು ಕಾನೂನು ಬಾಹಿರ. ಹಾಗೆ ಇವರಿಗೆ ಗುತ್ತಿಗೆ ನೀಡಬೇಕಾದರೆ ವಸ್ತು ಪ್ರದರ್ಶನ ಪ್ರಾಧಿಕಾರದಿಂದ ಹೊರಗುತ್ತಿಗೆಯವರೊಂದಿಗೆ ಮಾಡಿರುವ ಕರಾರಿನಲ್ಲಿ ದ್ವಿಚಕ್ರ ವಾಹನಕ್ಕೆ 10 ರೂ. ದರ ನಾಲ್ಕು ಚಕ್ರದ ವಾಹನ ಕಾರು/ಟಾಟಾಸುಮೊ/ಜೀಪು/ಕ್ವಾಲಿಸ್/ಇನ್ನೋವಾ ಹಾಗೂ ಸ್ಕಾರ್ಪಿಯೋಕ್ಕೆ 20 ರೂ. ದರ, ಮೆಟಾಡೋರ್ /ಟೆಂಪೊ / ವ್ಯಾನ್ ಮತ್ತು ಮಿನಿ ಬಸ್ 30 ರೂ ನಿಗದಿಪಡಿಸಿದ್ದು, ಆದರೆ ಉಪ ಗುತ್ತಿಗೆ ನೀಡಿದವರು ದ್ವಿಚಕ್ರ ವಾಹನಕ್ಕೆ 20 ರೂ. ಹಾಗೂ ನಾಲ್ಕು ಚಕ್ರದ ಎಲ್ಲಾ ವಾಹನಕ್ಕೆ 50 ರೂ ತೆಗೆದುಕೊಳ್ಳುತ್ತಿದ್ದು, ದ್ವಿಚಕ್ರ ವಾಹನಕ್ಕೆ ಸುಮಾರು 100% ಹೆಚ್ಚಿನ ಮತ್ತು ನಾಲ್ಕು ಚಕ್ರದ ವಾಹನವಾದ ಟಾಟಾಸುಮೊ/ಜೀಪು/ಕ್ವಾಲೀಸ್/ಇನ್ನೋವಾ ಹಾಗೂ ಸ್ಕಾರ್ಪಿಯೋ 250% ಹೆಚ್ಚು ಅಧಿಕ ಹಣ ಮತ್ತು ಮೆಟಾಡೋರ್ /ಟೆಂಪೋ / ವ್ಯಾನ್ ಮತ್ತು ಮಿನಿ ಬಸ್‌ಗಳಿಗೆ 175% ಅಧಿಕ ಶುಲ್ಕ ವಸೂಲಿ ಮಾಡಿ ಸಾರ್ವಜನಿಕರಿಂದ ಹಗಲು ದರೋಡೆ ಮಾಡುತ್ತಿರುವುದು ಕಂಡು ಬಂದಿದೆ. ಹಾಗೂ ಉಪ ಗುತ್ತಿಗೆದಾರರ ಇವರ ಜಾಣ್ಮೆ ಹೇಗೆಂದರೆ ವಾಹನ ನಿಲುಗಡೆ ರಶೀದಿಯಲ್ಲಿ (Notice : We are not responsible for any belonging & Casualty towards vehicle) ಕೆಳಗೆ ಸೂಚನೆ:– ಯಾವುದೇ ವಾಹನಕ್ಕೆ ಸಂಬಂಧಿಸಿದಂತೆ ಮತ್ತು ಅಪಘಾತಕ್ಕೆ ನಾವು ಜವಾಬ್ದಾರರಾಗಿರುವುದಿಲ್ಲ. ಹಾಗೆಂದರೆ ವಾಹನ ಕಳುವಾದರೆ ಯಾರು ಹೊಣೆ ಇವರು ಹೊಣೆಯಲ್ಲ ಎಂದರ್ಥವಲ್ಲವೆ? ಮತ್ತೆ ವಾಹನ ನಿಲುಗಡೆ ಗುತ್ತಿಗೆ ನೀಡಿದ್ದು ಜವಾಬ್ದಾರಿ ಇಲ್ಲದೆ ಹಣ ಮಾಡುವ ಉದ್ದೇಶವೇ? ಇದನ್ನೆಲ್ಲಾ ಕೂಡಲೇ ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಕ್ರಮ ಕೈಗೊಂಡು ಸಾರ್ವಜನಿಕರಿಗೆ ನ್ಯಾಯ ಒದಗಿಸಬೇಕೆಂದು ಮನವಿ.

–ಅರವಿಂದ್ ಶರ್ಮ, ಸಂಸ್ಥಾಪಕ ಅಧ್ಯಕ್ಷರು, ಸಮಗ್ರ ಕರ್ನಾಟಕ ರಕ್ಷಣಾ ವೇದಿಕೆ, ಮೈಸೂರು.

ಅವೈಜ್ಞಾನಿಕ ಶುಲ್ಕ ವಸೂಲಿ ತಪ್ಪಿಸಿ

ಮಾನ್ಯರೇ,

ಆಹಾರ ಪದಾರ್ಥಗಳು ಹಾಗೂ ಇನ್ನಿತರ ಜೀವನಾವಶ್ಯಕ ವಸ್ತುಗಳ ವಿತರಕರನ್ನು ಹೊಂದಿರುವ ಮೈಸೂರು ಜಿಲ್ಲಾ ವಿತರಕರ (ಗ್ರಾಹಕ ವಸ್ತುಗಳು) ಸಂಘವು ಪ್ರಸ್ತುತ ಸುಮಾರು 200ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿದ್ದು ಮೈಸೂರು ನಗರ ಹಾಗೂ ಜಿಲ್ಲೆಯ ಅನೇಕ ಕಿರಾಣಿ ಅಂಗಡಿಗಳು, ಸೂಪರ್ ಮಾರ್ಕೆಟ್‌ಗಳು ಹಾಗೂ ಬಂಡಿಪಾಳ್ಯದ ಎಪಿಎಂಸಿ ಮಾರುಕಟ್ಟೆಗಳಿಗೆ ಬಹುರಾಷ್ಟ್ರೀಯ ಹಾಗೂ ಸ್ವದೇಶಿ ಕಂಪನಿಗಳಿಂದ ಉತ್ಪಾದಿಸಲ್ಪಟ್ಟ ದಿನಂಪ್ರತಿ ಅವಶ್ಯಕ ಆಹಾರ ಪದಾರ್ಥಗಳು ಹಾಗೂ ಇನ್ನಿತರ ಜೀವನಾವಶ್ಯಕ ವಸ್ತುಗಳನ್ನು ನಿಗದಿಪಡಿಸಿದ ಕಮಿಷನ್ ಆಧಾರದ ಮೇಲೆ ಖರೀದಿಸಿ ವಿತರಿಸುವ ಕಾರ್ಯವನ್ನು ಹಲವಾರು ವರ್ಷಗಳಿಂದ ನಿರಂತರವಾಗಿ ನಿರ್ವಹಿಸುತ್ತಾ ಬಂದಿದೆ.

ಕಳೆದ ಎರಡ್ಮೂರು ತಿಂಗಳುಗಳಿಂದ ಬಂಡಿಪಾಳ್ಯದ ಎಪಿಎಂಸಿ ಮಾರುಕಟ್ಟೆಯ ಪ್ರವೇಶ ದ್ವಾರದಲ್ಲಿ ಅವೈಜ್ಞಾನಿಕ ಶುಲ್ಕ ವಸೂಲಿ ಮಾಡಲಾಗುತ್ತಿದೆ. ವಾಹನಗಳಲ್ಲಿ ಪದಾರ್ಥಗಳನ್ನು ವಿತರಿಸಲು ಹೋದಾಗ ಮಾರುಕಟ್ಟೆಯ ಪ್ರವೇಶ ದ್ವಾರದಲ್ಲಿ ಪ್ರತೀ ಬಾರಿಯೂ ಟೋಲ್ ಶುಲ್ಕ ರೂಪದಲ್ಲಿ ಗೂಡ್ಸ್ ವಾಹನಗಳಿಗೆ 75 ರೂ. ಹಾಗೂ ಟಾಟಾ ಏಸ್ ವಾಹನಗಳಿಗೆ 150 ರೂ.ನಂತೆ ಪ್ರತೀ ಬಾರಿಯೂ ಶುಲ್ಕವನ್ನು ವಸೂಲಿ ಮಾಡಲಾಗುತ್ತಿದೆ.

ಕಂಪನಿ ನಿಗದಿಪಡಿಸಿದ ಕನಿಷ್ಠ ಕಮಿಷನ್ (4% ರಿಂದ 6%) ಹಣದಲ್ಲಿ ಈ ಶುಲ್ಕವನ್ನು ಭರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ದಿನಂಪ್ರತಿ 2ರಿಂದ 3 ಬಾರಿ ಎಪಿಎಂಸಿ ಯಾರ್ಡ್‌ಗಳಿಗೆ ಆಹಾರ ಹಾಗೂ ಇನ್ನಿತರ ಜೀವನಾವಶ್ಯಕ ಪದಾರ್ಥಗಳನ್ನು ಪೂರೈಸುವ ಜವಾಬ್ದಾರಿ ನಿರ್ವಹಿಸುತ್ತಿರುವ ನಮಗೆ ಈ ಪ್ರಮಾಣದ ಟೋಲ್ ಶುಲ್ಕ ಪಾವತಿಸುವುದರಿಂದ ನಮ್ಮ ವ್ಯವಹಾರದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ.

ಇದರಿಂದ ವ್ಯವಹಾರದಲ್ಲಿ ಆರ್ಥಿಕವಾಗಿ ನಷ್ಟವನ್ನು ಅನುಭವಿಸುವಂತಾಗಿದೆ. ಈ ವಿಚಾರವಾಗಿ ಸಂಬಂಧಪಟ್ಟವರ ಗಮನಕ್ಕೆ ತಂದರೂ ಇದುವರೆವಿಗೂ ಯಾವುದೇ ಪ್ರಯೋಜನವಾಗಿಲ್ಲ. ಇನ್ನು ಮುಂದಾದರು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ, ಆದಷ್ಟು ಬೇಗನೆ ನಮ್ಮ ಈ ಸಮಸ್ಯೆಗೆ ಸ್ಪಂದಿಸಿ ಪರಿಹರಿಸುವಂತೆ ನಮ್ಮ ಸಂಘದ ಸದಸ್ಯರೆಲ್ಲರ ಪರವಾಗಿ ಕಳಕಳಿಯ ಮನವಿ ಮಾಡುತ್ತೇವೆ.

– ಜಿ.ಎಸ್. ಗಣೇಶ್ ರಾವ್, ಶಿವರಾಮಪೇಟೆ, ಮೈಸೂರು.

ಕಾಳಿದಾಸ ರಸ್ತೆಯ ಸುರಕ್ಷತೆ ಯಾರ ಹೊಣೆ?

ಮಾನ್ಯರೆ,



ಮೈಸೂರಿನ ಪ್ರತಿಷ್ಠಿತ ಕಾಳಿದಾಸ ರಸ್ತೆ ಚಂದ್ರಕಲಾ ಆಸ್ಪತ್ರೆವರೆಗೆ ತುಂಬಾ ಕಿರಿದಾಗಿದ್ದು, ಈ ರಸ್ತೆಯಲ್ಲಿ ವಾಹನಗಳು ಅತಿಯಾಗಿ ಸಂಚರಿಸುತ್ತವೆ. ಈ ರಸ್ತೆಯಲ್ಲಿ ವಾಹನಗಳು ಅತೀ ವೇಗವಾಗಿ ಪೈಪೋಟಿಗೆ ಬಿದ್ದಂತೆ ಸಂಚರಿಸುವುದರಿಂದ ಇಲ್ಲಿ ದಿನನಿತ್ಯ ಒಂದಲ್ಲ ಒಂದು ಅಪಘಾತಗಳು ಸಂಭವಿಸುತ್ತಿವೆ. ಹಾಗೂ ಪಾರ್ಕಿಂಗ್ ವ್ಯವಸ್ಥೆಯು ಸಹ ಚಿಕ್ಕದಾಗಿರುವುದರಿಂದ ಅಪಘಾತಕ್ಕೆ ಮುನ್ನುಡಿಯಾಗಿದೆ. ಇಂತಹ ಘಟನೆಗಳು ಮುಂದೆ ಆಗದಿರಲಿ ಎಂದೂ ಅಲ್ಲಿ ಸಂಚರಿಸುವ ವಾಹನ ಸವಾರರ ಹಾಗೂ ಸಾರ್ವಜನಿಕರ ಕೋರಿಕೆಯಾಗಿದೆ ಮತ್ತು ಈ ರಸ್ತೆಗೆ ವೇಗ ನಿಯಂತ್ರಣವನ್ನು ಅಳವಡಿಸಿದರೆ ಅಪಘಾತಗಳು ಕಡಿಮೆಯಾಗಬಹುದೆಂದು ಸಾರ್ವಜನಿಕರ ಅಭಿಪ್ರಾಯ. ದಯವಿಟ್ಟು ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಳ್ಳುವುದು ಉತ್ತಮ.

–ವಿನಯ್ ಕುಮಾರ್, ಮೈಸೂರು



ಡಾ. ಗುಬ್ಬಿಗೂಡು ರಮೇಶ್
ಮೊ : 9742934512

ದೀಪ ಸಾಲು

ಯಾರಿಗೆ ಹೇಳಬೇಕು ಪ್ರಭುವೇ!

ಈ ಜಗದಗಲದ ಅಂಗಳದೊಳಗೆ ನಮ್ಮ ತಲೆಮಾರಿನ ತಳಮಳಗಳನ್ನು ಯಾರಿಗೆ ಹೇಳಬೇಕು ಪ್ರಭುವೆ! ಆಯುಷ್ಯವೆಂಬ ಆಡುಂಬೋಲದಲ್ಲಿ ನೂರರ ಗಡಿ ದಾಟದೆ ಅರ್ಧಕ್ಕೇ ಅಸ್ತಂಗತವಾಗುವ ಜೀವನ ವಿಧಾನ, ಇಂತಹ ಆತಂಕವಿದ್ದರೂ ಡಿ.ವಿ.ಜಿ.ಯವರು ಹೇಳುವಂತೆ "ಇರುವ ಭಾಗ್ಯವ ನೆನೆದು ಬಾರೆನೆಂಬುದ ಬಿಡು ಹರುಷಕ್ಕಿದೆ ದಾರಿ" ಎಂಬ ಸಾಲುಗಳು ನಮ್ಮ ಜೀವ ಸಂಕುಲಕ್ಕೆ ಎಷ್ಟು ಅರ್ಥಪೂರ್ಣವಾಗಿ ಅನ್ವಯಿಸುತ್ತವೆ ನೋಡಿ!

ಶಿಕ್ಷಕನೆದುರೇ ಬೆತ್ತಲಾಗಬೇಕಾದ ಮಕ್ಕಳ ಪಾಡು ನಮ್ಮ ನಾಗರಿಕ ಸಮಾಜವನ್ನು ಮತ್ತಷ್ಟು ಕಂಗೆಡಿಸಿವೆ. ಮಳವಳ್ಳಿಯ ಅತ್ಯಾಚಾರ ಪ್ರಕರಣವೇ ಇದಕ್ಕೆ ಸಾಕ್ಷಿ. ಇನ್ನೆಷ್ಟು ದಿನ ಇಂಥ ಕಿರುಕುಳಗಳನ್ನು, ಅಂತಃಕರಣವಿಲ್ಲದ ಅಮಾನವೀಯ ಅತೃಪ್ತಕಾಮ ಪಿಪಾಸುಗಳನ್ನು ನೋಡಿ ಸಹಿಸಬೇಕೋ ಗೊತ್ತಿಲ್ಲ! "ಬರುವುದೆಲ್ಲಾ ಬರಲಿ ಗೋವಿಂದನ ದಯೆಯೊಂದಿರಲಿ" ಎನ್ನುವ ದಾಸರ ವಾಣಿಯಂತೆ ಬದುಕಿದ ನವೋದಯದ ಕಾಲದಲ್ಲಿ ಕೂಡ ಕೊಲೆ ಸುಲಿಗೆ ಮಾನಭಂಗಗಳೆಲ್ಲಾ ನಡೆಯುತ್ತಿದ್ದವು. ಆದರೆ ಕಳ್ಳತನ ಮಾಡುವ ಕಳ್ಳನಿಗೂ ಕೂಡ ಕಳ್ಳತನಕ್ಕೆ ನೀತಿಯೊಂದಿತ್ತು. ಪ್ರಾಚೀನ ಕಾಲದಲ್ಲಿ ಅಕ್ಷರಾಭ್ಯಾಸದಿಂದ ಹಿಡಿದು 64 ವಿದ್ಯೆಗಳನ್ನು ಕಲಿಯುವ ನಿಪುಣತೆಯಲ್ಲಿ 'ತಸ್ಕರ ಶಾಸ್ತ್ರ' ಎಂಬ ಕಳ್ಳತನಕ್ಕೆ ಸಂಬಂಧಿಸಿದ ಶಾಸ್ತ್ರವೂ ಕೂಡ ಅಭ್ಯಾಸದ ಪರಿವಿಡಿಯಲ್ಲಿತ್ತು. ಹೀಗೆ ವಿವಿಧತೆಗಳ ವಿಧಗಳನ್ನು ನಿಪುಣ ವಿದ್ಯಾರ್ಥಿ ಕಲಿತುಕೊಳ್ಳಬೇಕಾಗಿತ್ತು.

ಕನ್ನಡದಲ್ಲಿ ಶಿವಕೋಟ್ಯಾಚಾರ್ಯರು ಬರೆದ 'ವಡ್ಡಾರಾಧನೆ' ಎಂಬ ಕನ್ನಡದ ಮೊದಲ ಗದ್ಯ ಗ್ರಂಥದಲ್ಲಿ, ಈ ತಸ್ಕರ ಶಾಸ್ತ್ರದಲ್ಲಿ ಪ್ರವೀಣನಾದ ಕಳ್ಳನನ್ನೂ ಸಾವಿರ ವರ್ಷಗಳ ಹಿಂದೆ ವಡ್ಡಾರಾಧನೆಯ ಕತೆಯಲ್ಲಿ ಪ್ರಧಾನ ಕಥಾ ಭೂಮಿಕೆಯಲ್ಲಿ ಪ್ರಧಾನಪಾತ್ರವಾಗಿ ಚಿತ್ರಿಸಲಾಗಿದೆ. ಸುಕುಮಾರಸ್ವಾಮಿಯ ಕತೆ ಎಂಬ ಪ್ರಧಾನಕತೆಯಲ್ಲಿ ಸುಧಾಮೆಯೆಂಬ ಕತೆಯಿದೆ. ಪಾಟಲೀಪುತ್ರವೆಂಬ ಪಟ್ಟಣದಲ್ಲಿ ಸುಧತ್ತನೆಂಬ ವ್ಯಾಪಾರಿಯ ಮಗಳು ಸುಧಾಮೆ. ಈ ಹೆಣ್ಣು ಮಗಳು ಒಮ್ಮೆ ನೀರಿಗಿಳಿದಾಗ ಮೊಸಳೆಯೊಂದು ಆಕೆಯ ಕಾಲುಗಳನ್ನು ಹಿಡಿದುಕೊಳ್ಳುತ್ತದೆ. ಅಲ್ಲೇ ದಡದಲ್ಲಿದ್ದ ಧನದತ್ತನೆಂಬ ಮೈದುನನನ್ನು ಆಕೆ ಕಾಪಾಡುವಂತೆ ಕೂಗಿಕೊಳ್ಳುತ್ತಾಳೆ. ಆಕೆಯನ್ನು ಕಾಪಾಡಲು ಅವನು ಷರತ್ತೊಂದನ್ನು ಹಾಕುತ್ತಾನೆ. ಆಕೆಯ ಮದುವೆಯ ಮೊದಲ ದಿನದ ಅಲಂಕಾರವನ್ನು ತನಗೆ ತೋರಿಸಬೇಕು ಎಂಬುದೇ ಆ ಷರತ್ತು. ಅದಕ್ಕೆ ಆಕೆ ಒಪ್ಪಿಕೊಳ್ಳುತ್ತಾಳೆ. ಮೊಸಳೆಯಿಂದ ಆಕೆಯನ್ನು ಆತ ರಕ್ಷಿಸುತ್ತಾನೆ. ಆದಾದ ಎಷ್ಟೋ ವರ್ಷಗಳ ನಂತರ ಆಕೆಗೆ ಮದುವೆಯಾಗುತ್ತದೆ. ಧನದತ್ತನಿಗೆ ಕೊಟ್ಟ ಮಾತನ್ನು ಮರೆಯದ ಸುಧಾಮೆ ತನ್ನ ಮದುವೆಯ ಮೊದಲ ರಾತ್ರಿಯ ಅಲಂಕಾರವನ್ನು ಮಾಡಿಕೊಂಡು ಧನದತ್ತನಿಗೆ ತೋರಿಸಿ ಬರಲು ಸರಿರಾತ್ರಿಯಲ್ಲಿ ಯಾರಿಗೂ ಗೊತ್ತಾಗದಂತೆ ನಟ್ಟನಡುವಿರುಳು ಸರ್ವಾಂಗಭೂಷಿತೆಯಾಗಿ ಹೊರಡುತ್ತಾಳೆ. ಆ ಕಾಲದಲ್ಲೂ ಕಟುಕ ಮನಸ್ಸಿನ ಕಳ್ಳರು, ದಗಾಕೋರರು ಇದ್ದರು. ಕೊಟ್ಟ ಮಾತಿಗೆ ತಪ್ಪದಂತೆ ನಡೆದುಕೊಳ್ಳಲು ಆ ಹೆಣ್ಣು ಮಗಳು, ಏಕಾಂಗಿಯಾಗಿ ದಾರಿಯಲ್ಲಿ ನಡೆದು ಬರುತ್ತಿರಲು ಊರು ರಕ್ಷಿಸುವ ತಳಾರನ ಕೈಗೆ ರಾತ್ರಿಗಸ್ತಿನಲ್ಲಿ ಸಿಕ್ಕಿಹಾಕಿಕೊಳ್ಳುತ್ತಾಳೆ. ತಳಾರ ಆಕೆಯನ್ನು ಉದ್ದೇಶಿಸಿ ಎಲ್ಲಿಗೆ ಹೊರಟಿರುವೆ ಪೊಲ್ಲಮಾನಸಿಯೆ (ಕೆಟ್ಟ ಹೆಂಗಸೇ) ಎಂದು ಕೇಳುತ್ತಾನೆ. ಎನಗೆ ಪಿರಿದೊಂದು ಮನವಾಳ್ತೆಯುಂಟೆಂದು ಅದನ್ನು ತೀರಿಸಿ ಮತ್ತೆ ಬರುವೆನೆಂದು ನಂತರ ತಾವು ನನ್ನನ್ನು ಶಿಕ್ಷಿಸಬಹುದೆಂದು ಬೇಡಿಕೊಂಡು ಹೊರಡುತ್ತಾಳೆ. ಹಾಗೆ ಹೊರಟ ಸುಧಾಮೆ ಮತ್ತೆ ಮಾರ್ಗಮಧ್ಯದಲ್ಲಿ ಬ್ರಹ್ಮರಾಕ್ಷಸನ ಕೈಗೆ ಸಿಕ್ಕಿಹಾಕಿಕೊಳ್ಳುತ್ತಾಳೆ. ಆ ಬ್ರಹ್ಮರಾಕ್ಷಸ ತನ್ನ ಹಸಿವನ್ನು ನೀಗಿಸಿಕೊಳ್ಳಲಿಕ್ಕೆ ಆಕೆಯನ್ನು ತಿನ್ನಲು ಹೋಗುತ್ತಾನೆ. ಆದರೆ ಆಕೆ ಆ ಬ್ರಹ್ಮರಾಕ್ಷಸನಿಗೆ ಕೈಮುಗಿದು ಇದ್ದ ವಿಷಯ ತಿಳಿಸಿ, ತನ್ನ ಕೆಲಸ ಮುಗಿದ ಮೇಲೆ ಹಿಂತಿರುಗಿ ಬಂದು ನಿನ್ನ ಆಸೆಯನ್ನು ತಣಿಸುವೆನೆಂದು ಬೇಡಿಕೊಂಡು ಎನಗೆ ಪಿರಿದೊಂದು ಮನವಾಳ್ತೆಯುಂಟೆಂದು ಈಗ ಕೊಟ್ಟ ಮಾತಿಗೆ ತಪ್ಪದ ತನ್ನ ವಚನಾನು ಪರಿಪಾಲನೆಗಾಗಿ ಬಿಟ್ಟು ಕಳುಹಿಸಲು ಬೇಡಿಕೊಳ್ಳುತ್ತಾಳೆ. ಆಕೆಯ ಮಾತನ್ನು ನಂಬಿದ ಬ್ರಹ್ಮರಾಕ್ಷಸ ಅಕೆಯನ್ನು ಬಿಟ್ಟು ಕಳಿಸುತ್ತಾನೆ. ಹಾಗೆ ಬಂದ ಆ ಹೆಣ್ಣು ಮಗಳು ದಾರಿಯಲ್ಲಿ ಕಳ್ಳನ ಕೈಗೆ ಸಿಕ್ಕಿ ಹಾಕಿಕೊಳ್ಳುತ್ತಾಳೆ. ಈಕೆಯನ್ನು ಅಡ್ಡಗಟ್ಟಿದ ಕಳ್ಳ ಆಕೆಯನ್ನೇನೂ ಮಾಡದೇ ಆಕೆಯ ಮೈಮೇಲಿದ್ದ ಒಡವೆಗಳ ಮೇಲೆ ಕಣ್ಣು ಹಾಕುತ್ತಾನೆ. ಹೀಗೆ ಮೂರೂ ಜನಕ್ಕೂ ಹೇಳಿಹೋದ



ಸುಧಾಮೆಯನ್ನು ಪರೀಕ್ಷಿಸಲು ಆ ಮೂರೂ ಜನರು ಆಕೆಯನ್ನು ಹಿಂಬಾಲಿಸುತ್ತಾರೆ. ಆಕೆಯ ಸತ್ಯಸಂಧತೆಗೆ ಮೆಚ್ಚಿ ವಾಪಸ್ಸು ಬಂದು ಅವರದ್ದೇ ಜಾಗದಲ್ಲಿ ನಿಲ್ಲುತ್ತಾರೆ. ಹೀಗೆ ಹೊರಟ ಸುಧಾಮೆ ತಾನು ಕೊಟ್ಟ ಮಾತಿನಂತೆ ಧನದತ್ತನಿಗೆ ತನ್ನ ಮದುವೆಯ ಮೊದಲ ರಾತ್ರಿಯ ಅಲಂಕಾರವನ್ನು ತೋರಿಸಲು ಬಾಗಿಲು ಬಡಿದಾಗ ಬಾಗಿಲು ತೆರೆದ ಆತ ಅಯ್ಯೋ ಇಂಥ ನಡುರಾತ್ರಿಯಲ್ಲಿ, ನೀನೇಕೆ ಬಂದೆ, ಇಂಥ ಅವೇಳೆಯಲ್ಲಿ ಕಳ್ಳರು, ತಳಾರರು, ಬ್ರಹ್ಮರಾಕ್ಷಸರು ಓಡಾಡುತ್ತಿರುತ್ತಾರೆ ಎನ್ನುತ್ತಾನೆ. ಅಷ್ಟೊತ್ತಿಗಾಗಲೇ ನಡೆದ ಘಟನೆ ಕೊಟ್ಟ ಮಾತು ಎರಡೂ ಧನದತ್ತನಿಗೆ ಮರೆತು

> **ಶಿಕ್ಷಕನೆದುರೇ ಬೆತ್ತಲಾಗಬೇಕಾದ ಮಕ್ಕಳ ಪಾಡು ನಮ್ಮ ನಾಗರಿಕ ಸಮಾಜವನ್ನು ಮತ್ತಷ್ಟು ಕಂಗೆಡಿಸಿವೆ. ಮಳವಳ್ಳಿಯ ಅತ್ಯಾಚಾರ ಪ್ರಕರಣವೇ ಇದಕ್ಕೆ ಸಾಕ್ಷಿ. ಇನ್ನೆಷ್ಟು ದಿನ ಇಂಥ ಕಿರುಕುಳಗಳನ್ನು, ಅಂತಃಕರಣವಿಲ್ಲದ ಅಮಾನವೀಯ ಅತೃಪ್ತಕಾಮ ಪಿಪಾಸುಗಳನ್ನು ನೋಡಿ ಸಹಿಸಬೇಕೋ ಗೊತ್ತಿಲ್ಲ! ಕಳ್ಳಕಾಕರಿಗೂ, ಬ್ರಹ್ಮರಾಕ್ಷಸರಿಗೂ, ರಾತ್ರಿಪಾಳಿಯಲ್ಲಿ ಊರು ರಕ್ಷಿಸುತ್ತಿದ್ದ ತಳಾರರಿಗೂ ಅಂತಃಕರಣವಿರುತ್ತಿತ್ತು. ಮನುಷ್ಯತ್ವವಿರುತ್ತಿತ್ತು. ಇಂಥ ನೈತಿಕ ನೆಲೆಯ ನೀತಿ ನಿರೂಪಣೆ ಹೇಳಿಕೊಡುವ ಪಾಠದ ಮನೆಯಲ್ಲಿ ಅದರಲ್ಲೂ ನಮ್ಮ ಕಾಲದಲ್ಲಿ ಈ ಎಲ್ಲವನ್ನೂ ಮೀರಿಸುವ ಕ್ರೌರ್ಯ, ಅಮಾನವೀಯ ಆತ್ಮಗಳು ಗೋಚರಿಸುತ್ತಿವೆ.**

ಹೋಗಿರುತ್ತದೆ. ಅದನ್ನು ಧನದತ್ತನಿಗೆ ನೆನಪಿಸಿದ ಸುಧಾಮೆ ತನ್ನ ಮದುವೆಯ ಮೊದಲ ದಿನದ ಪಸದನವನ್ನು ತೋರಿಸಲು ಬಂದ ಕಾರಣವನ್ನು ಅರುಹುತ್ತಾಳೆ. ನೀನು ಕೊಟ್ಟ ಮಾತಿಗೆ ತಪ್ಪಲಾರದೆ ಬಂದಿದ್ದೀಯೆ. ಸರ್ವಾಂಲಕಾರಭೂಷಿತೆಯಾದ ನೀನು ವಚನಪರಿ ಪಾಲಕಳು. ಆದಷ್ಟು ಬೇಗ ನೀನು ಸುರಕ್ಷಿತವಾಗಿ ಮನೆ ಸೇರಿಕೋ ಎಂದು ಆಕೆಯನ್ನು ಧನದತ್ತ ಆಕೆಯ ಸತ್ಯವಾಕ್ಯಪರಿಪಾಲನೆಗೆ ಮೆಚ್ಚಿ ಮನೆಗೆ ಕಳುಹಿಸಿ ಕೊಡುತ್ತಾನೆ. ಆ ಹೆಣ್ಣು ಮಗಳು ಕೊಟ್ಟ ಮಾತಿನಂತೆ, ತಳಾರನಲ್ಲಿಗೆ ಬರುತ್ತಾಳೆ. ತನ್ನನ್ನು ಶಿಕ್ಷಿಸಬಹುದು ಎಂದು ತಳಾರನಲ್ಲಿ ಬಿನ್ನವಿಸಿಕೊಳ್ಳುತ್ತಾಳೆ. ಆಕೆಯ ಸತ್ಯವಂತಿಕೆಗೆ ಮೆಚ್ಚಿದ ತಳಾರ ಆಕೆಯನ್ನು ಸುರಕ್ಷಿತವಾಗಿ ಮನೆಗೆ ಕಳುಹಿಸುತ್ತಾನೆ. ನಂತರ ಆಕೆ ಕಳ್ಳನ ಬಳಿ ಬರುತ್ತಾಳೆ. ಆತನೂ ನೀನು ಸತ್ಯವಂತಳು ಮಾತಿಗೆ ತಪ್ಪದೆ ನೀನು ಕೊಟ್ಟ ಮಾತಿನಂತೆ ನನ್ನ ಬಳಿ ಬಂದಿದ್ದೀಯೆ, ನಿನ್ನ ಒಡವೆ–ಬಂಗಾರವನ್ನು ಕದ್ದು ನಾನೇನು ಸೂರ್ಯಚಂದ್ರರಿರುವವರೆಗೆ ಬದುಕುವೆನೇ ಹೊರಡವ್ವ ಹೊರಡು ಎಂದು ಮನೆಗೆ ಕಳುಹಿಸುತ್ತಾನೆ. ಹಾಗೆಯೇ ಮುಂದೆ ಬಂದು ತಾನು ಬರುವವರೆಗೂ ಕಾದಿದ್ದ ಬ್ರಹ್ಮರಾಕ್ಷಸನ ಬಳಿ ಬಂದ ಸುಧಾಮೆ ಬ್ರಹ್ಮರಾಕ್ಷಸನ ಇಚ್ಛೆಯಂತೆ ತನ್ನನ್ನು ತಿನ್ನಲು ಹೇಳುತ್ತಾಳೆ. ಆದರೆ ಆ ಬ್ರಹ್ಮರಾಕ್ಷಸನೂ ಕೂಡ ಮಾತಿಗೆ ತಪ್ಪದ ಆಕೆಯ ಸತ್ಯವಂತಿಕೆಗೆ, ವಚನಪರಿಪಾಲನೆಗೆ ಮನಸೋತು ಆಕೆಯನ್ನು ತಿನ್ನದೇ ಬಿಟ್ಟು ಕಳುಹಿಸುತ್ತಾನೆ.

ಇದು ಸಾವಿರ ವರ್ಷಗಳ ಹಿಂದೆ ಕನ್ನಡನಾಡಿನಲ್ಲಿ ಹುಟ್ಟಿದ ವಡ್ಡಾರಾಧನೆಯೆಂಬ ಕನ್ನಡ ಕಥಾಸಂಕಲನದಲ್ಲಿ ಬರುವ ಸುಕುಮಾರಸ್ವಾಮಿಯ ಕತೆ. ಅಂದರೆ ಕಳ್ಳಕಾಕರಿಗೂ, ಬ್ರಹ್ಮರಾಕ್ಷಸರಿಗೂ, ರಾತ್ರಿಪಾಳಿಯಲ್ಲಿ ಊರು ರಕ್ಷಿಸುತ್ತಿದ್ದ ತಳಾರರಿಗೂ ಒಂದು ಅಂತಃಕರಣವಿರುತ್ತಿತ್ತು. ಮನುಷ್ಯತ್ವವಿರುತ್ತಿತ್ತು. ಇಂಥ ನೈತಿಕ ನೆಲೆಯ ನೀತಿ ನಿರೂಪಣೆ ಹೇಳಿಕೊಡುವ ಪಾಠದ ಮನೆಯಲ್ಲಿ ಅದರಲ್ಲೂ ನಮ್ಮ ಕಾಲದಲ್ಲಿ ಈ ಎಲ್ಲವನ್ನೂ ಮೀರಿಸುವ ಕ್ರೌರ್ಯ, ಅಮಾನವೀಯ ಆತ್ಮಗಳು ಗೋಚರಿಸುತ್ತಿವೆ. ಹತ್ತು ವರ್ಷದ ಹಾಲುಗಲ್ಲದ ಹಸುಳೆಯ ಮೇಲೆ ಶಿಕ್ಷಕನಿಂದ ಅತ್ಯಾಚಾರ, ಕೊಲೆ, ಅಂತಃಕರಣವೇ ಇಲ್ಲದೆ ನಡೆದುಕೊಳ್ಳುವ ಅನೈತಿಕ ಕೊಳಕು ಮನಸ್ಥಿತಿಗಳು ನಮ್ಮ ನಾಗರಿಕ ಸಮಾಜವನ್ನು ದಂಗುಬಡಿಸಿವೆ. ಅತ್ಯಾಚಾರ ಮತ್ತು ಸಾಯುವ ಕ್ಷಣಗಳಲ್ಲಿ ಆ ಮಗು ಇನ್ನೆಷ್ಟು ನೊಂದಿರಬೇಕು! 'ಮಕ್ಕಳಿರಲವ್ವ ಮನೆ ತುಂಬ' ಎಂದು ಹಾಡಿ, ಹಾರಾಡಿದ ನಾಡು ನಮ್ಮದು. ಇಂಥಾ ದೇಸೀ ಜಗತ್ತಿನ ಜಗುಲಿಯ ಮೇಲೆ ಇಂಥದನ್ನೆಲ್ಲಾ ನೋಡಿ ಸಹಿಸುವ ಮನಸ್ಥಿತಿ ಖಂಡಿತಾ ಕರುನಾಡಿಗಿಲ್ಲ. ಶಿಕ್ಷಣದಲ್ಲಿ ನೈತಿಕತೆಯ ಕೊರತೆಯಾದಾಗ ಮಾತ್ರ ಸಮಾಜದಲ್ಲಿ ಇಂಥ ಪಾತಕಿಗಳು ಹುಟ್ಟುತ್ತಾರೆ. ಮಳವಳ್ಳಿಯಲ್ಲಿ ಹೀಗಾದರೆ ಮನುಷ್ಯಲೋಕದ ಜೀವಜಗತ್ತಿನ ಮೇಲೆ ಇಂದು ಜಾಗತಿಕ ಮಟ್ಟದಲ್ಲಿ ಇಂತಹ ಕ್ರೌರ್ಯಗಳೇ ನಡೆಯಲು ಶುರುವಾಗಿ ಬಿಟ್ಟಿವೆ. ಇತ್ತೀಚೆಗೆ ಉಕ್ರೇನಿನಂಥ ಚಿಕ್ಕ ದೇಶದ ಮೇಲೆ ರಷ್ಯಾದ ಯುದ್ಧೋತ್ಸಾಹ ಹೇಗಿತ್ತು ಎಂಬುದನ್ನು ಇಡೀ ಜಗತ್ತು ನಿಬ್ಬೆರಗಾಗಿ ನಿಂತು ನೋಡಿದೆ. ಆ ದೇಶದ ನಾಗರಿಕತೆಯನ್ನು, ಅಲ್ಲಿನ ಶಿಕ್ಷಣ, ಕುಟುಂಬ, ಕಟ್ಟಡ, ಮನೆ, ಆಸ್ಪತ್ರೆ, ಸಾರಿಗೆ ಯಾವುದನ್ನೂ ಬಿಡದೆ ಉಡಾಯಿಸಿದ ಕ್ಷಿಪಣಿ ದಾಳಿಯನ್ನು ನೋಡಿ ಜಗತ್ತು ಬೆಚ್ಚಿ ಬೆರಗಾಗಿದೆ. ಈಗ ಚೀನಾ ತನ್ನ ಮಿಲಿಟರಿ ಬಲ ಬಳಸಿಕೊಂಡು ಟಿಬೆಟ್ ಮತ್ತು ಹಾಂಕಾಂಗ್‌ಗಳನ್ನು ಕಬಳಿಸಿ ಈಗ ತೈವಾನ್ ದ್ವೀಪರಾಷ್ಟ್ರವನ್ನು ಕಬಳಿಸಲು ಹೊಂಚು ಹಾಕಿ ಯುದ್ಧೋತ್ಸಾಹದಲ್ಲಿದೆ. ಈ ಜಗತ್ತು ರಾಜಮಹಾರಾಜರಿಂದ ಹಿಡಿದು ಮಹಾ ಯುದ್ಧಗಳ ತನಕ ರಕ್ತಪಾತಗಳನ್ನು ನೋಡಿದೆ, ಯುದ್ಧ ವಿಪ್ಲವಗಳನ್ನು ನೋಡಿದೆ. ಕ್ರಾಂತಿ ಕಹಳೆಗಳನ್ನೇ ಕೇಳಿಸಿಕೊಂಡಿದೆ. ಆದರೆ ಕ್ರೌರ್ಯಕ್ಕೂ ಒಂದು ಯುದ್ಧ ನೀತಿಯೆಂಬುದಿದೆ. ಭಾರತದ ಕುರುಕ್ಷೇತ್ರದಲ್ಲಿ ಕ್ಷಾತ್ರಧರ್ಮ ಪರಿಪಾಲನೆಗೆ ಧರ್ಮ–ಅಧರ್ಮಗಳ ಚರ್ಚೆಯ ಜೊತೆ ಯುದ್ಧಾನುಸಂಧಾನಗಳು ನಡೆದಿವೆ. ಇಲ್ಲಿ "ಧರ್ಮ ಸಂಸ್ಥಾಪನಾರ್ಥಾಯ ಸಂಭವಾಮಿ ಯುಗೇ ಯುಗೇ" ಅಂದರೆ ಭಾರತದ ಯುದ್ಧ ನೆಲದಲ್ಲಿ ಕೃಷ್ಣನ ಯುದ್ಧನೀತಿ ಹುಟ್ಟುತ್ತದೆ. ಆದರೆ ನಮ್ಮ ಕಾಲದಲ್ಲೇ ನಡೆಯುತ್ತಿರುವ ಉಕ್ರೇನ್–ರಷ್ಯಾ ಯುದ್ಧದ ನೆಲದಲ್ಲಿ ಮಾತ್ರ ಇದೀಗ ವಯಾಗ್ರ ಹುಟ್ಟುತ್ತದೆ.

ಇದು ಎಂಥ ಕಳವಳಕಾರಿ ಅಂಶ ಎಂದರೆ, ಉಕ್ರೇನಿನಲ್ಲಿ ಫೆಬ್ರವರಿ ತಿಂಗಳಿನಿಂದ ಯುದ್ಧ ಶುರುವಾಗಿದೆ. ರಷ್ಯನ್ ಸೈನಿಕರು ಯುದ್ಧೋನ್ಮಾದದಲ್ಲಿ ಎಲ್ಲರನ್ನೂ ಹೊಡೆದುರುಳಿಸಿದ್ದಾರೆ. ಅದು ಯುದ್ಧ ಯುದ್ಧ ಯುದ್ಧ. ಆದರೆ ಯುದ್ಧ ಕಾಲದಲ್ಲಿ ರಷ್ಯಾ ತನ್ನ ಯೋಧರಿಗೆ ವಯಾಗ್ರವೆಂಬ ಕಾಮೋತ್ತೇಜಕ ಮಾತ್ರೆಗಳನ್ನು ತಿನ್ನಿಸಿ ವೃದ್ಧೆಯರು ಮಕ್ಕಳು ಎನ್ನದೆ ನಾಲ್ಕು ವರ್ಷದ ಮಕ್ಕಳಿಂದ ಹಿಡಿದು ಎಂಬತ್ತೆರಡರ ವಯಸ್ಸಿನ ವಯೋವೃದ್ಧರ ಯಾರೆಂದರೆ ಅವರು ಎಲ್ಲೆಂದರೆ ಅಲ್ಲಿ ಕೈಗೆ ಸಿಕ್ಕಿದ ಅಮಾಯಕ ಉಕ್ರೇನಿನ ಹೆಣ್ಣು ಮಕ್ಕಳ ಮೇಲೆ ವಿಕೃತವಾಗಿ ಅತ್ಯಾಚಾರ ಮಾಡಿದ ಪ್ರಕರಣಗಳು ನಡೆದಿವೆ. ಹೀಗೆ ದೃಢಪಟ್ಟ ನೂರು ಅತ್ಯಾಚಾರ ಪ್ರಕರಣಗಳನ್ನು ವಿಶ್ವಸಂಸ್ಥೆ ವರದಿ ಮಾಡಿದೆ. ಉಕ್ರೇನಿನಲ್ಲಿರುವ ವಿಶ್ವಸಂಸ್ಥೆಯ ಲೈಂಗಿಕ ದೌರ್ಜನ್ಯ ವಿಭಾಗದ ವಿಶೇಷ ಪ್ರತಿನಿಧಿ ಪ್ರಮೀಳ ಪ್ಯಾಟನ್ ಈ ವರದಿಯನ್ನು ವಿಶ್ವಸಂಸ್ಥೆಗೆ ನೀಡಿದ್ದಾರೆ. ಅಯ್ಯೋ ಪ್ರಭುವೇ! ಒಂದು ಕಡೇ ಪಾಠದ ಮನೆಯಲ್ಲಿ ಅತ್ಯಾಚಾರ, ಮತ್ತೊಂದೆಡೆ ಮಠಮಾನ್ಯದಲ್ಲಿ ಅತ್ಯಾಚಾರ, ಇನ್ನೊಂದೆಡೆ ಜಾಗತಿಕ ಮಟ್ಟದ ರಣಭೂಮಿಯಲ್ಲೂ ವಯಾಗ್ರ ಬಳಸಿ ವಿಕೃತ ಅತ್ಯಾಚಾರ, ಒಟ್ಟಾರೆ ಪಾಪದ ಹೆಣ್ಣು ಮಕ್ಕಳು ಈ ಕಾಮಾಂಧರ ಕೈಗೆ ಸಿಕ್ಕಿ ನರಳಿ ಸುರಿವ ಕಣ್ಣೀರಿನ ಕತೆಯ ಕೆರೆಗೆಹಾರ. ಜಗತ್ತಿಗೆ ಬುದ್ಧಿ ಹೇಳಿ ರಕ್ಷಕರೇ ಭಕ್ಷಕರಾದರೆ ಏನಾಗಬಹುದು ಎಂಬುದಕ್ಕೆ ಅಂದೇ ಭವಿಷ್ಯ ನುಡಿದ ಪುಲಿಗೆರೆಯ ಸೋಮನಾಥನ 'ನೀತಿ ಶತಕ'ದಂತೆ.

ಧರೆ ಬೀಜಂಗಳ ನುಂಗೆ ಬೇಲಿ
ಹೊಲನೆಲ್ಲಂ ಮೇದೊಡಂ ಗಂಡ ಹೆಂ।
ಡಿರನತ್ಯುಗ್ರದಿಂ ಶಿಕ್ಷಿಸಲ್ ಪ್ರಜೆಗಳಂ
ಭೂಪಾಲಕಂ ಬಾಧಿಸಲ್ ।
ತರುವೇ ಪಣ್ಗಳ ಮೆಲ್ಲೆ ಮಾತೆ
ವಿಷಮುಂ ಪೆತ್ತರ್ಭಕಂಗೂಡಿಸಲ್ ।
ಹರ ಕೊಲ್ಲಲ್ ಪರ ಕಾಯ್ವನೇ
ಹರಹರ ಶ್ರೀ ಚೆನ್ನಸೋಮೇಶ್ವರ ॥

ಎನ್ನುವ ನೀತಿ ಶತಕ ನಮ್ಮ ಕಾಲಮಾನದ ತಲೆಮಾರಿನ ತಲ್ಲಣಗಳಿಗೆ ಹೇಳಿ ಬರೆಸಿದಂತಿದೆ. ಏನಂತೀರಿ?

ಆನ್‌ಲೈನ್ ಮೂಲಕ ಮೈಸೂರು ಪಾಲಿಕೆಯಿಂದ ಉದ್ದಿಮೆ ರಹದಾರಿ; ನೂತನ ತಂತ್ರಾಂಶಕ್ಕೆ ಚಾಲನೆ

ಮೈಸೂರು, ಅ.17(ಎಸ್‌ಪಿಎನ್)– ಆನ್‌ಲೈನ್ ಮೂಲಕ ಉದ್ದಿಮೆ ರಹದಾರಿ ಹಾಗೂ ನವೀಕರಣಕ್ಕಾಗಿ ಅರ್ಜಿ ಸಲ್ಲಿಸಲು ಮೈಸೂರು ನಗರ ಪಾಲಿಕೆ ನೂತನ ತಂತ್ರಾಂಶ ಅಭಿವೃದ್ಧಿಪಡಿಸಿದ್ದು, ಪ್ರಯೋಗಾರ್ಥ ಇಬ್ಬರು ವ್ಯಾಪಾರಿಗಳಿಗೆ ಉದ್ದಿಮೆ ರಹದಾರಿ ಪತ್ರವನ್ನು ಮೇಯರ್ ಶಿವಕುಮಾರ್ ಕೊಡುವ ಮೂಲಕ ಸೋಮವಾರ ಚಾಲನೆ ನೀಡಿದರು.

ಮೈಸೂರು ನಗರ ಪಾಲಿಕೆ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಸಭಾಂಗಣದಲ್ಲಿ ಆಯೋಜಿಸಿದ್ದ ಅಧಿಕಾರಿಗಳ ಸಭೆಯಲ್ಲಿ ನೂತನ ತಂತ್ರಾಂಶಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇಲ್ಲಿಯವರೆಗೂ ಉದ್ದಿಮೆ ರಹದಾರಿ ನವೀಕರಣ ಮತ್ತು ಹೊಸ ಉದ್ದಿಮೆ ರಹದಾರಿ ಪತ್ರ ಪಡೆಯಲು ಸಾಕಷ್ಟು ಸಮಸ್ಯೆಯಾಗುತ್ತಿತ್ತು. ಇದರಿಂದ ವ್ಯಾಪಾರಿಗಳ ಅಮೂಲ್ಯ ಸಮಯ ವ್ಯರ್ಥವಾಗುತ್ತಿತ್ತು. ಹಾಗಾಗಿ ಉದ್ದಿಮೆದಾರರಿಗೆ ಪ್ರಮಾಣ ಪತ್ರ ಪಡೆಯುವ ಸಮಯದ ಅವಧಿ ಕಡಿಮೆ ಮಾಡಲು ಮೈಸೂರು ನಗರ ಪಾಲಿಕೆ ವತಿಯಿಂದ ನೂತನ ತಂತ್ರಾಂಶ ಅಭಿವೃದ್ಧಿಪಡಿಸಿದೆ ಎಂದು ತಿಳಿಸಿದರು.

ಪ್ರಾಮಾಣಿಕತೆ– ಪಾರದರ್ಶಕತೆ: ಈಗಿನ ಇ–ತಂತ್ರಾಂಶದ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹಾಗೂ ಪ್ರಾಮಾಣಿಕತೆ ಕಾಣಬಹುದಾಗಿದೆ. ಹಣ ಪಾವತಿಸಿರುವ ರಶೀದಿಯನ್ನು ಸಹ ಉದ್ದಿಮೆದಾರರು ಆನ್‌ಲೈನ್‌ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿರುತ್ತದೆ. ನಗದು ರಹಿತ ಪಾವತಿ ಮತ್ತು ಡಿಜಿಟಲ್ ಸಹಿ ಇರುವ ಪ್ರಮಾಣ ಪತ್ರವನ್ನು ಆನ್‌ಲೈನ್ ಮೂಲಕ ನವೀಕರಣ/ಶುಲ್ಕ ಪಾವತಿಯ ಬಗ್ಗೆ ಮಾಹಿತಿಗಳನ್ನು ರವಾನಿಸಲಾಗುವುದು. ಒಟ್ಟಾರೆಯಾಗಿ ಪ್ರಸ್ತುತ ಉದ್ದಿಮೆ ಪರವಾನಿಗೆ ಶುಲ್ಕ ನಿಗದಿಪಡಿಸಿರುವುದು ಸರಿಯಲ್ಲ. ಕೆಲವೊಮ್ಮೆ ಹೆಚ್ಚಾಗಿಯೂ ಪಡೆದುಕೊಳ್ಳಲಾಗುತ್ತಿದೆ. ಇದು ಅವೈಜ್ಞಾನಿಕ ಪದ್ಧತಿ. ದುಬಾರಿ ತೆರಿಗೆ ಪದ್ಧತಿಯನ್ನು ಕೈಬಿಡುವಂತೆ ಈ ಹಿಂದೆಯೂ ಮನವಿ ಮಾಡಲಾಗಿತ್ತು ಎಂದು ಜಿಲ್ಲಾ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ.ನಾರಾಯಣಗೌಡ ಸೇರಿದಂತೆ ಇತರೆ ಉದ್ಯಮದಾರರು ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.

ಈ ಹಿಂದಿನ ನಿಗದಿತ ಶುಲ್ಕದಲ್ಲಿ ವ್ಯತ್ಯಾಸ: ಈ ಹಿಂದೆ ಕೆಲವೊಂದು ಉದ್ದಿಮೆಗಳಿಗೆ 10 ಸಾವಿರ ಇರುವುದಕ್ಕೆ 17 ಸಾವಿರ ವಿಧಿಸಲಾಗುತ್ತಿತ್ತು. ಸಿನಿಮಾ ಮಂದಿರ, ವಾಣಿಜ್ಯ ಮಳಿಗೆ, ಕಲ್ಯಾಣಮಂಟಪ ಹೀಗೆ ದುಬಾರಿ ಶುಲ್ಕ ವಿಧಿಸಲಾಗುತ್ತಿತ್ತು. ಆಸ್ತಿ ಇಂತಹ ಜಾಗದಲ್ಲಿದೆ ಎನ್ನುವುದನ್ನು ಖಚಿತಪಡಿಸಿ ಶುಲ್ಕ ಕಟ್ಟಿಸಿಕೊಳ್ಳುವುದು ಸರಿಯಲ್ಲ. ಇದಕ್ಕೆ ಪರ್ಯಾಯವಾಗಿ ಯಾವ ಕೆಟಗರಿ ವಿದ್ಯುತ್ ಸಂಪರ್ಕವನ್ನು ಉದ್ದಿಮೆದಾರರು ಪಡೆದಿದ್ದಾರೆ ಎಂಬುದನ್ನು ಆಧರಿಸಿ ತೆರಿಗೆ ವಿಧಿಸಬೇಕು ಎಂಬುದು ನಮ್ಮ ಬಹುದಿನಗಳ ಬೇಡಿಕೆ ಎಂದರು. ಇದಕ್ಕೆ ಪ್ರಕ್ರಿಯಿಸಿದ ಮೇಯರ್ ಶಿವಕುಮಾರ್ ಶುಲ್ಕದ ಬಗ್ಗೆ ಮತ್ತೊಂದು ಸಭೆ ಕರೆದು ನಿಮ್ಮ ಸಮಸ್ಯೆ ಆಲಿಸಿ, ನಂತರ ಕೌನ್ಸಿಲ್‌ನಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ನಮ್ಮ ತೊಂದರೆ ಬಗೆಹರಿಸಿ: ಮೂರು ವರ್ಷಗಳಿಂದಲೂ ಶುಲ್ಕ ಪರಿಷ್ಕರಣೆ ಮಾಡಿಲ್ಲ. ಈಗ ತಂತ್ರಾಶವನ್ನಷ್ಟೇ ಮಾಡಲಾಗಿದೆ ಎಂದು ಪಾಲಿಕೆ ಆಯುಕ್ತ ಲಕ್ಷ್ಮೀಕಾಂತ ರೆಡ್ಡಿ ಸಭೆಗೆ ತಿಳಿಸಿದರು.

ಇದಕ್ಕೆ ಬೇಸರ ವ್ಯಕ್ತಪಡಿಸಿದ ಮೈಸೂರು ಸಂಘ–ಸಂಸ್ಥೆಗಳ ಅಧ್ಯಕ್ಷ ಬಿ.ಎಸ್. ಪ್ರಶಾಂತ್, ಉದ್ದಿಮೆ ಪರವಾನಗಿ ಶುಲ್ಕ ನಿಗದಿಪಡಿಸುವಾಗ ನಮ್ಮನೂ ಕರೆದು ಚರ್ಚಿಸಬೇಕು. ಕೇವಲ ನಗರ ಪಾಲಿಕೆ ಸದಸ್ಯರಷ್ಟೇ ಕುಳಿತು ಚರ್ಚಿಸಿದರೆ ನಮ್ಮ ಕಷ್ಟ ಅವರಿಗೆ ಅರ್ಥವಾಗುವುದಿಲ್ಲ. ನಗರ ಅಭಿವೃದ್ಧಿಯಾಗುವುದು ನಾವು ತೆರಿಗೆ ಪಾವತಿಸಿದರೆ ಮಾತ್ರ. ಹಾಗಾಗಿ ನಗರದ ಎಲ್ಲಾ ಭಾಗದಲ್ಲಿ ಉದ್ದಿಮೆ ಪರ ವಾನಗಿ ಪ್ರಮಾಣ ಪತ್ರವನ್ನು ಎಲ್ಲಾ ವ್ಯಾಪಾರಿಗಳು ಪಡೆದಿದ್ದಾರೆ ಎಂಬುದು ಕುರಿತು ಅಧಿಕಾರಿಗಳು ಪರಿಶೀಲಿಸಬೇಕು. ಕೇವಲ ತೆರಿಗೆ ಕಟ್ಟಿದವರನ್ನೇ ಅಧಿಕಾರಿಗಳು ಮತ್ತೆ ಮತ್ತೆ ಕಟ್ಟಿ ಎನ್ನುವುದು ಸರಿ ಯಲ್ಲ. ಇಂತಹ ಸಣ್ಣ ಸಣ್ಣ ಸಮಸ್ಯೆಗಳು ಬಗೆಹರಿಸಬೇಕು ಎಂದು ಮನವಿ ಮಾಡಿದರು.

ಮತ್ತೊಂದು ಸಭೆಯಲ್ಲಿ ಚರ್ಚೆ: ಈ ಸಭೆಯಲ್ಲಿ ಹೇಳಿಕೊಳ್ಳುತ್ತಿರುವ ನಿಮ್ಮ ಸಮಸ್ಯೆಗಳ ಬಗ್ಗೆ ಮುಂದಿನ ಸಭೆ ಆಯೋಜಿಸಿ ಚರ್ಚಿಸೋಣ, ಹೊಸ ವ್ಯವಸ್ಥೆ ಜಾರಿಗೆ ಸಹಕಾರ ನೀಡಬೇಕು ಎಂದು ಮೇಯರ್ ಶಿವಕುಮಾರ್ ಸಂಘ–ಸಂಸ್ಥೆಗಳ ಮುಖಂಡರಲ್ಲಿ ಮನವಿ ಮಾಡಿದರು. ಈ ವೇಳೆ ಉಪಮೇಯರ್ ಡಾ.ಜಿ.ರೂಪ ಯೋಗೀಶ್, ನಗರ ಪಾಲಿಕೆ ಸದಸ್ಯರಾದ ಅಶ್ವಿನಿ ಅನಂತು, ಮಾಜಿ ಮೇಯರ್ ಅಯೂಬ್‌ಖಾನ್, ನಗರಪಾಲಿಕೆ ಆಯುಕ್ತ ಲಕ್ಷ್ಮಿಕಾಂತರೆಡ್ಡಿ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.



ಕಾಗದ ರಹಿತ ಸೇವೆ

"ಫಲಾನುಭವಿಗಳು http://www.mysurucitycorporation .co.in / websitemysuru/home.aspx.co.in ವೆಬ್‌ಸೈಟ್ ಓಪನ್ ಮಾಡಿ, ಉದ್ದಿಮೆ ರಹದಾರಿ ಆನ್‌ಲೈನ್ ಸೇವೆಗಳು ಫೈಲ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಉದ್ದಿಮೆ ಪರವಾನಗಿ ಗುರುತಿನ ಸಂಖ್ಯೆ ನಮೂದಿಸಿ ಅಥವಾ ಅರ್ಜಿದಾರರ ಹೆಸರು ನಮೂದಿಸಿ ಅಗತ್ಯ ದಾಖಲಾತಿಗಳನ್ನು ಅಪ್ ಲೋಡ್ ಮಾಡಿ ರಹದಾರಿ ಪ್ರಮಾಣಪತ್ರವನ್ನು ಸುಲಭವಾಗಿ ಪಡೆಯಬಹುದು. ಉದ್ದಿಮೆದಾರರು ತಾವು ಕುಳಿತಲ್ಲಿಯೇ ರಹದಾರಿ ಪರವಾನಗಿ ಶುಲ್ಕವನ್ನು ಪಾವತಿಸಿ ಪ್ರಮಾಣ ಪತ್ರ ಪಡೆಯಲು ಅನುಕೂಲವಾಗುತ್ತದೆ. ಅಲ್ಲದೆ, ಮಧ್ಯವರ್ತಿಗಳ ಸಹಾಯ ವಿಲ್ಲದೆ ಸರಳ ವಿಧಾನದ ಮೂಲಕ ರಹದಾರಿ ಪತ್ರ ಪಡೆಯಬಹುದಾಗಿರುತ್ತದೆ. ಇದೊಂದು ಕಾಗದ ರಹಿತ ಸೇವೆ. **–ಶಿವಕುಮಾರ್, ಮೇಯರ್**

Printed by T.S. Gopinath, Published by M. Govinde Gowda on behalf of Academy Newspapers Private Limited, 15-C Industrial 'A' Layout, Bannimantap, Mysore-570 015 and Printed at Academy Newspapers Private Limited, 15-C Industrial 'A' Layout, Bannimantap, Mysore-570 015 and Published at 15-C Industrial 'A' Layout, Bannimantap, Mysore-570 015, Editor: M. Govinde Gowda Ph: 2496520 / 2496521 / 2496526 / 2496527 / 2496528. Fax: 0821-2496525. CITY OFFICES: Visveswaraya Building, III Floor, K.R. CIRCLE, MYSORE-570 001, Ph: 2431774 and No. 114, D. DEVARAJ URS ROAD (Opposite Big Bus), MYSORE-570 001. Ph: 2428695. RNI Reg. No. 36581 / 1980 E-mail address: news@mysurumithra.com For advertisements: ad@mysurumithra.com, website: www.mysurumithra.com

ಖ್ಯಾತ ಹಿರಿಯ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥರ 91ನೇ ಹುಟ್ಟುಹಬ್ಬ ಆಚರಣೆ

ನನ್ನ ಸಾಹಿತ್ಯದ ಬಹುದೊಡ್ಡ ಗುರು ರಾಜೀವ್ ತಾರಾನಾಥರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಚಂದ್ರಶೇಖರ ಕಂಬಾರರ ಮುಕ್ತ ನುಡಿ, ಹಾರೈಕೆ



ಮೈಸೂರಿನ ಸರಸ್ವತಿಪುರಂ ಜೆಎಸ್‌ಎಸ್ ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ಸೋಮವಾರ ನಡೆದ ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ ಅವರ 91ನೇ ಹುಟ್ಟುಹಬ್ಬ ಸಮಾರಂಭದಲ್ಲಿ ಅವರನ್ನು ಅಭಿನಂದಿಸಲಾಯಿತು.

ಮೈಸೂರು, ಅ.17(ಎಸ್‌ಬಿಡಿ)– ಪಂಡಿತ್ ರಾಜೀವ ತಾರಾನಾಥ್ ಅವರು ನನ್ನ ಸಾಹಿತ್ಯದ ಬಹುದೊಡ್ಡ ಗುರುಗಳು ಎಂದು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಡಾ.ಚಂದ್ರಶೇಖರ ಕಂಬಾರ ತಿಳಿಸಿದರು.

ಪಂಡಿತ್ ರಾಜೀವ್ ತಾರಾನಾಥ ಸನ್ಮಾನ ಟ್ರಸ್ಟ್ ವತಿಯಿಂದ ಮೈಸೂರಿನ ಸರಸ್ವತಿಪುರಂ ಜೆಎಸ್‌ಎಸ್ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ಸೋಮವಾರ ಸುತ್ತೂರು ಶ್ರೀಗಳ ಸಾನ್ನಿಧ್ಯದಲ್ಲಿ ನಡೆದ ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ ಅವರ 91ನೇ ಹುಟ್ಟುಹಬ್ಬ ಸಮಾರಂಭದಲ್ಲಿ ಅವರು ಮಾತನಾಡಿದರು. ನವ್ಯ ಸಾಹಿತ್ಯ ಕಾಲಘಟ್ಟದಲ್ಲಿ ನನ್ನ 'ಹೇಳತೀನ ಕೇಳ' ಪದ್ಯವನ್ನು ಮೆಚ್ಚಿದ ಪಂಡಿತ್ ರಾಜೀವ್ ತಾರಾನಾಥ್ ಅವರು ತಮ್ಮ ಮನೆಗೆ ಕರೆದೊಯ್ದಿದ್ದರು. ಮನೆಯಲ್ಲಿದ್ದ 2 ಬ್ರೆಡ್ ತುಂಡುಗಳನ್ನು ಇಬ್ಬರೂ ತಿಂದು ಬೆಳಗಿನ ಜಾವದವರೆಗೂ ಮಾತನಾಡಿದ್ದೆವು. ಅಲ್ಲಿಂದ ಈವರೆಗೆ ನಾನು ಬರೆಯುವ ಪ್ರತಿಯೊಂದು ಅಕ್ಷರವನ್ನೂ ತಾರಾನಾಥ್ ಅವರಿಗೆ ತೋರಿಸಿ ನಂತರ ಮುದ್ರಣ ಮಾಡಿಸುತ್ತೇನೆ. ನ್ಯೂಯಾರ್ಕ್‌ನಲ್ಲಿ ನಡೆದ ಸಮಾವೇಶವೊಂದರಲ್ಲಿ ಭಾರತದ ಇತಿಹಾಸದ ಕುರಿತು ಮಾತನಾಡಿದ ನನ್ನನ್ನು ಅಂದಿನ ಪ್ರಧಾನಿ ವಾಜಪೇಯಿ ಹಾಗೂ ಮಾಜಿ ಪ್ರಧಾನಿಯಾಗಿದ್ದ ಪಿ.ವಿ.ನರಸಿಂಹರಾವ್ ಅವರು ಪ್ರಶಂಸಿಸಿದ್ದರು. ಆದರೆ ಅಂದು ನಾನು ಮಂಡಿಸಿದ ವಿಚಾರಗಳು ಪಂಡಿತ್ ರಾಜೀವ್ ತಾರಾನಾಥ್ ಅವರು ಹೇಳಿಕೊಟ್ಟಿದ್ದು ಎಂದು ಸ್ಮರಿಸಿಕೊಂಡರು. ರಾಜೀವ್ ತಾರಾನಾಥ್ ಅವರು ವಿಮರ್ಶಾ ಲೇಖನ ಬರೆಯದಿದ್ದರೂ ನನ್ನಂತಹವರ ಮೂಲಕ ಅಥವಾ ಇಂತಹ ಸಭೆಗಳಲ್ಲಿ ವಿಚಾರ ಹಂಚಿಕೊಳ್ಳುವ ಮೂಲಕ ಸಾಹಿತ್ಯದ ದಿಕ್ಕನ್ನೇ ಬದಲಿಸಿದ್ದಾರೆ. ಆದರೆ ಅವರ ಸಾಹಿತ್ಯ ಸೇವೆಯನ್ನು ಸರಿಯಾದ ರೀತಿಯಲ್ಲಿ ಗುರುತಿಸಿಲ್ಲ. ದೂರದೃಷ್ಟಿತ್ವ, ಇತಿಹಾಸ ಕಲ್ಪನೆ, ಭೂತ, ವರ್ತಮಾನ ಹಾಗೂ ಭವಿಷ್ಯದ ಆಗುಹೋಗುಗಳ ಬಗ್ಗೆ ಪರಾಮರ್ಶಿಸುವ ಸಾಮರ್ಥ್ಯವುಳ್ಳ ರಾಜೀವ್ ತಾರಾನಾಥ್ ಅವರು ನನ್ನ ಸಾಹಿತ್ಯದ ಬಹುದೊಡ್ಡ ಗುರುಗಳು. ಇವರು ಆರೋಗ್ಯವಂತರಾಗಿ ನೂರಾರು ವರ್ಷ ನಮ್ಮೊಡನಿದ್ದು ಮಾರ್ಗದರ್ಶನ ನೀಡಲಿ ಎಂದು ಹಾರೈಸಿದರು.

ಸಂಗೀತದ ಗಂಗೆ: ಪಂಡಿತ್ ರಾಜೀವ್ ತಾರಾನಾಥ್ ಅವರ ಶಿಷ್ಯ, ಖ್ಯಾತ ಸಂಗೀತಗಾರ ಉಸ್ತಾದ್ ಫಯಾಜ್ ಖಾನ್ ಮಾತನಾಡಿ, ಪಂಡಿತ್ ರಾಜೀವ್ ತಾರಾನಾಥ್ ಅವರು ಸಂಗೀತದ ಗಂಗೆ. ಇವರು ಗಂಗೆಯಷ್ಟೇ ಪವಿತ್ರ ಹಾಗೂ ಪರಿಶುದ್ಧ. ಅನುಭವದಿಂದಲೇ ಪ್ರತಿಯೊಂದು ಸ್ವರವನ್ನು ಮುಟ್ಟಿ ಅದಕ್ಕೆ ನ್ಯಾಯ ಒದಗಿಸುವುದನ್ನು ಕಲಿಯಲು ಗುರು ಇರಲೇಬೇಕು. ಹಾಗೆಯೇ ಪಂಡಿತ್ ರಾಜೀವ್ ತಾರಾನಾಥ ಅವರಿಂದ ನನ್ನ ಗಾಯನದಲ್ಲಿ ಬಹಳಷ್ಟು ಬದಲಾವಣೆ ಆಗಿದೆ. ನಾನು ಅವರಿಂದ ಕೃತಾರ್ಥನಾಗಿದ್ದೇನೆ ಎಂದು ಬಣ್ಣಿಸಿದರು.

ಏಕಮೇವ ಸಾಧಕ: ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಮನು ಬಳಿಗಾರ್ ಮಾತನಾಡಿ, ಪಂಡಿತ್ ರಾಜೀವ್ ತಾರಾನಾಥ್ ಅವರ ತಂದೆ ತಾರಾನಾಥ್ ಅವರು ಶ್ರೇಷ್ಠ ಬರಹಗಾರರು ಹಾಗೂ ಸಂಗೀತಗಾರರಾಗಿದ್ದರೆ, ತಾಯಿ ಸುಮತಿ ಅವರು ಸರೋಜಿನಿನಾಯ್ಡು ಅವರಂತಹ ಮೇರು ಸಾಧಕಿಯರ ಒಡನಾಟದಲ್ಲಿದ್ದು ಮಹಿಳೆಯರ ಪರ ದೊಡ್ಡ ಧ್ವನಿಯಾಗಿದ್ದವರು. ಈ ಶ್ರೇಷ್ಠ ದಂಪತಿ ಪುತ್ರ ರಾಜೀವ್ ತಾರಾನಾಥ್ ಅವರು ಸಂಗೀತದ ಮೂಲಕವೇ ಎಲ್ಲವನ್ನೂ ಸಾಧಿಸಿದ ವಿಶ್ವದ ಏಕೈಕ ವ್ಯಕ್ತಿ. ಪರರ ವಿಮರ್ಶೆಯ ಜೊತೆಗೆ ಸ್ವವಿಮರ್ಶೆಯನ್ನೂ ಮಾಡಿಕೊಳ್ಳುವ ಗುಣ ಇವರಲ್ಲಿದೆ. ಅಧ್ಯಯನ ಕಡಿಮೆ ಉಪನ್ಯಾಸ ಹೆಚ್ಚು ಎನ್ನುವವರ ಸಂಖ್ಯೆ ಹೆಚ್ಚಾಗಿರುವ ಸಂದರ್ಭದಲ್ಲಿ ಸಂಗೀತ, ಸಾಹಿತ್ಯದ ಜೊತೆಗೆ ಮಾತುಗಾರಿಕೆಯನ್ನೂ ಅಧ್ಯಯನ, ಅಭ್ಯಾಸದ ಮೂಲಕವೇ ರೂಢಿಸಿಕೊಂಡಿರುವ ಆದರ್ಶ ವ್ಯಕ್ತಿ. ಮೇಲಾಗಿ ರಾಜೀವ್ ತಾರಾನಾಥ ಅವರು ಅಪ್ಪಟ ಮನುಷ್ಯ. ನಾವೆಲ್ಲಾ ಇವರ ಆದರ್ಶ ಪಾಲನೆ ಮಾಡೋಣ ಎಂದು ಆಶಿಸಿದರು. ಇದೇ ವೇಳೆ ಪಂಡಿತ್ ರಾಜೀವ್ ತಾರಾನಾಥ ಅವರನ್ನು ಆತ್ಮೀಯವಾಗಿ ಅಭಿನಂದಿಸಲಾಯಿತು. ಗಣೇಶ ಅಮೀನಗಡ ಹಾಗೂ ರಘುಪತಿ ತಾಮ್ಹನ್‌ಕರ್ ಸಂಪಾದಿಸಿರುವ 'ಪಂಡಿತ್ ರಾಜೀವ್ ತಾರಾನಾಥ ಸರೋದ್ ಸ್ವರಯಾನ' ಕೃತಿಯ ಎರಡನೇ ಮುದ್ರಣವನ್ನು ಗಣ್ಯರು ಬಿಡುಗಡೆ ಮಾಡಿದರು. ಅಂಶನ್ ಕುಮಾರ್ ನಿರ್ದೇಶಿಸಿರುವ 'ಪಂಡಿತ್ ರಾಜೀವ್ ತಾರಾನಾಥ–ಎ ಲೈಫ್ ಇನ್ ಮ್ಯೂಸಿಕ್' ಸಾಕ್ಷ್ಯಚಿತ್ರ ಪ್ರದರ್ಶಿಸಲಾಯಿತು. ರಾಜೀವರ ಶಿಷ್ಯರು ಸರೋದ್ ಕಚೇರಿ ನಡೆಸಿಕೊಟ್ಟರು. ಕಾರ್ಯಕ್ರಮದ ಆರಂಭದಲ್ಲಿ ದೇಶ–ವಿದೇಶದಲ್ಲಿ ನೆಲೆಸಿರುವ ಪಂಡಿತ್ ರಾಜೀವ್ ತಾರಾನಾಥ ಅವರ ಶಿಷ್ಯರು, ಅಭಿಮಾನಿಗಳು, ಹಿತೈಷಿಗಳು ಹುಟ್ಟುಹಬ್ಬದ ಶುಭಾಶಯ ಕೋರಿರುವ ವಿಡಿಯೋ ತುಣುಕುಗಳನ್ನು ಪ್ರಸಾರ ಮಾಡಲಾಯಿತು.

ಕನ್ನಡ ನಾಡಲ್ಲಿ ದೊಡ್ಡ ಹೃದಯವಿದೆ...

ಮೈಸೂರು: ಜನ ನನಗೆ ತುಂಬಾ ಪ್ರೀತಿ, ವಿಶ್ವಾಸ ತೋರಿದ್ದಾರೆ. ಹಾಗಲಕಾಯಿಯಂತಹ ನನ್ನ ಕಹಿ ಮಾತುಗಳನ್ನು ನುಂಗಿ ಸಹಿಸಿಕೊಂಡಿದ್ದಾರೆ. ಇದಕ್ಕಾಗಿ ನಾನು ಎಲ್ಲರಿಗೂ ಚಿರಋಣಿ ಎಂದು ಪಂಡಿತ್ ರಾಜೀವ್ ತಾರಾನಾಥ ಹೇಳಿದರು. ನಾನು 90 ವರ್ಷ ದಾಟಿದ್ದೇನೆ. ಈ ವಯಸ್ಸಿನಲ್ಲಿ ಹುಟ್ಟುಹಬ್ಬ ಸಂಭ್ರಮಿಸಿ ಎದುರು ನೋಡುವುದೇನಿದೆ. ಆದರೂ ನನಗೆ ಜನರ ಪ್ರೀತಿ, ವಿಶ್ವಾಸ ಸಿಕ್ಕಿದೆ. ನಾನು ಹೇಳಿರುವ ನಿಮಗೆ ಬೇಡವಾದ ವಿಚಾರಗಳನ್ನೂ ಸಹಿಸಿಕೊಂಡಿದ್ದೀರಿ. ನಿಮ್ಮೆಲ್ಲರಿಗೂ ನಾನು ಆಭಾರಿ. ಇಂದು ಹಾರ, ತುರಾಯಿ, ಟೋಪಿ(ಪೇಟ)ಗಳ ಸುರಿಮಳೆಯಾಗಿದೆ. ಇದು ಬಹಳ ಸಂತೋಷದ ದಿನ ಎಂದರು. ನನ್ನ ಮಾತೃಭಾಷೆ ತಮಿಳು. ಆದರೆ ನಾನು ಬೆಳೆದಿದ್ದು, ಗಳಿಸಿದ್ದು, ಮೈಗೂಡಿಸಿಕೊಂಡಿದ್ದೆಲ್ಲಾ ಕನ್ನಡ ನಾಡಿನಲ್ಲಿ. ಸಂಗೀತದಲ್ಲಿ ದಿಲ್ದಾರ್ ಇದೆ. ದೊಡ್ಡ ಹೃದಯವಿದೆ. ಆದರೆ ನಮ್ಮ ಜಾತಿಯವರಲ್ಲ ಎಂಬ ಕಾರಣಕ್ಕೆ ಹಲವರು ಮಹಾನ್ ಸಾಧಕರನ್ನು ನೆನೆಯುವ ಕ್ಷಮತಾ ಗುಣ ಕಳೆದುಕೊಂಡಿದ್ದೇವೆ. ಅವರನ್ನು ಒಪ್ಪಿ ಕಾಲಿಗೆ ಬಿದ್ದು, ಸಂಗೀತ ಕಲಿತಿರುವ ನಾವು ನಂತರ ಮರೆಯಬಾರದು. ನನ್ನ ಗುರು ಉಸ್ತಾದ್ ಅಲಿ ಅಕ್ಬರ್ ಖಾನ್ ಸಾಹೇಬರು ಪ್ರೀತಿ ಕೊಟ್ಟರು. ಒಂದು ರೂಪಾಯಿ ತೆಗೆದುಕೊಳ್ಳದೇ ಸಂಗೀತ ಕಲಿಸಿದರು. ಅವರೇ ನನ್ನ ಸಂಗೀತ ದೇವರು. ಅನೇಕರು ಕರುನಾಡಿಗೆ ಸಿಹಿಯನ್ನು ಹಂಚಿದರು. ಅಂತಹ ಸಿಹಿ ಕುಡಿಯುವ ಕಾಲ ಮತ್ತೆ ಬರಬೇಕು. ಸಂವೇದನೆ, ವಿವೇಚನೆ, ಸಹನೆ, ಸೂಕ್ಷ್ಮ ಸಂವೇದನೆ ಪ್ರತಿಯೊಬ್ಬರ ಮನಸ್ಸಿನಲ್ಲಿರಬೇಕು. ಸಂಗೀತದಲ್ಲಿ ಇದೆಲ್ಲ ಸಿಗುತ್ತದೆ. ಸಂಗೀತಗಾರನಿಗೆ ಮಸೀದಿ ಅಥವಾ ಗುಡಿಗೆ ಹೋಗುವ ಪ್ರಶ್ನೆ ಇಲ್ಲ. ಆತ ಸಂಗೀತದೊಳಗೆ ಹೋಗುತ್ತಾನೆ. ಸಂಗೀತದಲ್ಲಿ ಬದುಕಿ, ಸಂಗೀತದಲ್ಲಿಯೇ ಸಾಯುತ್ತಾನೆ. ಬೇರೇನು ಇಲ್ಲ ಎಂದರು.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಡಿ.ವೈ.ಚಂದ್ರಚೂಡ್ ನ.9ರಂದು ಅಧಿಕಾರ ಸ್ವೀಕಾರ



ದೆಹಲಿ: ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ನವೆಂಬರ್ 9ರಂದು ಭಾರತದ ಮುಖ್ಯ ನ್ಯಾಯ ಮೂರ್ತಿಯಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ ಎಂದು ಕಾನೂನು ಸಚಿವ ಕಿರಣ್ ರಿಜಿಜು ಇಂದು ತಿಳಿಸಿದ್ದಾರೆ. ನ.8 ರಂದು ನಿವೃತ್ತರಾಗಲಿರುವ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಅವರು ನ್ಯಾಯಮೂರ್ತಿ ಚಂದ್ರಚೂಡ್ ಅವರನ್ನು ಉತ್ತರಾಧಿಕಾರಿಯನ್ನಾಗಿ ಶಿಫಾರಸು ಮಾಡಿದ್ದಾರೆ.

ಅಪ್ಪ ವರುಣಾದಲ್ಲಿ ನಿಂತರೆ ನಾನು ಎಲ್ಲೂ ಸ್ಪರ್ಧೆ ಮಾಡಲ್ಲ



ಬೆಂಗಳೂರು: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದಿಂದ ಸ್ಪರ್ಧಿಸುವ ತೀರ್ಮಾನ ಮಾಡಿದರೆ ನಾನು ಪಕ್ಷದ ಕಾರ್ಯಕರ್ತ ಹಾಗೂ ಆ ಕ್ಷೇತ್ರದ ಹಿಂದಿನ ಶಾಸಕನಾಗಿ ಅವರ ಪರ ಕೆಲಸ ಮಾಡಬೇಕಾಗುತ್ತದೆ ಎಂದು ಅವರ ಪುತ್ರ, ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ತಂದೆ ಸಿದ್ದರಾಮಯ್ಯ ಅವರು ಮತ್ತೆ ವರುಣಾ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಸುಳಿವು ನೀಡಿದ ಅವರು, ಸಿದ್ದರಾಮಯ್ಯ ಅವರು ವರುಣದಿಂದ ಸ್ಪರ್ಧೆ ಮಾಡ್ತಾರಾ ಎಂದು ಸಾಕಷ್ಟು ಜನ ಕೇಳಿದ್ದಾರೆ. ನಾನು ಸಾಕಷ್ಟು ಬಾರಿ ಉತ್ತರ ಹೇಳಿದ್ದೇನೆ. ತಂದೆಯವರು ಎಲ್ಲಿ ನಿಲ್ಲಬೇಕು ಎಂದು ಇನ್ನೂ ತೀರ್ಮಾನ ಮಾಡಿಲ್ಲ. ಅವರು ವರುಣಾದಲ್ಲಿ ನಿಲ್ಲಬಹುದು, ಬೇರೆ ಕಡೆಯಾದರು ನಿಲ್ಲಬಹುದು ಎಂದು ಹೇಳಿದರು. ವರುಣಾ ಕ್ಷೇತ್ರ ಬಿಟ್ಟು ಬೇರೆ ಕಡೆಯಲ್ಲು ಅವರಿಗೆ ಆಹ್ವಾನವಿದೆ. ವರುಣಾ ಕ್ಷೇತ್ರದಲ್ಲಿ ನಿಲ್ಲಬೇಕು ಎಂದು ಅಪ್ಪ ತೀರ್ಮಾನ ಮಾಡಿದರೆ ನಾನು ಪಕ್ಷದ ಕಾರ್ಯಕರ್ತ ಹಾಗೂ ಆ ಕ್ಷೇತ್ರದ ಹಿಂದಿನ ಶಾಸಕನಾಗಿ ಅವರ ಪರ ಕೆಲಸ ಮಾಡಬೇಕಾಗುತ್ತದೆ. ಅಪ್ಪ ನಿಂತರೆ ನಾನು ಎಲ್ಲೂ ಸ್ಪರ್ಧೆ ಮಾಡಲ್ಲ. ಕ್ಷೇತ್ರದಲ್ಲಿ ಕೆಲಸ ಮಾಡಬೇಕಾಗುತ್ತದೆ. ಅಪ್ಪನಿಗಾಗಿ ಪ್ರಚಾರ ಮಾಡ್ತೇನೆ. ಇದರಲ್ಲಿ ತ್ಯಾಗ ಏನೂ ಇಲ್ಲ. ತಂದೆ ನಿಲ್ಲುತ್ತಾರೆ ಎಂದರೆ ಬೇರೆಯವರೂ ಕ್ಷೇತ್ರ ಬಿಟ್ಟು ಕೊಡ್ತಾರೆ. ನಾನು ಕೂಡ ಪಕ್ಷದ ಕಾರ್ಯಕರ್ತನಾಗಿ ಬಿಟ್ಟು ಕೊಡ್ತೇನೆ ಎಂದು ಹೇಳಿದರು.

ಕರ್ನಾಟಕದಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದ ಮೇಲೆ ನೆಗೆಟಿವ್ ಜಾಹೀರಾತುಗಳ ಕರಿ ನೆರಳು!

ಬೆಂಗಳೂರು: ನವೆಂಬರ್ 2 ರಿಂದ 4 ರವರೆಗೆ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಕರ್ನಾಟಕ ರೆಡ್ ಕಾರ್ಪೆಟ್ ಹಾಸುತ್ತಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಕಂಡುಬರುತ್ತಿರುವ ನಕಾರಾತ್ಮಕ ಪೋಸ್ಟ್‌ಗಳು ಮತ್ತು ಜಾಹೀರಾತುಗಳ ಮಿಂಚಿನದಾಳಿ ಅಂತರರಾಷ್ಟ್ರೀಯ ಹೂಡಿಕೆ ಜಗತ್ತನ್ನು ಬೆಚ್ಚಿಬೀಳಿಸಿದೆ.

ದೇಶದಲ್ಲಿ (ಭಾರತ) ರಾಜಕೀಯ ಮತ್ತು ವ್ಯಾಪಾರದ ವಾತಾವರಣವು ಅನುಕೂಲಕರವಾಗಿಲ್ಲ ಎಂದು ಹೇಳುವಂತ ವಿದೇಶಿ ದಿನಪತ್ರಿಕೆಯಲ್ಲಿನ ಜಾಹೀರಾತು ಹೂಡಿಕೆದಾರರನ್ನು ಎಚ್ಚರಿಸಲು ಪ್ರಯತ್ನಿಸುತ್ತದೆ. 'ಪ್ರಧಾನಿ ಮೋದಿ ಸರ್ಕಾರ ಅಧಿಕಾರಿಗಳು ರಾಜಕೀಯ ಮತ್ತು ವ್ಯಾಪಾರ ಪ್ರತಿಸ್ಪರ್ಧಿಗಳನ್ನು ಹಣಿಯಲು ದೇಶದ ತನಿಖಾ ಸಂಸ್ಥೆಗಳನ್ನು ಅಸ್ತ್ರವಾಗಿಸಿಕೊಂಡು ಕಾನೂನಿನ ನಿಯಮಗಳನ್ನು ನಾಶಪಡಿಸಿದ್ದಾರೆ ಮತ್ತು ಹೂಡಿಕೆದಾರರಿಗೆ ಭಾರತವನ್ನು ಅಸುರಕ್ಷಿತವಾಗಿಸಿದ್ದಾರೆ. ನೀವು ಭಾರತದಲ್ಲಿ ಹೂಡಿಕೆದಾರರಾಗಿದ್ದರೆ, ನೀವು ಮುಂದಿನವರಾಗಿರಬಹುದು.... ಮೋದಿಯವರ ಆಳ್ವಿಕೆಯಲ್ಲಿ ಕಾನೂನಿನ ಕುಸಿತವು ಭಾರತವನ್ನು ಹೂಡಿಕೆ ಮಾಡಲು ಅಪಾಯಕಾರಿ ಸ್ಥಳವನ್ನಾಗಿ ಮಾಡಿದೆ' ಎಂದು ಪೋಸ್ಟ್ ಹೇಳುತ್ತದೆ.

ಅನೇಕ ಕೈಗಾರಿಕೋದ್ಯಮಿಗಳು ಮತ್ತು ಪ್ರಮುಖ ನಾಯಕರು ಬೆಂಗಳೂರಿಗೆ ಪ್ರಯಾಣ ಕೈಗೊಳ್ಳಲು ಯೋಜನೆಗಳನ್ನು ರೂಪಿಸುತ್ತಿರುವ ಹೊತ್ತಲ್ಲಿ ಈ ಕಳವಳ ವ್ಯಕ್ತವಾಗಿದೆ. ತಜ್ಞರು ಇದರಿಂದಾಗುವ ನಷ್ಟದ ಬಗ್ಗೆ ಚರ್ಚಿಸುತ್ತಿದ್ದರೆ, ಕೈಗಾರಿಕಾ ಸಚಿವ ಎನ್. ಮುರುಗೇಶ್ ನಿರಾಣಿ, 'ಇದು ಹೂಡಿಕೆದಾರರ ಭಾವನೆ ಮೇಲೆ ಪರಿಣಾಮ ಬೀರುವುದಿಲ್ಲ' ಎಂದಿದ್ದಾರೆ. ಟಿಎನ್‌ಐಇ ಜೊತೆಗೆ ಮಾತನಾಡಿದ ಅವರು, 'ನಾವು ನಮ್ಮ ಕೆಲಸವನ್ನು ಮಾಡಿದ್ದೇವೆ. ಹೂಡಿಕೆದಾರರಿಗೆ ಆಸಕ್ತಿ ಇಲ್ಲದಿದ್ದರೆ, ಅವರು ನಮ್ಮನ್ನೇ ಮೊದಲು ಏಕೆ ಭೇಟಿಯಾಗುತ್ತಿದ್ದರು ನಮ್ಮ ಸಂಭಾವ್ಯ ಹೂಡಿಕೆದಾರರಿಂದ ನಾವು ಉತ್ತಮ ಪ್ರತಿಕ್ರಿಯೆಯನ್ನು ಪಡೆದಿದ್ದೇವೆ. ಇದರಿಂದ ಕರ್ನಾಟಕದಲ್ಲಿ ಹೂಡಿಕೆಗೆ ಧಕ್ಕೆಯಾಗುವುದಿಲ್ಲ ಎಂಬ ವಿಶ್ವಾಸ ನನಗಿದೆ' ಎಂದಿದ್ದಾರೆ.

ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಮಾತನಾಡಿ, 'ಸಾಮಾಜಿಕ ಜಾಲತಾಣಗಳಲ್ಲಿ ಹಾಕಿರುವ ಪೋಸ್ಟ್‌ಗಳು ಹೇಳಿಕೊಳ್ಳುವುದಕ್ಕಿಂತ ಇಲ್ಲಿ ಪರಿಸ್ಥಿತಿ ಕೆಟ್ಟದಾಗಿದೆ. ಮಹದೇವಪುರ ಮತ್ತು ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಇತ್ತೀಚೆಗೆ ಸಂಭವಿಸಿದ ಪ್ರವಾಹದಿಂದ ಅನೇಕ ಅವಕಾಶಗಳು ಕೈತಪ್ಪಿವೆ. ಇದು ಪರಿಸ್ಥಿತಿ ಎಷ್ಟು ಕೆಟ್ಟದಾಗಿದೆ ಎಂಬುದರ ಸೂಚಕವಾಗಿದೆ. ಕಾರ್ಪೊರೇಟ್‌ಗಳಿಗೆ ಈಗಿನ ಸರ್ಕಾರದ ಬಗ್ಗೆ ಸ್ವಲ್ಪವೂ ಗೌರವವಿಲ್ಲ' ಎಂದಿದ್ದಾರೆ.

ರಾಜ್ಯದಲ್ಲಿ ಭೂಮಿಗೆ ಅತ್ಯಂತ ದುಬಾರಿ ಬೆಲೆ: 'ಗುಜರಾತ್, ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದಲ್ಲಿ ಹೂಡಿಕೆ ಮಾಡುವ ಉತ್ತಮ ನಿರೀಕ್ಷೆಗಳ ಬಗ್ಗೆ ಕೆಲವು ಸಂಶಯಾಸ್ಪದ ವ್ಯಕ್ತಿಗಳು ಆಸಕ್ತ ಉದ್ಯಮಿಗಳಿಗೆ ಮಾಹಿತಿ ನೀಡಿರುವ ಬಗ್ಗೆ ನಾನು ಕೇಳಿದ್ದೇನೆ. ಇದು ನಮ್ಮ ರಾಜ್ಯದ ಹಿತಾಸಕ್ತಿಗೆ ವಿರುದ್ಧವಾಗಿ ಕೆಲಸ ಮಾಡುವುದಿಲ್ಲವೇ ತಮಿಳುನಾಡು ಧರ್ಮಪುರಿ–ಕೃಷ್ಣಗಿರಿ ಪ್ರದೇಶದಲ್ಲಿ ಕೈಗಾರಿಕೆಗಳಿಗೆ ಒತ್ತು ನೀಡುತ್ತಿದೆ. ಅಲ್ಲಿ ಎಕರೆಗೆ 25 ಲಕ್ಷ ರೂ.ಗೆ ಭೂಮಿ ಲಭ್ಯವಿದೆ. ಆದರೆ, ಇಲ್ಲಿ ಭೂಮಿಗೆ ಅತ್ಯಧಿಕ ವೆಚ್ಚವಾಗುತ್ತದೆ ಎಂದು ಕುಮಾರಸ್ವಾಮಿ ಹೇಳಿದರು.

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸುಗಮವಾಗಿ ನಡೆದ ಮತದಾನ

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮತದಾನ: ರಾಜ್ಯದಲ್ಲಿ 501 ಮಂದಿ ಹಕ್ಕು ಚಲಾವಣೆ

ಬಳ್ಳಾರಿಯ ಸಂಗನಕಲ್ ವಿಶೇಷ ಮತಗಟ್ಟೆಯಲ್ಲಿ ರಾಹುಲ್ ಗಾಂಧಿ ಮತದಾನ, ನಾಳೆ ಮತ ಎಣಿಕೆ, ಮಧ್ಯಾಹ್ನದ ವೇಳೆಗೆ ಫಲಿತಾಂಶ





ಮಲ್ಲಿಕಾರ್ಜುನ ಖರ್ಗೆ ಶಶಿ ತರೂರ್









ಬೆಂಗಳೂರು, ಅ. 17(ಆರ್‌ಕೆ)– ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಸ್ಥಾನಕ್ಕಾಗಿ ಕರ್ನಾಟಕ ಸೇರಿದಂತೆ ದೇಶಾದ್ಯಂತ ಎಲ್ಲಾ ರಾಜ್ಯಗಳಲ್ಲೂ ಸುಗಮ ಹಾಗೂ ಶಾಂತಿಯುತವಾಗಿ ಇಂದು ಚುನಾವಣೆ ನಡೆಯಿತು. ದೇಶಾದ್ಯಂತ 9,500 ಮಂದಿ ಮತ ಚಲಾವಣೆ ಮಾಡಿದ್ದು, ಒಟ್ಟು ಶೇ. 96ರಷ್ಟು ಮತದಾನವಾಗಿದೆ. ರಾಜ್ಯದಲ್ಲಿ 503 ಮಂದಿ ಪೈಕಿ 501 ಮಂದಿ ಮತ ಚಲಾವಣೆ ಮಾಡಿದ್ದಾರೆ. ನಿವೇದಿತ ಆಳ್ವಾ ಮತ್ತು ಪ್ರಶಾಂತ್ ದೇಶಪಾಂಡೆ ವಿದೇಶದಲ್ಲಿರುವುದರಿಂದ ಅವರು ಮತದಾನ ಮಾಡಿಲ್ಲ.

ಕರ್ನಾಟಕ ರಾಜ್ಯ ರಾಜಧಾನಿ ಬೆಂಗಳೂರಿನ ಕೆಪಿಸಿಸಿ ಕಚೇರಿ ಹಾಗೂ ಬಳ್ಳಾರಿಯ ಸಂಗನಕಲ್‌ನಲ್ಲಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಬೆಳಗ್ಗೆ 10ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಿತು. ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಶಶಿ ತರೂರ್ ನಡುವೆ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನೇರ ಸ್ಪರ್ಧೆ ಏರ್ಪಟ್ಟಿದ್ದು, ಅಕ್ಟೋಬರ್ 19ರಂದು ಮತ ಎಣಿಕೆ ನಡೆದು ಅಂದೇ ಮಧ್ಯಾಹ್ನದ ವೇಳೆಗೆ ಫಲಿತಾಂಶ ಹೊರಬೀಳಲಿದೆ.

22 ವರ್ಷಗಳ ನಂತರ ಗಾಂಧಿ ಕುಟುಂಬದ ಸದಸ್ಯರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಸ್ಥಾನಕ್ಕೆ ಅಭ್ಯರ್ಥಿಯಾಗಿ ಸ್ಪರ್ಧಿಸಿಲ್ಲ. ದೇಶಾದ್ಯಂತ ಎಲ್ಲಾ ರಾಜ್ಯಗಳ ಕೇಂದ್ರ ಸ್ಥಾನದಲ್ಲಿ ಮತದಾನವಾದರೆ, ರಾಹುಲ್ ಗಾಂಧಿ ಇರುವ ಕಾರಣದಿಂದಾಗಿ ಕರ್ನಾಟಕದ ಬಳ್ಳಾರಿ ಜಿಲ್ಲೆಯ ಸಂಗನಕಲ್‌ನಲ್ಲಿ ವಿಶೇಷ ಮತಗಟ್ಟೆಯನ್ನು ಬೆಂಗಳೂರಿನ ಕೆಪಿಸಿಸಿ ಕಚೇರಿ ಮತಗಟ್ಟೆಗೆ ಹೆಚ್ಚುವರಿಯಾಗಿ ಸ್ಥಾಪಿಸಲಾಗಿತ್ತು.

ದೇಶಾದ್ಯಂತ 9,000 ಮಂದಿ ಪ್ರದೇಶ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು ಇಂದು ಮತದಾನ ಮಾಡಿದ್ದು, 65ಕ್ಕೂ ಹೆಚ್ಚು ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ಕರ್ನಾಟಕ ರಾಜ್ಯದಲ್ಲಿ 463 ಕೆಪಿಸಿಸಿ ಸದಸ್ಯರು ಮತದಾನಕ್ಕೆ ಅರ್ಹರಾಗಿದ್ದರು. ಮೈಸೂರು ನಗರದ ಎನ್‌ಆರ್ ಕ್ಷೇತ್ರದ ಶಾಸಕ ತನ್ವೀರ್ ಸೇಠ್, ವಿಧಾನಪರಿಷತ್ ಸದಸ್ಯ ಡಾ. ಡಿ.ತಿಮ್ಮಯ್ಯ, ಮಾಜಿ ಶಾಸಕರಾದ ವಾಸು, ಎಂ.ಕೆ. ಸೋಮಶೇಖರ್, ಮುಖಂಡರಾದ ಕೆ.ಹರೀಶ್‌ಗೌಡ, ಟಿ.ಎಸ್. ರವಿಶಂಕರ್ ಮತ್ತು ಮಾಜಿ ಮೇಯರ್ ನಾರಾಯಣ ಸೇರಿದಂತೆ ಜಿಲ್ಲೆಯಿಂದ 22 ಮಂದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ಚುನಾವಣೆಯಲ್ಲಿ ಮತ ಚಲಾಯಿಸಿದರು.

137 ವರ್ಷದ ಇತಿಹಾಸವಿರುವ ಕಾಂಗ್ರೆಸ್ ಪಕ್ಷದ ಮುಖ್ಯಸ್ಥರ ಆಯ್ಕೆಗಾಗಿ 6ನೇ ಬಾರಿ ಚುನಾವಣೆ ನಡೆಯುತ್ತಿದ್ದು, ಸೋನಿಯಾ ಗಾಂಧಿ ಅವರು ಸುದೀರ್ಘ ಅವಧಿಗೆ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಈ ಹಿಂದೆ ಗಾಂಧಿಯೇತರ ಕುಟುಂಬದವರಾದ ಕೆ. ಕಾಮರಾಜ್, ಪಿ.ವಿ. ನರಸಿಂಹರಾವ್, ಎಸ್. ನಿಜಲಿಂಗಪ್ಪ, ಸೀತಾರಾಮಯ್ಯ ಹಾಗೂ ಇತರರು ಈ ಸ್ಥಾನದಲ್ಲಿದ್ದು, ಇದೀಗ ಹಲವು ವರ್ಷಗಳ ನಂತರ ಗಾಂಧಿ ಕುಟುಂಬದ ಹೊರತಾದ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೇರಳ ಸಂಸದ ಶಶಿ ತರೂರ್ ಅವರು ಎಐಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಹುದ್ದೆಗೆ ನಡೆದಿರುವ ಚುನಾವಣೆಯು ಗಾಂಧಿ ಪರಿವಾರದ ಧ್ವನಿ ಅಡಗಿಸಲು ಸಾಧ್ಯವಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ತಿಳಿಸಿದ್ದಾರೆ. ಈ ಮೂಲಕ ನೂತನ ಎಐಸಿಸಿ ಅಧ್ಯಕ್ಷರು ಗಾಂಧಿ ಪರಿವಾರದ ಮಾತನ್ನು ಕೇಳಲೇಬೇಕಾಗುತ್ತದೆ ಎಂದು ಹೇಳಿದ್ದಾರೆ.

ಇದು ನಮ್ಮ ಮನೆಯ ಚುನಾವಣೆ: ಖರ್ಗೆ

ಬೆಂಗಳೂರು: ಎಐಸಿಸಿ ಅಧ್ಯಕ್ಷೀಯ ಚುನಾವಣೆಯಲ್ಲಿ ತಮ್ಮ ಪ್ರತಿಸ್ಪರ್ಧಿ ಶಶಿ ತರೂರ್ ವಿರುದ್ಧವಾಗಿ ಹೇಳಿಕೆ ನೀಡಿ ವಿವಾದ ಸೃಷ್ಟಿಸಲು ನಾನು ಬಯಸುವುದಿಲ್ಲ. ಇದು ನಮ್ಮ ಮನೆಯ ಚುನಾವಣೆ. ಸ್ನೇಹಯುತ ಪೈಪೋಟಿ ನಡೆಯುತ್ತಿದೆ. ಬೇರೆಯವರನ್ನು ಟೀಕಿಸುವ ಗೋಜಿಗೆ ಹೋಗುವುದಿಲ್ಲ ಎಂದು ಖರ್ಗೆ ಸ್ಪಷ್ಟಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಭಾನುವಾರ ಮಾತನಾಡಿದ ಅವರು, ಚುನಾವಣೆಯಿಂದ ಗಾಂಧಿ ಕುಟುಂಬ ಹಿಂದೆ ಸರಿದು, ಬೇರೆಯವರಿಗೆ ಅವಕಾಶ ಕೊಟ್ಟ ಕಾರಣ ನಾನು ಸ್ಪರ್ಧಿಸಲು ನಿರ್ಧರಿಸಿದೆ ಎಂದರು.

20 ವರ್ಷಗಳಿಂದ ಸೋನಿಯಾ ಗಾಂಧಿ ಅವರು ಪಕ್ಷ ಸಂಘಟನೆ ಮಾಡಿ ಹಲವು ಕಾನೂನು ತಂದು ಬಡವರ ಹೊಟ್ಟೆ ತುಂಬುವ ಆಹಾರ ಭದ್ರತೆ, ಶಿಕ್ಷಣ ಹಕ್ಕು, ನರೇಗಾದಂತಹ ಯೋಜನೆ ತಂದಿದ್ದಾರೆ. ರಾಹುಲ್ ಗಾಂಧಿ ಅಧ್ಯಕ್ಷರಾಗಿದ್ದಾಗ ಆರು ರಾಜ್ಯಗಳಲ್ಲಿ ಕಾಂಗ್ರೆಸ್ ಸರ್ಕಾರ ಮಾಡಿದ್ದೆವು. ಮೋದಿ ಹಾಗೂ ಅಮಿತ್ ಶಾ ಅವರು ಸಾಂವಿಧಾನಿಕ ಸಂಸ್ಥೆ ದುರ್ಬಳಕೆ ಮಾಡಿಕೊಂಡು ಒಂದೊಂದಾಗಿ ಸರ್ಕಾರ ಕೆಡವಿದರು ಎಂದು ದೂರಿದರು. ಎಐಸಿಸಿ ಅಧ್ಯಕ್ಷ ಚುನಾವಣೆಗೆ ಸ್ಪರ್ಧಿಸಿರುವ ಮತ್ತೊಬ್ಬ ಅಭ್ಯರ್ಥಿ ಶಶಿ ತರೂರ್‌ಗೆ ಯಾವ ಸಲಹೆ ನೀಡುತ್ತೀರಿ ಎಂಬ ಪ್ರಶ್ನೆಗೆ, ಇದು ನಮ್ಮ ಮನೆ ವಿಚಾರ. ಇಲ್ಲಿ ಅವರಿಗೂ ಅಭಿಪ್ರಾಯ ವ್ಯಕ್ತಪಡಿಸುವ ಅಧಿಕಾರ ಇದೆ. ಇದು ಆಂತರಿಕವಾಗಿ ನಡೆಯುತ್ತಿರುವ ಸ್ನೇಹಯುತ ಸ್ಪರ್ಧೆ' ಎಂದರು.

ಪಕ್ಷದ ಪ್ರಾಥಮಿಕ ಸದಸ್ಯನಾಗಿ ಆರಂಭವಾದ ತಮ್ಮ ರಾಜಕೀಯ ಜೀವನ ಇಂದು ಎಐಸಿಸಿ ಅಧ್ಯಕ್ಷೀಯ ಚುನಾವಣೆಗೆ ತಂದು ನಿಲ್ಲಿಸಿದೆ. 1970ರಲ್ಲಿ ಆಗಿನ ಪ್ರಧಾನಿ ಇಂದಿರಾಗಾಂಧಿಯವರಿಗಾಗಿ ಕಾಂಗ್ರೆಸ್ ಆಯೋಜಿಸಿದ್ದ ಮೆಗಾ ರ್‍ಯಾಲಿಯ ಭಾಗವಾಗಿ, ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಗೆದ್ದು, ಕಾರ್ಮಿಕ ನಾಯಕನಾದೆ, ಬಾಲ್ಯದಿಂದಲೂ ತಾವು ನಡೆಸಿದ ಹೋರಾಟದ ಅನುಭವವನ್ನು ಖರ್ಗೆ ಸ್ಮರಿಸಿದರು.

ಸೋನಿಯಾ ಗಾಂಧಿ ಅವರಿಗೆ ಪಕ್ಷದ ಕಾರ್ಯಚಟುವಟಿಕೆಗಳ ಬಗ್ಗೆ ಅನುಭವವಿದೆ, ಎರಡು ದಶಕಗಳಿಂದ ಪಕ್ಷವನ್ನು ನಡೆಸಿಕೊಂಡು ಬಂದಿರುವ ಅವರು, ಪಕ್ಷವನ್ನು ಬಲಪಡಿಸುವ ಹಿತದೃಷ್ಟಿಯಿಂದ ಗಾಂಧಿ ಕುಟುಂಬದ ಸಲಹೆಯನ್ನು ಸ್ವೀಕರಿಸಲು ಖಂಡಿತವಾಗಿಯೂ ಹಿಂಜರಿಯುವುದಿಲ್ಲ ಎಂದು ಖರ್ಗೆ ಹೇಳಿದರು.

ಪಕ್ಷವನ್ನು ಹೇಗೆ ಒಗ್ಗೂಡಿಸಬೇಕು ಎಂಬುದು ಅವರಿಗೆ ಗೊತ್ತಿದೆ. ಸಾಮೂಹಿಕ ನಾಯಕತ್ವ ಮತ್ತು ಸಮಾಲೋಚನೆಯಲ್ಲಿ ನನಗೆ ನಂಬಿಕೆ ಇದೆ" ಎಂದು ಸ್ಪಷ್ಟಪಡಿಸಿದರು. ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಸೇರಿದಂತೆ ಗಾಂಧಿ ಕುಟುಂಬದವರು ಅಪಾರ ಕೊಡುಗೆ ನೀಡಿದ್ದಾರೆ ಎಂದರು.

ಸೋನಿಯಾ ಗಾಂಧಿ 20 ವರ್ಷ ಪಕ್ಷದ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಅವರಿಗೆ ದೇಶದ ಮೂಲೆ ಮೂಲೆಯೂ ಗೊತ್ತು. ಗಾಂಧಿ ಕುಟುಂಬ ದೇಶಕ್ಕಾಗಿ ಸಾಕಷ್ಟು ತ್ಯಾಗ ಮಾಡಿದೆ. ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅಧಿಕಾರದಲ್ಲಿದ್ದಾಗಲೇ ಜೀವ ಕಳೆದುಕೊಂಡಿದೆ. ಅಧಿಕಾರ ಸಿಕ್ಕಾಗ ಬೇರೆಯವರಿಗೆ ಅವಕಾಶ ಮಾಡಿಕೊಟ್ಟಿದೆ. ಜನಪರವಾದ ಹಲವಾರು ಕಾನೂನುಗಳನ್ನು ರೂಪಿಸಿದೆ. ಆ ಕುಟುಂಬದ ಸಲಹೆ ಪಡೆಯುವುದರಲ್ಲಿ ತಪ್ಪೇನು ಇಲ್ಲ ಎಂದರು. ಗಾಂಧಿ ಕುಟುಂಬ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಅಭಿಪ್ರಾಯ ಹೇಳಿದ ಬಳಿಕ ಬಹಳಷ್ಟು ಪ್ರತಿನಿಧಿಗಳು, ಹಿರಿಯ–ಕಿರಿಯ ಕಾರ್ಯಕರ್ತರು ನನ್ನ ಮೇಲೆ ಒತ್ತಡ ಹಾಕಿ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಸೂಚಿಸಿದರು. ಆರಂಭದಲ್ಲಿ ಇದು ನನಗೆ ಇಷ್ಟವಿರಲಿಲ್ಲ. ಎಲ್ಲರ ಪ್ರೀತಿಗೆ ಮಣಿದು ಸರ್ಧೆ ಮಾಡಿದ್ದೇನೆ. ತಳಮಟ್ಟದ ಕಾರ್ಯಕರ್ತನಾಗಿ ಸ್ಪರ್ಧೆ ಮಾಡಿದಾಗ ಪ್ರತಿನಿಧಿಗಳ ಬಳಿ ಮತ ಕೇಳುವುದು ನನ್ನ ಕರ್ತವ್ಯ ಎಂದು ಹೇಳಿದರು.

ಈ ಹಿಂದೆ ರಾಹುಲ್ ಗಾಂಧಿ ನೇತೃತ್ವದಲ್ಲಿ ಚುನಾವಣೆ ನಡೆದಾಗ ಆರೇಳು ರಾಜ್ಯಗಳಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿತ್ತು. ಆದರೆ ಕೇಂದ್ರ ಸರ್ಕಾರ ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಸಿಬಿಐ, ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಮತ್ತಿತರ ತನಿಖಾ ಸಂಸ್ಥೆಗಳನ್ನು ಬಳಸಿ ದೇಶದ್ರೋಹದ ಕಾನೂನು ದುರ್ಬಳಕೆ ಮೂಲಕ ಹಣ, ಅಧಿಕಾರದಿಂದ ಶಾಸಕರು, ಸಂಸದರನ್ನು ಎದುರಿಸಿ ಕಾಂಗ್ರೆಸ್ ಸರ್ಕಾರಗಳನ್ನು ಕಿತ್ತೊಗೆದಿದೆ ಎಂದರು.

ರಾಜಕಾರಣದಲ್ಲಿ ನನಗೆ ಯಾರೂ ವಿರೋಧಿಗಳಿಲ್ಲ. ಎಲ್ಲರೂ ಜೊತೆಯಾಗಿ ನಡೆಯುವ ಸಹೋದ್ಯೋಗಿಗಳು. ನಾನು ಎಐಸಿಸಿ ಅಧ್ಯಕ್ಷನಾಗುತ್ತಿದ್ದಂತೆ ಕರ್ನಾಟಕ ರಾಜಕಾರಣದಲ್ಲಿ ಬದಲಾವಣೆಯಾಗುತ್ತದೆ ಎಂದು ಹೇಳಬಯಸುವುದಿಲ್ಲ. ಸ್ಥಳೀಯವಾಗಿ ಈಗಾಗಲೇ ನಮ್ಮ ನಾಯಕರು ಅನೇಕ ಹೋರಾಟಗಳನ್ನು ಮಾಡಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಘವೇಂದ್ರ ಶೆಟ್ಟಿ ವಿರುದ್ಧ 31 ಕ್ರಿಮಿನಲ್ ಕೇಸ್, 15 ವಾರಂಟ್ ಇದೆ

ಇಂತಹವರಿಗೆ ಆ ಹುದ್ದೆ ಯಾಕೆ ಕೊಟ್ರೊ ಗೊತ್ತಿಲ್ಲ: ಡಿ.ರೂಪಾ ವಿಷಾದ

ಬೆಂಗಳೂರು: ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿ ವಿರುದ್ಧ FIR ದಾಖಲಾಗಿರುವ ಬೆನ್ನಿಗೆ ನಿಗಮದ ಎಂಡಿ ಡಿ. ರೂಪಾ ಪ್ರತಿಕ್ರಿಯೆ ನೀಡಿದ್ದಾರೆ. ಬೇಳೂರು ರಾಘವೇಂದ್ರ ಶೆಟ್ಟಿ ಮೇಲೆ FIR ಆಗಿದೆ. ಸರ್ಕಾರ ನೇಮಕ ಮಾಡಿದಾಗ DIN ಡಿಸ್ಕ್ವಾಲಿಫೈ (ಡೈರೆಕ್ಟರ್ ಐಡೆಂಟಿಪಿಕೇಷನ್ ನಂಬರ್) ಆಗಿದೆ ಎಂದು ಹೇಳಬೇಕಿತ್ತು ಅದು ಗೊತ್ತಿದ್ದೂ ಹುದ್ದೆ ಅಲಂಕರಿಸಿ ಒಂದು ವರ್ಷ ಎಂಟು ತಿಂಗಳು ಸಂಬಳ ಪಡೆದಿದ್ದಾರೆ. ನಿಗಮ ದಿಂದ ಎನ್‌ಓಸಿ ಪಡೆದು ಕೈಗೊಂಡ ದುಬೈ ಪ್ರವಾಸ, ಸಂಬಳ ಸೇರಿ 40 ಲಕ್ಷ ರೂ. ಹಣ ಪಡೆದಂತಾಗಿದೆ ಎಂದು ರೂಪಾ ಹೇಳಿದ್ದಾರೆ. ರಾಘವೇಂದ್ರ ಶೆಟ್ಟಿ ತಪ್ಪು ಪಾನ್ ಕಾರ್ಡ್ ನೀಡಿದ್ದರಿಂದ ನಿಗಮಕ್ಕೆ ಪೆನಾಲ್ಟಿ ಬಂದಿದೆ. ಅದರ ಜಾಡು ಹಿಡಿದು ನಾವು ಹೊರ ಟಾಗ DIN ಡಿಸ್ಕ್ವಾಲಿಫೈ ಆಗಿರೋದು ತಿಳಿದು ಎಫ್‌ಐಆರ್ ದಾಖಲಿಸಲಾಗಿದೆ ಎಂದರು.

ಆಧುನಿಕ ಭಗೀರಥ ಕೆರೆ ಕಾಮೇಗೌಡ ವಿಧಿವಶ

ಹುಟ್ಟೂರು ದಾಸನದೊಡ್ಡಿಯಲ್ಲಿ ಅಂತ್ಯಕ್ರಿಯೆ





ಮಳವಳ್ಳಿ,ಅ.17– ಕೆರೆಗಳನ್ನು ಸಂರಕ್ಷಣೆ ಮಾಡಿ ಪರಿಸರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದ ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಗ್ರಾಮದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆರೆ ಕಾಮೇಗೌಡರು ಸೋಮವಾರ ಬೆಳಗ್ಗೆ ವಿಧಿವಶರಾದರು.

ಕಾಮೇಗೌಡರಿಗೆ (84) ವರ್ಷ ವಯಸ್ಸಾಗಿತ್ತು. ಇವರು ಇಬ್ಬರು ಗಂಡು ಮಕ್ಕಳು ಸೇರಿದಂತೆ ಅಪಾರ ಬಂಧು– ಬಳಗವನ್ನು ಅಗಲಿದ್ದಾರೆ. ದಾಸನದೊಡ್ಡಿ, ಕುಂದೂರು ಬೆಟ್ಟ ಸುತ್ತಮುತ್ತಲಿನ ಅರಣ್ಯ ಪರಿಸರದಲ್ಲಿ 16 ಕೆರೆಗಳನ್ನು ನಿರ್ಮಾಣ ಮಾಡಿ, ಸಮರ್ಥವಾಗಿ ಸಂರಕ್ಷಣೆ ಮಾಡಿದ ಕಾಮೇಗೌಡರು ಸಮಾಜಕ್ಕೆ ಮತ್ತು ಪರಿಸರಕ್ಕೆ ಕೊಡುಗೆ ನೀಡಿ ಆಧುನಿಕ ಭಗೀರಥ ಎಂದೇ ಖ್ಯಾತಿ ಪಡೆದಿದ್ದರು.

ವಯೋ ಸಹಜ ಹಾಗೂ ಕಾಲು ನೋವಿಗೆ ತುತ್ತಾಗಿದ್ದ ಗೌಡರು, ಪದೇ ಪದೆ ಆರೋಗ್ಯ ಹದಗೆಟ್ಟು ಆಸ್ಪತ್ರೆಗೆ ಹೋಗಿ ಬರುತ್ತಿದ್ದರು. ಜೊತೆಗೆ ಪರಿಸರ ಪ್ರೇಮದಿಂದ ಕೆರೆ, ಕಟ್ಟೆಗಳನ್ನು ನಿರ್ಮಿಸಲು ಜಿಲ್ಲಾಡಳಿತ ತನಗೆ ಸ್ಪಂದಿಸುತ್ತಿಲ್ಲ ಎಂಬ ನೋವು ಸಹ ಅವರಲ್ಲಿತ್ತು. ಇಂದು ಬೆಳಗ್ಗೆ 6.30ರ ಸಮಯದಲ್ಲಿ ದಾಸನದೊಡ್ಡಿಯ ಮನೆಯಲ್ಲೇ ವಿಧಿವಶರಾದರು.

ಪ್ರಾಣಿ ಪ್ರಿಯ ಗೌಡರು ಕುರಿ ಕಾಯುತ್ತಲೇ ತಮ್ಮ ಸ್ವಂತ ಹಣದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿದ್ದರಿಂದ ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ. ಅನೇಕ ಸಂಘ ಸಂಸ್ಥೆಗಳು ಕೂಡ ಪ್ರಶಸ್ತಿಗಳನ್ನು ನೀಡಿವೆ. ಇಳೀ ವಯಸ್ಸಿನಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ವೇಳೆಯಲ್ಲಿ ಗೌಡರನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡುವ ವೇಳೆಯಲ್ಲೇ ನನಗೆ ಈ ಚಿಕಿತ್ಸೆ ಒಗ್ಗುವುದಿಲ್ಲ ಎಂದು ಆಸ್ಪತ್ರೆಯಿಂದಲೇ ಎದ್ದು ಹೋಗಿ ತಮ್ಮ ಸರಳತೆ ಜೀವನ ಶೈಲಿಯಿಂದ ಆರೋಗ್ಯವನ್ನು ಸರಿಪಡಿಸಿಕೊಂಡಿದ್ದನ್ನು ಸ್ಮರಿಸಬಹುದು.

ಮನ್‌ಕೀ ಬಾತ್‌ನಲ್ಲಿ ಪ್ರಧಾನಿ ಮೋದಿ ಶ್ಲಾಘನೆ: ಅಂತರ್ಜಲ ವೃದ್ಧಿಯಲ್ಲಿ ದೇಶದ ಗಮನವನ್ನು ಸೆಳೆದು 16 ಕೆರೆಗಳನ್ನು ನಿರ್ಮಿಸಿದ್ದ ಕೆರೆ ಕಾಮೇಗೌಡರ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ತಮ್ಮ ಮನ್‌ಕೀ ಬಾತ್‌ನಲ್ಲಿ ಆಧುನಿಕ ಭಗೀರಥ ಮಾದರಿಯಲ್ಲಿ ಕಾಮೇಗೌಡರು ಮಾಡಿರುವ ಜಲ ಯಜ್ಞದಿಂದ ಸಾವಿರಾರು ಮಂದಿ ಪ್ರತಿಫಲ ಪಡೆದಿದ್ದಾರೆ. ಇಂತಹವರು ದೇಶದಲ್ಲಿ ಇರುವುದು ನಿಜಕ್ಕೂ ಪುಣ್ಯ. ಕೆರೆ– ಕಾಲುವೆ ನಿರ್ಮಿಸಿ ಜನ–ಜಾನುವಾರುಗಳಿಗೆ ನೀರು ಕೊಟ್ಟಿದ್ದಾರೆ. ಇವರ ಸೇವೆ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದರು.

ವಿವಿಎಸ್ ಲಕ್ಷ್ಮಣ್ ಸಹ ಮೆಚ್ಚುಗೆ: ಭಾರತ ಕ್ರಿಕೆಟ್ ತಂಡದ ಖ್ಯಾತ ಮಾಜಿ ಆಟಗಾರ ವಿವಿಎಸ್ ಲಕ್ಷ್ಮಣ್ ಕೂಡ ಕೆರೆ ಕಾಮೇಗೌಡರನ್ನು ಪರಿಸರ ಸಂರಕ್ಷಕ ಎಂದು ಮೆಚ್ಚುಗೆ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದರು. ಹಲವು ಸಂಘ ಸಂಸ್ಥೆಗಳು ನೀಡಿದ ಪ್ರಶಸ್ತಿಗಳಿಂದ ಬಂದ 15 ಲಕ್ಷಕ್ಕೂ ಹೆಚ್ಚು ಹಣವನ್ನು ಕೆರೆಗಳ ನಿರ್ಮಾಣಕ್ಕೆ ಬಳಸಿದ್ದರು ಎಂದೆಲ್ಲಾ ಬಣ್ಣಿಸಿದ್ದರು.

ಇದಾದ ನಂತರ ಕೆರೆ ಕಾಮೇಗೌಡರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಚಿರಪರಿಚಿತರಾಗಿದ್ದರು.

ವಿವಿಧ ಪ್ರಶಸ್ತಿ: ಕೆರೆ ಕಾಮೇಗೌಡರ ಜನಪರ ಕೆಲಸ ಗುರುತಿಸಿ ಹಲವು ಪ್ರಶಸ್ತಿಗಳು ಅವರನ್ನು ಅರಸಿ ಬಂದವು. ಕರ್ನಾಟಕ ಸರ್ಕಾರ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿತ್ತು. ಇತರೆ ಸಂಘ ಸಂಸ್ಥೆಗಳು, ಮಠಗಳು ಪ್ರಶಸ್ತಿ ನೀಡಿ ಗೌರವ ಸಲ್ಲಿಸಿದ್ದವು. ಸಾರಿಗೆ ಸಂಸ್ಥೆಯೂ ಸಹ ಕಾಮೇಗೌಡರು ಜೀವಿತಾವಧಿಯವರೆಗೆ ಸಾರಿಗೆ ಸಂಸ್ಥೆಯ ಎಲ್ಲಾ ಮಾದರಿಯ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಪಾಸ್ ನೀಡಿತ್ತು.

ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಗ್ರಾಮದ ಅಂತರ್ಜಲ ವೃದ್ಧಿಯಲ್ಲಿ ದೇಶದ ಗಮನವನ್ನು ಸೆಳೆದ 16 ಚೆಕ್ ಡ್ಯಾಂ ನಿರ್ಮಾತೃ, ರಾಜ್ಯೋತ್ಸವ, ಬಸವಶ್ರೀ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಪಡೆದ ಆಧುನಿಕ ಭಗೀರಥರೆಂದೆ ಖ್ಯಾತಿ ಪಡೆದಿದ್ದ ಕಲ್ಮನೆ ಕಾಮೇಗೌಡ (84) ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ, ಬಿ.ಎಸ್.ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಕ್ರೀಡಾ ಸಚಿವ ಕೆ.ಸಿ. ನಾರಾಯಣಗೌಡ, ಸಂಸದೆ ಸುಮಲತಾ ಅಂಬರೀಷ್, ಕ್ಷೇತ್ರದ ಶಾಸಕ ಡಾ.ಕೆ. ಅನ್ನದಾನಿ, ಮಾಜಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ, ಡಿಸಿ ಎಸ್.ಅಶ್ವಥಿ ಸಂತಾಪ ಸೂಚಿಸಿದ್ದಾರೆ. ಹುಟ್ಟೂರು ದಾಸನ ದೊಡ್ಡಿಯಲ್ಲೇ ಸಂಜೆ 4ಗಂಟೆ ವೇಳೆಗೆ ಕೆರೆಕಾಮೇಗೌಡರ ಅಂತ್ಯಸಂಸ್ಕಾರ ನೆರವೇರಿತು. ಶಾಸಕ ಡಾ. ಅನ್ನದಾನಿ, ಮಾಜಿ ಶಾಸಕ ನರೇಂದ್ರಸ್ವಾಮಿ, ತಹಸೀಲ್ದಾರ್ ವಿಜಯಣ್ಣ ಸೇರಿದಂತೆ ತಾಲೂಕು ಆಡಳಿತ ಭೇಟಿ ನೀಡಿ, ಅಂತಿಮ ದರ್ಶನ ಪಡೆದು, ಗೌರವ ಸಲ್ಲಿಸಿದರು.

ಕಾಮೇಗೌಡರು ಕರ್ನಾಟಕದ ಜಲಋುಷಿ: ಸಿಎಂ ಬಣ್ಣನೆ

ಮಳವಳ್ಳಿ,ಅ.17– ಕೆರೆ ಕಾಮೇಗೌಡರು ಇನ್ನಿಲ್ಲ ಎಂಬ ಸುದ್ದಿ ಕೇಳಿ ಬಹಳ ದುಃಖವಾಯಿತು. ಅವರು ನಿಜಕ್ಕೂ ಕರ್ನಾಟಕದ ಜಲಋುಷಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಜಲಸಂರಕ್ಷಣೆ ಕಾರ್ಯದಲ್ಲಿ ತೊಡಗಿಕೊಂಡಿದ್ದ ಅವರು, ಸುಮಾರು 16 ಕೆರೆಗಳನ್ನು ನಿರ್ಮಿಸಿ ಆಧುನಿಕ ಭಗೀರಥ ಎನಿಸಿಕೊಂಡಿದ್ದಾರೆ. ಮಂಡ್ಯ ಜಿಲ್ಲೆಯ ಕಾಮೇಗೌಡರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ಪ್ರಧಾನಿ ಮೋದಿ ಸಹ ಇವರನ್ನು ಶ್ಲಾಘಿಸಿದ್ದರು ಎಂದು ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮೂಲಕ ಸಂತಾಪ ಸೂಚಿಸಿ, 15ಕ್ಕೂ ಹೆಚ್ಚು ಕೆರೆಗಳನ್ನು ಕಟ್ಟಿ ಜಲಸಂರಕ್ಷಣೆಯಲ್ಲಿ ಸದಾ ನಿರತರಾಗಿದ್ದ ಮಳವಳ್ಳಿಯ ಕಾಮೇಗೌಡರ ಸಾವಿನ ವಿಚಾರ ಕೇಳಿ ದುಃಖಿತನಾಗಿದ್ದೇನೆ. ಪ್ರಧಾನಿಯಿಂದ ಪ್ರಶಂಸೆಗೊಳಗಾಗಿದ್ದ ಅವರ ಜೀವನ ಪ್ರತಿಯೊಬ್ಬರಿಗೂ ಮಾದರಿ ಎಂದು ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿ, ಪರಿಸರ ಜೀವಿ, ಕೆರೆಗಳ ನಿರ್ಮಾಣದ ಮೂಲಕ ನೀರಿನ ಮಹತ್ವ ಸಾರಿದ ಕಾಮೇಗೌಡರ ಸಾವಿನ ಸುದ್ದಿ ಕೇಳಿ ನೋವಾಯಿತು. ನಾನು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದ್ದೆ. ಜಲಸಂರಕ್ಷಣೆ ಬಗ್ಗೆ ಅವರು ಹಾಕಿಕೊಟ್ಟ ಮೇಲ್ಪಂಕ್ತಿ ಅನುಕರಣೀಯ ಎಂದು ಸ್ಮರಿಸಿದ್ದಾರೆ. ಸಂಸದೆ ಸುಮಲತಾ ಅಂಬರೀಷ್ ಸಂತಾಪ ಸೂಚಿಸಿ, ಆಧುನಿಕ ಭಗೀಥ ಕಾಮೇಗೌಡರು ಕೆರೆ ಕಟ್ಟೆಗಳ ನಿರ್ಮಾಣದ ಮೂಲಕ ಹೆಸರು ಮಾಡಿದ್ದರು. ಕೆರೆ ಕಟ್ಟೆ ನಿರ್ಮಾಣ ಮಾಡಿ ಸಮಾಜಮುಖಿ ಕೆಲಸ ಮಾಡಿದ್ದ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದಿದ್ದಾರೆ.

ಶ್ರೀರಂಗಪಟ್ಟಣದಲ್ಲಿ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ



ಶ್ರೀರಂಗಪಟ್ಟಣ, ಅ.17– ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಪಶ್ಚಿಮವಾಹಿನಿ ಹಾಗೂ ಕಣ್ಣಾನೂರು ಮುಖ್ಯ ರಸ್ತೆಯನ್ನು 9.40 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ತಿಳಿಸಿದರು.

ಸಮೀಪದ ಪಶ್ಚಿಮವಾಹಿನಿ ಹಾಗೂ ಕಣ್ಣಾನೂರು ಮುಖ್ಯ ರಸ್ತೆಯ ಅಭಿವೃದ್ಧಿ ಕಾರ್ಯಕ್ಕೆ ಇಂದು ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಈ ರಸ್ತೆಯನ್ನು ಅಭಿವೃದ್ಧಿಪಡಿಸಬೇಕೆಂದು ಇಲ್ಲಿನ ಜನರ ಪ್ರಮುಖ ಬೇಡಿಕೆಯಾಗಿತ್ತು, ಅದರಂತೆ ಇಂದು ಕಾಮಗಾರಿಗೆ ಚಾಲನೆ ನೀಡಲಾಗಿದೆ, ಪಶ್ಚಿಮವಾಹಿನಿಯಿಂದ ಪೇಪರ್ ಮಿಲ್ ಸರ್ಕಲ್‌ವರೆಗೆ ರಸ್ತೆಯನ್ನು ಸಂಪೂರ್ಣವಾಗಿ ಅಭಿವೃದ್ಧಿಗೊಳಿಸಲಾಗುವುದು ಎಂದರು. ಶ್ರೀರಂಗಪಟ್ಟಣವು ಅಂತರರಾಷ್ಟ್ರೀಯ ಪ್ರವಾಸಿ ತಾಣವಾಗಿರುವುದರಿಂದ ಅಭಿವೃದ್ಧಿ ಅತ್ಯಂತ ಅವಶ್ಯಕವಾಗಿತ್ತು. ಈಗ ಕಾಮಗಾರಿ ಶುರುವಾಗಿರುವುದರಿಂದ ಎಲ್ಲರಿಗೂ ಸಂತೋಷವಾಗಿದೆ, ಬೆಳಗೊಳ ಹೋಬಳಿಯಲ್ಲಿ ಹೆಚ್ಚು ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ, ಸದ್ಯದಲ್ಲಿ ಬೆಳಗೊಳದಲ್ಲಿ ಹಲವರಿಗೆ ಹಕ್ಕುಪತ್ರ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.

ಮುಡಾದಿಂದ 10 ಕೋಟಿ: ನಾನು ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ನಿರ್ದೇಶಕನಾದ ನಂತರ 10 ಕೋಟಿ ರೂ.ಗಳ ಅನುದಾನ ತಂದಿರುವುದಾಗಿ ಹೇಳಿದ ಶಾಸಕರು, ಇಷ್ಟು ದಿನ ಮುಡಾದಿಂದ 1–2 ಕೋಟಿಗಳಷ್ಟು ಅನುದಾನವಷ್ಟೆ ದೊರೆಯುತ್ತಿತ್ತು ಇದೇ ಪ್ರಪ್ರಥಮ ಬಾರಿಗೆ ಹೋರಾಟ ಮಾಡಿ 10 ಕೋಟಿ ರೂ. ಅನುದಾನ ತರಲಾಗಿದೆ, ಈ ಹಣದಲ್ಲಿ ಇನ್ನಷ್ಟು ಅಭಿವೃದ್ಧಿ ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆ ಇಇ ಭಾಸ್ಕರ್, ಎಇಇ ಮಹೇಶ್, ಎ.ಇ.ರೇವಣ್ಣ, ಹೊಸಹಳ್ಳಿ ಗ್ರಾಪಂ ಜಯಶೀಲ, ಬೆಳಗೊಳ ಗ್ರಾಪಂ ಉಪಾಧ್ಯಕ್ಷ ರವಿಕುಮಾರ್ ಜೆ.ಡಿ.ಎಸ್ ತಾಲೂಕು ಅಧ್ಯಕ್ಷ ಪೈಲ್ವಾನ್ ಮುಕುಂದ, ಗ್ರಾಪಂ ಸದಸ್ಯರಾದ ಮುರಳಿ, ಚೆಲುವರಾಜು, ಸಾಗರ್, ನಂದೀಶ್, ಬಳ್ಳಾರಿಗೌಡ, ಮುಖಂಡರಾದ ಲೋಕೇಶ್, ಸ್ವಾಮಿಗೌಡ, ಕಾಂತರಾಜು, ರೈಸ್ಮಿಲ್ ಉಮೇಶ, ವಾಸು, ಬಾಲು, ಡಾನ್ ಹೆನ್ರಿ, ಗುತ್ತಿಗೆದಾರ ಕರೀಗೌಡ ಸೇರಿದಂತೆ, ಪಾಲಹಳ್ಳಿ, ಹೊಸಹಳ್ಳಿ, ಬೆಳಗೊಳ, ಕೆ.ಆರ್.ಎಸ್, ಗ್ರಾಮದ ಮುಖಂಡರು ಹಾಗೂ ಇತರರು ಇದ್ದರು.

ತುಂಬಿ ಕೋಡಿಬಿದ್ದ ವೇದಪುಷ್ಕರಣಿ

ಮೇಲುಕೋಟೆ, ಅ.17– ಕೊಳಗಳ ತವರೂರು ಧಾರ್ಮಿಕ ಕ್ಷೇತ್ರ ಮೇಲುಕೋಟೆಯಲ್ಲಿ 25 ವರ್ಷಗಳ ಬಳಿಕ ಮಹಾಮಳೆ ಇತಿಹಾಸ ಸೃಷ್ಟಿಸಿದೆ. ಮೇಲುಕೋಟೆಯ ಐತಿಹಾಸಿಕ ಕೊಳಗಳು ಭರ್ತಿಯಾಗಿ ಕೋಡಿ ಬಿದ್ದಿದ್ದರೆ, ದಕ್ಷಿಣಭಾರತದಲ್ಲೇ ಎರಡನೇ ಅತಿದೊಡ್ಡ ಪಂಚಕಲ್ಯಾಣಿಯಲ್ಲಿ ಗರಿಷ್ಠ ಪ್ರಮಾಣದ ನೀರು ಸಂಗ್ರಹವಾಗಿ ಕಣ್ಣಿಗೆ ರಸದೌತಣ ನೀಡುತ್ತಿದ್ದು, ಮೇಲುಕೋಟೆಯ ಪವಿತ್ರವಾದ ಅಷ್ಟತೀರ್ಥಗಳು ತುಂಬಿ ತುಳುಕುತ್ತಿವೆ.

ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರೋ ಮಹಾಮಳೆಗೆ ಐತಿಹಾಸಿಕ ಧಾರ್ಮಿಕ ಕ್ಷೇತ್ರವಾದ ಮೇಲುಕೋಟೆಯ ಎಲ್ಲಾ ಕೊಳಗಳು ತುಂಬಿ ತುಳುಕಿವೆ. ಒಂದೊಂದು ಕೊಳದಲ್ಲೂ 15ರಿಂದ 20 ಅಡಿಗಳಷ್ಟು ನೀರು ಸಂಗ್ರಹವಾಗಿದೆ ಕಲ್ಯಾಣಿ ಹಾಗೂ ಇಲ್ಲಿನ ಐತಿಹಾಸಿಕ ಕೊಳಗಳ ಮನಮೋಹಕ ಸೊಬಗು ಪ್ರವಾಸಿಗರನ್ನು ಕೈ ಬಿಸಿ ಕರೆಯುತ್ತಿದೆ.

ಫಾರಂಗೆ ನೀರು ನುಗ್ಗಿ ಕೋಳಿ ಮರಿಗಳ ಸಾವು



ಪಾಂಡವಪುರ, ಅ.17– ಧಾರಾಕಾರ ಮಳೆಯಿಂದಾಗಿ ಅಧಿಕ ಪ್ರಮಾಣದಲ್ಲಿ ನೀರು ಕೋಳಿ ಫಾರಂಗೆ ನುಗ್ಗಿ ಸುಮಾರು 7 ಸಾವಿರ ಕೋಳಿ ಮರಿಗಳು ಮೃತಪಟ್ಟಿರುವ ಘಟನೆ ತಾಲೂಕಿನ ಚಂದ್ರೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಸ್ವಾಮೀಗೌಡ ಎಂಬುವರಿಗೆ ಸೇರಿದ ಕೋಳಿ ಫಾರಂನಲ್ಲಿ ಕೋಳಿ ಮರಿಗಳು ಮೃತಪಟ್ಟು 6 ಲಕ್ಷಕ್ಕೂ ಅಧಿಕ ರೂ. ನಷ್ಟ ಉಂಟಾಗಿದೆ. ಅಧಿಕ ಪ್ರಮಾಣದಲ್ಲಿ ಮಳೆ ಸುರಿದ ಹಿನ್ನೆಲೆಯಲ್ಲಿ ಮಳೆಯ ನೀರು ಹಾಗೂ ಹೇಮಾವತಿ ನಾಲೆಯ ನೀರು ಚಂದ್ರೆ ಗ್ರಾಮದ ಹೊರವಲಯದಲ್ಲಿ ಇರುವ ಸ್ವಾಮೀಗೌಡ ಎಂಬುವರ ಕೋಳಿಫಾರಂಗೆ ನುಗ್ಗಿದೆ. ಫಾರಂನಲ್ಲಿ 20 ದಿನಗಳ ಸುಮಾರು 7 ಸಾವಿರ ಕೋಳಿ ಮರಿಗಳನ್ನು ಸಾಕಾಣಿಕೆ ಮಾಡಲಾಗುತ್ತಿತ್ತು. ಫಾರಂಗೆ ಅಧಿಕ ಪ್ರಮಾಣದಲ್ಲಿ ನೀರು ನುಗ್ಗಿದ ಹಿನ್ನೆಲೆಯಲ್ಲಿ ಫಾರಂನಲ್ಲಿದ್ದ 7 ಸಾವಿರ ಕೋಳಿ ಮರಿಗಳು ಸಂಪೂರ್ಣವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿವೆ. ಇದರಿಂದ ರೈತ ಸ್ವಾಮೀಗೌಡ ಅವರಿಗೆ ಸುಮಾರು 6 ಲಕ್ಷಕ್ಕೂ ಅಧಿಕ ನಷ್ಟ ಉಂಟಾಗಿದ್ದು ಕಂಗಾಲಾಗಿದ್ದಾರೆ.

ಮಳೆಯಿಂದಾಗಿ ಕೋಳಿಗಳು ಮೃತಪಟ್ಟಿದ್ದು ದಿಕ್ಕು ತೋಚದಂತಾಗಿದೆ. ಘಟನೆಯಿಂದ ಲಕ್ಷಾಂತರ ರೂ.ನಷ್ಟ ಉಂಟಾಗಿದ್ದು ಸಂಬಂಧಪಟ್ಟ ಅಧಿಕಾರಿಗಳು ಪರಿಹಾರ ದೊರಕಿಸಿಕೊಡುವ ಮೂಲಕ ನೆರವಾಗಬೇಕೆಂದು ಸ್ವಾಮೀಗೌಡ ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿಕೊಟ್ಟು ಪರಿಶೀಲನೆ ನಡೆಸಿದ್ದಾರೆ.

ಪುಟ್ಟಸ್ವಾಮಾಚಾರ್ ನಿಧನ



ಕೆ.ಆರ್.ಪೇಟೆ,ಅ.17– ತಾಲೂಕಿನ ಅಗ್ರಹಾರಬಾಚಹಳ್ಳಿ ಗ್ರಾಮದ ವಿಶ್ವಕರ್ಮ ಸಮಾಜದ ಹಿರಿಯ ಮುಖಂಡರಾದ ಪುಟ್ಟಸ್ವಾಮಾಚಾರ್(62) ನಿಧನರಾದರು.

ಮೃತರು ಪತ್ನಿ, ಒಬ್ಬ ಪುತ್ರ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಅಂತ್ಯಕ್ರಿಯೆಯು ಅಗ್ರಹಾರಬಾಚಹಳ್ಳಿ ಗ್ರಾಮದಲ್ಲಿ ನಡೆಯಿತು.

ಅಪ್ಪು ಅವಹೇಳನ ಮಾಡಿದ್ದ ಯುವಕನ ನಿವಾಸಕ್ಕೆ ಅಭಿಮಾನಿಗಳ ಮುತ್ತಿಗೆ

● ಲಿಂಗದೇವರುಕೊಪ್ಪಲಿನಲ್ಲಿ ಕೆಲಕಾಲ ಬಿಗುವಿನ ವಾತಾವರಣ ● ಮೈಸೂರಿಂದ ಬೈಕ್ ರ‍್ಯಾಲಿ ಮೂಲಕ ಯುವಕನ ನಿವಾಸಕ್ಕೆ ಮುತ್ತಿಗೆ ಹಾಕಿ ಗಂಟೆಗೂ ಹೆಚ್ಚು ಕಾಲ ಪ್ರತಿಭಟನೆ



ಮೈಸೂರು,ಅ.17(ಪಿಎಂ)– ಅಪ್ಪು ಎಂದೇ ಅಭಿಮಾನಿಗಳ ಎದೆಯಲ್ಲಿ ನೆಲೆಯೂರಿರುವ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಬಗ್ಗೆ ಯುವಕನೊಬ್ಬ ಅವಹೇಳನಕಾರಿ ಹೇಳಿಕೆ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಈ ಹಿನ್ನೆಲೆಯಲ್ಲಿ ಸದರಿ ಯುವಕನ ನಿವಾಸಕ್ಕೆ ಮುತ್ತಿಗೆ ಹಾಕಿದ್ದ ಅಪ್ಪು ಅಭಿಮಾನಿಗಳು, ಸೋಮವಾರ ಗಂಟೆಗೂ ಹೆಚ್ಚು ಕಾಲ ಆತನ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.

ತನ್ನ ಹೆಸರು 'ಪುಟ್ಟ' ಎಂದು ಹೇಳಿಕೊಂಡು ಯುವಕನೊಬ್ಬ ಪುನೀತ್ ರಾಜ್‌ಕುಮಾರ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಈ ಹಿನ್ನೆಲೆಯಲ್ಲಿ ಸೋಮವಾರ ಪುನೀತ್ ರಾಜ್‌ಕುಮಾರ್ ಸಮಾಜ ಸೇವಾ ಸಮಿತಿ ನೇತೃತ್ವದಲ್ಲಿ ಲಿಂಗದೇವರುಕೊಪ್ಪಲಿನ ಸದರಿ ಯುವಕನ ನಿವಾಸಕ್ಕೆ ಅಪ್ಪು ಅಭಿಮಾನಿಗಳು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ನಿವಾಸದಲ್ಲಿ ಯಾರೂ ಇಲ್ಲದೇ ಬೀಗ ಹಾಕಿದ್ದರೂ ಸ್ಥಳದಲ್ಲಿ ಪ್ರತಿಭಟನೆಗೆ ಮುಂದಾದ ಪ್ರತಿಭಟನಾಕಾರರು, ಆತನನ್ನು ಬಂಧಿಸಿ, ರಾಜ್ಯದಿಂದ ಗಡಿಪಾರು ಮಾಡಬೇಕೆಂದು ಒತ್ತಾಯಿಸಿದರು. ಈ ಹಿನ್ನೆಲೆಯಲ್ಲಿ ಲಿಂಗದೇವರುಕೊಪ್ಪಲಿನಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸರ ಮುನ್ನೆಚ್ಚರಿಕೆ ಕ್ರಮ ಹಾಗೂ ಮಧ್ಯಪ್ರವೇಶದಿಂದ ಪರಿಸ್ಥಿತಿ ತಿಳಿಗೊಂಡಿತು.

ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ ಅಪ್ಪು ಅಭಿಮಾನಿಗಳು, ಸದರಿ ವ್ಯಕ್ತಿಯ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿದರು. ಅಸಮಾಧಾನಗೊಂಡಿದ್ದ ಅಪ್ಪು ಅಭಿಮಾನಿಗಳನ್ನು ಮನವೊಲಿಸಲು ಪೊಲೀಸರು ಮುಂದಾದರೂ ಪ್ರತಿಭಟನಾಕಾರರು ಪಟ್ಟು ಬಿಡದೇ ಯುವಕನ ಬಂಧನಕ್ಕೆ ಆಗ್ರಹಿಸಿದರು. ಬಳಿಕ ಪೊಲೀಸರ ಮನವೊಲಿಕೆಗೆ ಸ್ಪಂದಿಸಿದ ಪ್ರತಿಭಟನಾಕಾರರು, ಪ್ರತಿಭಟನೆ ಕೈಬಿಟ್ಟರು. ಇದಕ್ಕೂ ಮುನ್ನ ಮೈಸೂರು ನಗರದ ಡಾ.ರಾಜ್‌ಕುಮಾರ್ ಉದ್ಯಾನವನದ ಎದುರು ಸಮಾವೇಶಗೊಂಡ ಪ್ರತಿಭಟನಾಕಾರರು, ಬೈಕ್ ರ‍್ಯಾಲಿ ಮೂಲಕ ಲಿಂಗದೇವರಕೊಪ್ಪಲು ತಲುಪಿದರು. ಸಮಿತಿ ಅಧ್ಯಕ್ಷ ಎನ್.ರಾಜು ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಸಮಿತಿ ಮುಖಂಡರಾದ ಗಿರಿ, ರವಿ, ಹೇಮಂತ್, ಗುರು, ಶಂಕರ್, ಮಲ್ಲೇಶ್, ಸೂರಿ ಕ್ಯಾಟ್ ಸೇರಿದಂತೆ ಅಪ್ಪು ಅಭಿಮಾನಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಕ್ಷಮೆ ಯಾಚಿಸಿದ ಪುಟ್ಟ: 'ಪುನೀತ್ ರಾಜ್‌ಕುಮಾರ್ ಅಭಿಮಾನಿಗಳಲ್ಲಿ ಮನವಿ. ಅದು ಅಚಾನಕ್ ಆಗಿ ಆಗಿದ್ದು. ಪುನೀತ್ ಸರ್ ಬಗ್ಗೆ ಆ ರೀತಿಯಲ್ಲಿ ಮಾತನಾಡಿದ್ದು ದೇವರ ಆಣೆಗೂ ತಪ್ಪಾಯಿತು. ಇನ್ನೊಂದು ಬಾರಿ ಹೀಗೆ ಮಾಡುವುದಿಲ್ಲ. ಅಪ್ಪು ಸರ್‌ಗೂ ಬೌನ್ಸರ್ ಆಗಿ ಕೆಲಸ ಮಾಡಿದ್ದೇನೆ. ಅವರ ಬಗ್ಗೆ ಅಪಾರ ಅಭಿಮಾನ ಇದೆ. ಇದೇ ಮೊದಲ ಬಾರಿ ಈ ರೀತಿ ಮಾತನಾಡಿದ್ದೇನೆ. ಇದೊಂದು ಬಾರಿ ಕ್ಷಮಿಸಿ, ಮತ್ತೆ ಹೀಗೆ ಮಾಡುವುದಿಲ್ಲ. ಅಪ್ಪು ಸರ್ ಅವರನ್ನು ದೇವರಂತೆ ಕಾಣುತ್ತೇನೆ' ಎಂದು ಪುಟ್ಟ ಕ್ಷಮೆ ಕೋರಿದ್ದಾನೆ.

ವೈದ್ಯರು, ಶಿಕ್ಷಕರು, ಅಭಿಯಂತರಿಗೆ ಸನ್ಮಾನ



ಮೈಸೂರು, ಅ. 17– ಮೈಸೂರಿನ ತಿಲಕ್‌ನಗರದಲ್ಲಿರುವ ಲಯನ್ಸ್ ಕ್ಲಬ್ ಆಫ್ ಮೈಸೂರು ವತಿಯಿಂದ ಲಯನ್ಸ್ ಭವನದಲ್ಲಿ ಶ್ರೀ ಜಯದೇವ ಇನ್‌ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ವೈದ್ಯರಾದ ಬಿ. ದಿನೇಶ್, ಎಚ್.ಡಿ. ಕೋಟೆ ತಾಲೂಕು ಮಾದಾಪುರ ಸರಕಾರಿ ಪ್ರೌಢಶಾಲಾ ಶಿಕ್ಷಕ ಲಿಂಗರಾಜು ಎಸ್.ಎನ್. ಹಾಗೂ ಮೈಸೂರಿನ ವಾಣಿವಿಲಾಸ ವಾಟರ್ ವರ್ಕ್ಸ್‌ನ ಸಹಾಯಕ ಅಭಿಯಂತರ ಬಿ.ಚನ್ನ ಬಸವನಗೌಡ ಅವರನ್ನು ಸನ್ಮಾನಿಸಲಾಯಿತು.

ಈ ವೇಳೆ ಮೊದಲನೇ ಉಪರಾಜ್ಯಪಾಲ ಲಯನ್ ಸುರೇಶ್ ರಾಮು ಹಾಗೂ ಎರಡನೇ ಉಪರಾಜ್ಯಪಾಲ ಎನ್. ಮೋಹನ್‌ಕುಮಾರ್, ಕ್ಲಬ್ಬಿನ ಮೊದಲನೇ ಉಪಾಧ್ಯಕ್ಷ ಲಯನ್ ಬಿ.ಭಾರತಿ, ಕಾರ್ಯದರ್ಶಿ ಲಯನ್ ಸುರೇಶ್, ಖಜಾಂಚಿ ಮುಕೇಶ್, ಸದಸ್ಯರಾದ ಲಯನ್ ಜೆ ಲೋಕೇಶ್, ಪಿ.ರಮೇಶ್, ವಿರೂಪಾಕ್ಷ ಶಿವಕುಮಾರ್, ಎಂ. ಮೋಹನ್ ಕುಮಾರ್, ಬಿ.ಶಿವಣ್ಣ, ಕೃಷ್ಣಮೂರ್ತಿ, ರಾಮಣ್ಣ, ಉಮಾಪತಿ, ಎನ್.ಟಿ.ಶ್ರೀನಿವಾಸ್, ರಾಮಲಿಂಗಯ್ಯ, ಶಿವಕುಮಾರ್, ಸತ್ಯನಾರಾಯಣ್ ರಾವ್, ಪ್ರತಿಮಾ ರಮೇಶ್, ಗೀತಾ ಕೃಷ್ಣಮೂರ್ತಿ, ಆನಂದ್, ಈಶ್ವರನ್, ಸಿ.ಡಿ.ಕೃಷ್ಣ, ಉನ್ನತಿ ಲೋಕೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಮೈಸೂರು ಅರಮನೆ ಅಂದ ಅದ್ಭುತ... ಕೆಆರ್‌ಎಸ್ ಅಣೆಕಟ್ಟೆ, ಉದ್ಯಾನವನ-ಕಾರಂಜಿ ಆಹಾ ಏನ್ ಚಂದಾ...!

ಬೆರಗಾದ ಬಾಂಗ್ಲಾ ಯುವ ಜನತೆ!



ಮೈಸೂರು, ಅ.17(ಎಂಟಿವೈ)– ಮೈಸೂರು ಅರಮನೆ ಅಂದಕ್ಕೆ ಮಾರುಹೋದೆವು... ಕೆಆರ್‌ಎಸ್ ಅಣೆಕಟ್ಟೆಯ ತಾಂತ್ರಿಕತೆ ಅದ್ಭುತ... ಅಣೆಕಟ್ಟೆಯ ಪಕ್ಕದ ಉದ್ಯಾನವನ, ಅದರ ಕಾರಂಜಿ ನೋಡುವುದೊಂದು ಸೊಗಸು... ಇದು ಬಾಂಗ್ಲಾದೇಶದ ಯುವ ಜನತೆ ಉದ್ಗಾರ.

ಮೈಸೂರು ಮತ್ತು ಸುತ್ತಮುತ್ತಲ ಪ್ರೇಕ್ಷಣೀಯ ತಾಣಗಳನ್ನು ಕಂಡು ತಾವು ಬೆರಗಾದ ಕ್ಷಣಗಳನ್ನು ಬಾಂಗ್ಲಾದೇಶದ ಯುವ ಜನತೆ ಹೀಗೆ ಸಂಭ್ರಮದಿಂದ ಅಭಿವ್ಯಕ್ತಪಡಿಸಿದರು. ಕೇಂದ್ರ ಸರ್ಕಾರದ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಯುವಜನ ವಿನಿಮಯ ಕಾರ್ಯಕ್ರಮದಡಿ ಇವರು ಮೈಸೂರಿಗೆ ಭೇಟಿ ನೀಡಿದ್ದು, ಮೈಸೂರು ವಿಶ್ವವಿದ್ಯಾನಿಲಯದ ವಿಜ್ಞಾನ ಭವನದಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವಕೇಂದ್ರದ ಸಹಯೋಗದಲ್ಲಿ ಆಯೋಜಿಸಿದ್ದ 'ಅಂತಾರಾಷ್ಟ್ರೀಯ ಯುವ ವಿನಿಮಯ' ಕಾರ್ಯಕ್ರಮದಲ್ಲಿ ತಾವಿಲ್ಲಿ ಸಂದರ್ಶಿಸಿದ ಸ್ಥಳಗಳ ಬಗೆಗಿನ ಅನುಭವ ಹಂಚಿಕೊಂಡರು.

ಬಾಂಗ್ಲಾ ಪ್ರತಿನಿಧಿಗಳಾದ ಒನಾದಿನಿ ಮೊಗ್ನೊ, ತವ್ಹಿರುಲ್ ಹಾಗೂ ಕಾಥಿ ಮಾತನಾಡಿ, ಮೈಸೂರು ಅರಮನೆ ಹಾಗೂ ಕೆಆರ್‌ಎಸ್ ಸೊಗಸಾಗಿದೆ. ಕಾವೇರಿ ನದಿಗೆ ಅಡ್ಡಲಾಗಿ ಕಟ್ಟಿರುವ ಅಣೆಕಟ್ಟೆಗೆ ಬಳಸಿರುವ ತಾಂತ್ರಿಕತೆ ಅದ್ಭುತ. ಸ್ಥಳೀಯರು ಡ್ಯಾಂ ಬಳಿ ಬಂದು ನೀರು ಹರಿಯುವುದನ್ನು ನೋಡಿ ಸಂಭ್ರಮಿಸುತ್ತಿದ್ದರು. ಜಲಾಶಯದ ಪಕ್ಕದಲ್ಲಿರುವ ಉದ್ಯಾನದಲ್ಲಿ ಕಾರಂಜಿ ನೋಡುವುದೇ ಚೆಂದ ಎಂದು ಬಣ್ಣಿಸಿದರು.

ಮೈಸೂರು ಅರಮನೆ ಸೌಂದರ್ಯಕ್ಕೆ ಮಾರು ಹೋದೆವು. ಅಲ್ಲಿನ ಕಲಾಕೃತಿ ನೋಡಿ ಮನಸ್ಸು ಉಲ್ಲಾಸಗೊಂಡಿತು. ಅರಮನೆ ದೀಪಾಲಂಕಾರದಿಂದ ಕಂಗೊಳಿಸುವುದನ್ನು ನೋಡಬೇಕೆಂಬ ಆಸೆ ಇತ್ತು. ಆದರೆ ಅದು ಸಾಧ್ಯವಾಗಲಿಲ್ಲ. ಇಂಡೋ ಸಾರ್ಸನಿಕ್ ಶೈಲಿಯಲ್ಲಿ ನಿರ್ಮಾಣವಾಗಿರುವ ಅರಮನೆ ವೈಭವ, ಒಳಭಾಗದಲ್ಲಿರುವ ಗೋಡೆಗಳ ಮೇಲಿನ ಚಿತ್ರ, ಕಲಾಕೃತಿಗಳು ಇತಿಹಾಸವನ್ನು ನೆನಪಿಸುತ್ತವೆ. ಅರಮನೆಯ ಒಳಭಾಗದಲ್ಲಿರುವ ಒಂದೊಂದು ವಸ್ತುವೂ ಒಂದೊಂದು ಕಥೆ ಹೇಳುತ್ತವೆ ಎಂದು ವಿವರಿಸಿದರು.

ಮೈಸೂರು ವಿವಿ ಕಾರ್ಯವೈಖರಿ, ವಿದೇಶಿ ವಿದ್ಯಾರ್ಥಿಗಳ ಅಧ್ಯಯನಕ್ಕೆ ಇರುವ ಅವಕಾಶಗಳು, ಉದ್ಯಮಶೀಲತೆಗೆ ಸಂಬಂಧಿಸಿದಂತೆ ಇರುವ ಅವಕಾಶಗಳು, ಕರ್ನಾಟಕದ ಆಚಾರ ವಿಚಾರಗಳ ಬಗ್ಗೆ ಪ್ರಶ್ನಿಸಿದರು. ಈ ಬಗ್ಗೆ ವಿವಿಯ ಕುಲಸಚಿವ ಪ್ರೊ.ಆರ್. ಶಿವಪ್ಪ ಹಾಗೂ ಇನ್ನಿತರ ಪ್ರಾಧ್ಯಾಪಕರು ಉತ್ತರಿಸಿದರು. ಇದಲ್ಲದೇ ಮೈಸೂರು ವಿವಿ ವಿದ್ಯಾರ್ಥಿಗಳು ಬಾಂಗ್ಲಾದೇಶದ ವಿಚಾರಗಳ ಬಗ್ಗೆ ಪ್ರಶ್ನಿಸಿ ತಿಳಿದುಕೊಂಡರು.

ಭಾರತದಲ್ಲಿ ಯುವ ಜನರೇ ಹೆಚ್ಚು: ಇದಕ್ಕೂ ಮುನ್ನ ನೆಹರು ಯುವ ಕೇಂದ್ರದ ನಿರ್ದೇಶಕ ಎಂ.ಎನ್. ನಟರಾಜ್ ಮಾತನಾಡಿ, ದೇಶದ ಜನಸಂಖ್ಯೆಯಲ್ಲಿ ಶೇ.40ರಷ್ಟು ಯುವಜನರೇ ಇರುವುದರಿಂದ ವಿಶ್ವದ ಬಹುತೇಕ ರಾಷ್ಟ್ರಗಳು ಭಾರತದತ್ತ ದೃಷ್ಟಿಯ ಹಾಯಿಸುತ್ತಿವೆ ಎಂದು ಅಭಿಪ್ರಾಯಪಟ್ಟರು.

'ದೇಶ ಸುತ್ತು, ಇಲ್ಲ ಕೋಶ ಓದು' ಕನ್ನಡದ ನಾಣ್ಣುಡಿಯಂತೆ ಕೇಂದ್ರ ಸರ್ಕಾರದ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಯುವಜನ ವಿನಿಮಯ ಕಾರ್ಯಕ್ರಮವನ್ನು ಆಯೋಜಿಸುತ್ತಾ ಬಂದಿದೆ. ಜಿಲ್ಲಾ, ರಾಜ್ಯ, ಅಂತರರಾಜ್ಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಾರ್ಯಕ್ರಮ ಆಯೋಜಿಸುವ ಮೂಲಕ ಯುವಜನರಿಂದ ಸಾಮರಸ್ಯ ಮೂಡಿಸುವ ಪ್ರಯತ್ನ ನಡೆಸಲಾಗುತ್ತಿದೆ. ಕೇಂದ್ರದ ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯೊಂದಿಗೆ ಈಗಾಗಲೇ 14 ದೇಶಗಳಲ್ಲಿ ಒಪ್ಪಂದ ಮಾಡಿಕೊಂಡಿವೆ, ಒಟ್ಟು 37 ರಾಷ್ಟ್ರಗಳು ಸಂಪರ್ಕದಲ್ಲಿವೆ. ಈ ಕಾರ್ಯಕ್ರಮದ ಮಾಲಿಕೆಯಲ್ಲಿ ಇಂದು ನೆರೆರಾಷ್ಟ್ರ ಬಾಂಗ್ಲಾದೇಶದಿಂದ 56 ಯುವತಿಯರು ಸೇರಿದಂತೆ 102 ಪ್ರತಿನಿಧಿಗಳು ಭಾರತಕ್ಕೆ ಬಂದಿದ್ದಾರೆ. ಅವರಿಗೆ ಭಾರತ ಸರ್ಕಾರ ಆತಿಥ್ಯ ನೀಡುತ್ತಿದ್ದು, ಇಲ್ಲಿನ ಸಂಸ್ಕೃತಿ, ಆಚಾರ–ವಿಚಾರ, ಶಿಕ್ಷಣ ಪದ್ಧತಿ, ಆಹಾರ ಸೇರಿದಂತೆ ಹಲವು ವಿಷಯಗಳ ಬಗ್ಗೆ ಮನವರಿಕೆ ಮಾಡಿಕೊಡಲಾಗುತ್ತಿದೆ. ಬಾಂಗ್ಲಾ ಪ್ರತಿನಿಧಿಗಳು ವಾಪಸ್ಸಾದ ಬಳಿಕ ಭಾರತದಿಂದ 100 ಮಂದಿ ಯುವಜನರು ಬಾಂಗ್ಲಾಗೆ ತೆರಳಲಿದ್ದಾರೆ ಎಂದು ಅವರು ವಿವರಿಸಿದರು.

ಯುವಜನ ವಿನಿಮಯ ಕಾರ್ಯಕ್ರಮದ ಅಡಿಯಲ್ಲಿ ಪ್ರತಿ ವರ್ಷ ಅಂತರರಾಷ್ಟ್ರೀಯ ಯುವ ವಿನಿಮಯ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ. ಉಭಯ ದೇಶಗಳ ನಡುವೆ ಪರಸ್ಪರ ಶಾಂತಿ ಮತ್ತು ಸಹೋದರತ್ವವನ್ನು ವೃದ್ಧಿಸುವುದು, ವಿಚಾರ ವಿನಿಮಯಕ್ಕೆ ಅವಕಾಶ ಕಲ್ಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಬಾಂಗ್ಲಾದೇಶದ ಯುವಜನರ ನಿಯೋಗ ಭೇಟಿ ನೀಡಿದೆ. ಮೈಸೂರು ವಿಶ್ವವಿದ್ಯಾನಿಲಯದ ಕುಲಸಚಿವರು ಹಾಗೂ ವಿದ್ಯಾರ್ಥಿಗಳೊಡನೆ ವಿಚಾರ ವಿನಿಮಯ ನಡೆಸಿದ್ದಾರೆ. ಮೈಸೂರು ಮೆಡಿಕಲ್ ಕಾಲೇಜು, ಇನ್ಫೋಸಿಸ್ ಕ್ಯಾಂಪಸ್‌ಗೆ ಭೇಟಿ ನೀಡಲಿದ್ದಾರೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಯುವ ಸಬಲೀಕರಣ ಇಲಾಖೆ ಉಪನಿರ್ದೇಶಕ ಸುಭಾಷ್‌ಚಂದ್ರ ಮಾತನಾಡಿ, ಇದೊಂದು ಉತ್ತಮ ವೇದಿಕೆಯಾಗಿದೆ. ಬಾಂಗ್ಲಾದಿಂದ ಬಂದಿರುವ ಜನಪ್ರತಿನಿಧಿಗಳು ಸ್ಥಳೀಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದಾಗ ಹಲವು ಮಹತ್ತರ ವಿಚಾರಗಳನ್ನು ವಿನಿಮಯ ಮಾಡಿಕೊಳ್ಳಬಹುದು. ಬಾಂಗ್ಲಾ ಇಸ್ಲಾಂ ದೇಶವಾದರೂ ಭಾರತದೊಂದಿಗೆ ಹಲವು ವಿಚಾರಗಳಲ್ಲಿ ಸಾಮ್ಯತೆ ಇದೆ. ಯುವ ಜನರು ದೇಶದ ಬೆನ್ನೆಲುಬಾಗಿರುವುದರಿಂದ ಸೌಹಾರ್ದತೆ ನೆಲೆಸಲು, ಸಾಮರಸ್ಯ ಸುಧಾರಿಸಲು ಹಾಗೂ ಸಂಬಂಧಗಳು ಗಟ್ಟಿಗೊಳ್ಳಲು ಯುವಜನ ವಿನಿಮಯ ಕಾರ್ಯಕ್ರಮ ಸಹಕಾರಿಯಾಗಲಿದೆ ಎಂದರು.

ಕಾರ್ಯಕ್ರಮದಲ್ಲಿ ಎನ್‌ಎಸ್‌ಎಸ್ ಪ್ರಾದೇಶಿಕ ನಿರ್ದೇಶಕ ಕೆ.ವಿ. ಖದ್ರಿನರಸಿಂಹಯ್ಯ, ರಾಜ್ಯಮಟ್ಟದ ಎನ್‌ಎಸ್‌ಎಸ್ ಅಧಿಕಾರಿ ಪ್ರತಾಪ್ ಲಿಂಗಯ್ಯ, ಮೈಸೂರು ವಿವಿ ಎನ್‌ಎಸ್‌ಎಸ್ ಸಂಯೋಜಕ ಪ್ರೊ.ಬಿ. ಚಂದ್ರಶೇಖರ್, ಮೈಸೂರು ವಿವಿ ದೈಹಿಕ ಶಿಕ್ಷಣ ವಿಭಾಗ ನಿರ್ದೇಶಕ ಡಾ.ಕೃಷ್ಣಯ್ಯ, ವಿವಿಯ ಡೈರೆಕ್ಟರ್ ಆಫ್ ಸ್ಟೂಡೆಂಟ್ ವೆಲ್ಫೇರ್ ಸಿ.ಗುರುಸಿದ್ದಯ್ಯ, ಅಂತಾರಾಷ್ಟ್ರೀಯ ಕೇಂದ್ರದ ನಿರ್ದೇಶಕ ಪ್ರೊ.ಜಿ.ಆರ್.ಜನಾರ್ಧನ, ಬಾಂಗ್ಲಾದೇಶದ ತಂಡದ ನವಶಾದ್, ನೀರಜ್, ಡಾ.ಸುಭಾಷ್, ದೇವರಾಜ್ ಚಕ್ರಪಾಣಿ ಹಾಗೂ ಇತರರು ಇದ್ದರು.

ಮೈಸೂರು ಮಿತ್ರ ಮಂಗಳವಾರ 18 ಅಕ್ಟೋಬರ್ 2022

ತಲಕಾವೇರಿಯಲ್ಲಿ ತೀರ್ಥೋದ್ಭವ

ಮಡಿಕೇರಿ,ಅ.17– ತಣ್ಣನೆ ಧರೆಗಿಳಿಯುತ್ತಿದ್ದ ದಟ್ಟ ಮಂಜಿನೊಂದಿಗೆ ಪುಷ್ಪವೃಷ್ಟಿಗರೆಯುವಂತೆ ತೋರುತ್ತಿದ್ದ ಹನಿಮಳೆ, ವೇದ ಮಂತ್ರ ಘೋಷಗಳ ಅನುರಣನದ ನಡುವೆ ಬ್ರಹ್ಮಗಿರಿಯ ತಪ್ಪಲಿನ ತಲಕಾವೇರಿಯ ಪವಿತ್ರ ಬ್ರಹ್ಮಕುಂಡಿಕೆಯಿಂದ ಸೋಮವಾರ ರಾತ್ರಿ ಮೇಷ ಲಗ್ನದ ಶುಭ ಮುಹೂರ್ತದಲ್ಲಿ 7 ಗಂಟೆ 22 ನಿಮಿಷಕ್ಕೆ ಮಾತೆ ಕಾವೇರಿ ತೀರ್ಥರೂಪಿಣಿಯಾಗಿ ತನ್ನ ನಂಬಿದ ಭಕ್ತ ಜನಸಾಗರಕ್ಕೆ ದರ್ಶನ ನೀಡಿದಳು.

ಸಹಸ್ರಾರು ಭಕ್ತಾದಿಗಳ 'ಜೈ ಜೈ ಮಾತಾ ಕಾವೇರಿ ಮಾತಾ' ಉದ್ಘೋಷಗಳ ನಡುವೆ ಪ್ರಧಾನ ಅರ್ಚಕರುಗಳಾದ ಪ್ರಶಾಂತ್ ಆಚಾರ್ ನೇತೃತ್ವದಲ್ಲಿ, ಗುರುರಾಜ ಆಚಾರ್, ರವಿರಾಜ್ ಆಚಾರ್ ಒಳಗೊಂಡಂತೆ ಅರ್ಚಕರ ತಂಡ ವೇದ ಘೋಷದೊಂದಿಗೆ ಮಹಾ ಸಂಕಲ್ಪ ಪೂಜೆ ನೆರವೇರಿಸಿದರು. ಮಹಾ ಮಂಗಳಾರತಿ ನೆರವೇರಿಸುತ್ತಿರುವಂತೆಯೆ ಜೀವನದಿ ಕಾವೇರಿ ತೀರ್ಥ ರೂಪಿಣಿಯಾಗಿ ಪವಿತ್ರ ಕುಂಡಿಕೆಯಿಂದ ಹೊರಹೊಮ್ಮಿದಳು.

ತಲಕಾವೇರಿ ಕ್ಷೇತ್ರದಲ್ಲಿ ಮಾತೆ ಕಾವೇರಿಯು ತೀರ್ಥ ರೂಪಿಣಿಯಾಗಿ ಆವಿರ್ಭವಿಸುವ ಅಪೂರ್ವ ಕ್ಷಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್, ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚು ರಂಜನ್, ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಭಾಗಮಂಡಲ ಗ್ರಾಪಂ ಅಧ್ಯಕ್ಷರಾದ ಪವಿತ, ಉಪಾಧ್ಯಕ್ಷ ಹೊಸೂರು ಸತೀಶ್ ಕುಮಾರ್, ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬು ಕುಮಾರ್, ಜಿಪಂ ಸಿಇಓ ಭಂವರ್ ಸಿಂಗ್ ಮೀನಾ, ಉಪವಿಭಾಗಾಧಿಕಾರಿ ಡಾ. ಯತೀಶ್ ಉಲ್ಲಾಳ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಭಗಂಡೇಶ್ವರ– ತಲಕಾವೇರಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎಂ.ಕೃಷ್ಣಪ್ಪ ಸಾಕ್ಷಿಯಾಗಿದ್ದರು.

'ತಲಕಾವೇರಿಗೆ ಭಂಡಾರ' ಸಂಪ್ರದಾಯದಂತೆ ತೀರ್ಥೋದ್ಭವಕ್ಕೆ ಒಂದು ಗಂಟೆ ಮುಂಚಿತವಾಗಿ ಭಾಗಮಂಡಲದ ಶ್ರೀ ಭಗಂಡೇಶ್ವರ ಸನ್ನಿಧಿಯ ತಕ್ಕಮುಖ್ಯಸ್ಥ ಬಳ್ಳಡ್ಕ ಅಪ್ಪಾಜಿ ಮತ್ತು ದೇವಸ್ಥಾನದ ಪ್ರಮುಖರು ಮಂಗಳವಾದ್ಯಗಳೊಂದಿಗೆ, ತಲಕಾವೇರಿಯ ತಕ್ಕ ಮುಖ್ಯಸ್ಥ ಕೋಡಿ ಮೋಟಯ್ಯ ಅವರೊಂದಿಗೆ ಭಂಡಾರದೊಂದಿಗೆ ತಲಕಾವೇರಿಗೆ ಆಗಮಿಸಿದರು. ತೀರ್ಥೋದ್ಭವದ ಬಳಿಕ ಬೆಳ್ಳಿಯ ತಂಬಿಗೆಯಲ್ಲಿ ಕಾವೇರಿಯ ತೀರ್ಥವನ್ನು ಕುಂಡಿಕೆಯಿಂದ ಪ್ರಥಮವಾಗಿ ಸಂಗ್ರಹಿಸಿ ಭಾಗಮಂಡಲದ ಶ್ರೀ ಭಗಂಡೇಶ್ವರನಿಗೆ ಅಭಿಷೇಕ ಮಾಡಲು ಕೊಂಡೊಯ್ದು ವಿದ್ಯಮಾನಗಳು ಪ್ರಮುಖವಾಗಿತ್ತು.

ಸ್ನಾನಕೊಳದ ಬಳಿ ನೂಕುನುಗ್ಗಲು ತಡೆಯಲು ಪೊಲೀಸ್ ಇಲಾಖೆ ಬ್ಯಾರಿಕೇಡ್ ವ್ಯವಸ್ಥೆ ಮಾಡಿತ್ತು. ಹೀಗಿದ್ದೂ ಭಕ್ತಾದಿಗಳು ತೀರ್ಥ ಕೊಳಕ್ಕೆ ಧುಮುಕಿ 'ಕಾವೇರಿ ಮಾತಾಕೀ ಜೈ' ಘೋಷಣೆಗಳೊಂದಿಗೆ ತೀರ್ಥೋದ್ಭವದ ಕ್ಷಣಗಳಿಗೆ ಸಾಕ್ಷಿಯಾದರು. ಬಳಿಕ ತೀರ್ಥ ಸ್ವೀಕರಿಸಿ ಕೊಡಗಳಲ್ಲಿ, ಪ್ಲಾಸ್ಟಿಕ್ ಕ್ಯಾನ್‌ಗಳೊಂದಿಗೆ ತೀರ್ಥವನ್ನು ತುಂಬಿಕೊಂಡು ತೆರಳಿದರು.

ತ್ರಿವೇಣಿಯಲ್ಲಿ ಪುಣ್ಯ ಸ್ನಾನ: ತೀರ್ಥೋದ್ಭವದ ಹಿನ್ನೆಲೆ ಸೋಮವಾರ ಬೆಳಗ್ಗಿನಿಂದಲೇ ಜಿಲ್ಲೆ ಮತ್ತು ಹೊರ ಜಿಲ್ಲೆಗಳಿಂದ ಭಕ್ತಾದಿಗಳು ನೂರಾರು ಸಂಖ್ಯೆಯಲ್ಲಿ ಕ್ಷೇತ್ರಕ್ಕೆ ಆಗಮಿಸಿದರು. ಸಂಪ್ರದಾಯದಂತೆ ಭಕ್ತರು ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿ, ಶ್ರೀ ಭಗಂಡೇಶ್ವರನಿಗೆ ಪೂಜೆ ಸಲ್ಲಿಸಿ ತಲಕಾವೇರಿಯತ್ತ ತೆರಳುತ್ತಿದ್ದುದು ಕಂಡು ಬಂತು. ಸಂಗಮದ ದಡದಲ್ಲಿ ಭಕ್ತಾದಿಗಳು ತಮ್ಮ ಹಿರಿಯರಿಗೆ ಪಿಂಡ ಪ್ರದಾನ, ಕೇಶ ಮುಂಡನ ಕಾರ್ಯಕ್ಕೂ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಲಾಗಿತ್ತು.

ಅನ್ನದಾನ: ತುಲಾ ಸಂಕ್ರಮಣ ಪ್ರಯುಕ್ತ ತಲಕಾವೇರಿಯಲ್ಲಿ ಕೊಡಗು ಏಕೀಕರಣ ರಂಗದಿಂದ ಅನ್ನದಾನ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಬೆಳಗ್ಗಿನಿಂದಲೇ ಕ್ಷೇತ್ರಕ್ಕೆ ಆಗಮಿಸಿದ ಭಕ್ತರು ಅನ್ನ ಸಂತರ್ಪಣೆಯಲ್ಲಿ ಪಾಲ್ಗೊಂಡಿದ್ದರು.

ಸಾಂಸ್ಕೃತಿಕ ಕಾರ್ಯಕ್ರಮ: ತುಲಾ ಸಂಕ್ರಮಣ ಜಾತ್ರೆಯ ಸಂದರ್ಭ ತಲಕಾವೇರಿಯಲ್ಲಿ ಭಕ್ತಿ ಪ್ರಧಾನ ಗಾಯನ ಕಾರ್ಯಕ್ರಮವನ್ನು ಜಿಲ್ಲೆಯ ಪ್ರತಿಭಾವಂತ ಗಾಯಕರು ನಡೆಸಿಕೊಟ್ಟರು.

ವಾಹನ ನಿಲುಗಡೆ: ಜಾತ್ರಾ ಮಹೋತ್ಸವಕ್ಕಾಗಿ ತಲಕಾವೇರಿ ಮತ್ತು ಭಾಗಮಂಡಲದಲ್ಲಿ ವಾಹನ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿತ್ತು. ಜಿಲ್ಲೆ ಮತ್ತು ಹೊರ ಜಿಲ್ಲೆಗಳಿಂದ ಆಗಮಿಸಿದ ನೂರಾರು ವಾಹನಗಳು ಅಲ್ಲಿ ನಿಲುಗಡೆಗೊಂಡಿದ್ದವು.



ತಲಕಾವೇರಿ ತೀರ್ಥ ಕುಂಡಿಕೆ ಬಳಿ ಕರವಲೆ ಭಗವತಿ ದೇವಾಲಯ ಸಮಿತಿ ಪ್ರಮುಖರಿಂದ ದುಡಿಕೊಟ್ ಪಾಟ್.

ಕೊಡವ ಸಂಘಟನೆಗಳಿಂದ ಪಾದಯಾತ್ರೆ



ಕೊಡವ ಸಮಾಜ ಸಂಘಟನೆಗಳಿಂದ ತಲಕಾವೇರಿಯಲ್ಲಿ ಪಾದಯಾತ್ರೆ.

ಭಾಗಮಂಡಲ: ಕಾವೇರಿ ತೀರ್ಥೋದ್ಭವದ ಹಿನ್ನೆಲೆಯಲ್ಲಿ ವಿವಿಧ ಕೊಡವ ಸಂಘಟನೆಗಳಿಂದ ಭಾಗಮಂಡಲದಿಂದ ತಲಕಾವೇರಿವರೆಗೆ ಪಾದಯಾತ್ರೆ ನಡೆಯಿತು.

ದುಡಿಕೊಟ್ಟ್ ಪಾಟ್, ತಳಿಯತಕ್ಕಿ ಬೊಳ್ಚ ವನ್ನೊಳಗೊಂಡು ನಡೆದ ಪಾದಯಾತ್ರೆಯಲ್ಲಿ ಅಖಿಲ ಕೊಡವ ಸಮಾಜ ಯೂತ್ ವಿಂಗ್, ಕನೆಕ್ಟಿಂಗ್ ಕೊಡವಾಸ್, ಕೊಡವ ರೈಡರ್ಸ್ ಕ್ಲಬ್, ಜಬ್ಬೂಮಿ ಟ್ರಸ್ಟ್, ತಿಂಗಕ್ಕೊರ್ ಮೊಟ್ಟ್ ಸಂಘಟನೆ, ಅಮ್ಮತ್ತಿ ಕೊಡವ ಸಮಾಜ, ಪೊನ್ನಂಪೇಟೆ ಕೊಡವ ಸಮಾಜ, ಮಡಿಕೇರಿ ಕೊಡವ ಸಮಾಜ, ಬಾಳೆಲೆ ಕೊಡವ ಸಮಾಜ, ಕೊಡವ ಕೂಟಾಳಿಯಡ ಕೂಟ, ನಾಪೋಕ್ಲು ಕೊಡವ ಸಮಾಜ, ವೀರಾಜಪೇಟೆ ಕೊಡವ ಸಮಾಜ, ಹುದಿಕೇರಿ ಕೊಡವ ಸಮಾಜ, ಅಮ್ಮ ಕೊಡವ ಸಮಾಜ, ಸಿಎನ್‌ಸಿ, ಮೈಸೂರು ಕೊಡವ ಸಮಾಜ, ಬೆಂಗಳೂರು ಕೊಡವ ಸಮಾಜ ಮತ್ತು ಯೂತ್ ಕೌನ್ಸಿಲ್, ಕೊಡವಾಮೆರ ಕೊಂಡಾಟ, ಯುಕೋ ಮತ್ತಿತರ ಸಂಘಟನೆಗಳು ಪಾಲ್ಗೊಂಡಿದ್ದವು.

ಅ.21 ರಂದು ಉದ್ಯೋಗ ಮೇಳ

ಮಡಿಕೇರಿ, ಅ.17– ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಅಕ್ಟೋಬರ್ 21 ರಂದು ಬೆಳಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನಡೆಯಲಿದೆ.

ಉದ್ಯೋಗ ಮೇಳದಲ್ಲಿ ಮೆಡ್‌ಪ್ಲಸ್, ಮಂಗಳೂರು, ರಾಣಿ ಮದ್ರಾಸ್ ಪ್ರೈ.ಲಿ., ಮೈಸೂರು, ಜಸ್ಟ್ ಡಯಲ್, ಬೆಂಗಳೂರು, ಈಕ್ವಲೈಜರ್ ಆರ್‌ಎಂಸಿ ಪ್ರೈ.ಲಿ., ಮೈಸೂರು, ಸ್ನೈದರ್ ಎಲೆಕ್ಟ್ರಿಕ್ಟ್ ಇಂಡಿಯಾ ಪ್ರೈ.ಲಿ. ಮೈಸೂರು ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು ಹಾಗೂ ಸ್ವ–ವಿವರಗಳ ಪ್ರತಿಗಳೊಂದಿಗೆ ಉದ್ಯೋಗಮೇಳದಲ್ಲಿ ಹಾಜರಾಗಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ. 08272–225851 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಅವರು ತಿಳಿಸಿದ್ದಾರೆ.

ಕಾವೇರಿ ರಥಯಾತ್ರೆ



ನಾಪೋಕ್ಲುವಿನ ಕೊಡಗು ಹಕ್ಕು ಸಂರಕ್ಷಣಾ ಸಮಿತಿ ವತಿಯಿಂದ 26 ನೇ ವರ್ಷದ ಕಾವೇರಿ ರಥಯಾತ್ರೆ ಜೊತೆ ಸಮಿತಿ ಪದಾಧಿಕಾರಿಗಳು ತಲಕಾವೇರಿಗೆ ತೆರಳಿದರು.

ನಾಪೋಕ್ಲು, ಅ.17– ನಾಪೋಕ್ಲುವಿನ ಕೊಡಗು ಹಕ್ಕು ಸಂರಕ್ಷಣಾ ಸಮಿತಿ ವತಿಯಿಂದ 26ನೇ ವರ್ಷದ ಕಾವೇರಿ ರಥಯಾತ್ರೆ ಸೋಮವಾರ ತಲಕಾವೇರಿಗೆ ತೆರಳಿತು. ದಕ್ಷಿಣ ಕಾಶಿ ಎಂದು ಪ್ರಖ್ಯಾತಿ ಪಡೆದಿರುವ ಕೊಡಗಿನ ಕುಲದೇವತೆ ಕಾವೇರಿ ಮಾತೆಯ ಪ್ರತಿಮೆಯ ಭವ್ಯವಾದ ಪುಷ್ಪಾಲಂಕೃತ ಮೆರವಣಿಗೆಯು ಪಾಲೂರಿನ ಪಾಲೂರಪ್ಪ ದೇವಾಲಯದಿಂದ ಆರಂಭಗೊಂಡಿದ್ದು ತಲಕಾವೇರಿಗೆ ತೆರಳಿ ತೀರ್ಥೋದ್ಭವದ ಬಳಿಕ ವಿವಿಧ ಸ್ಥಳಗಳಲ್ಲಿ ತೀರ್ಥ ವಿತರಿಸಿ ಪಾಲೂರಿನ ಸತ್ಯ ಹರಿಶ್ಚಂದ್ರ ದೇವಾಲಯದ ಕಾವೇರಿ ನದಿಯಲ್ಲಿ ತಾಯಿ ಕಾವೇರಿ ಮಾತೆಯ ಕಳಶ ವಿಸರ್ಜನೆಯೊಂದಿಗೆ ಅಂತ್ಯಗೊಳ್ಳಲಿದೆ ಎಂದು ಕೊಡಗು ಹಕ್ಕು ಸಂರಕ್ಷಣಾ ಸಮಿತಿಯ ಸಂಚಾಲಕ ಬಿದ್ದಾಟಂಡ ರೋಜಿ ಚಿಣಪ್ಪ ಹೇಳಿದರು.

ಮಂಗಳವಾರ ಬೆಳಿಗ್ಗೆ ಆರು ಗಂಟೆಗೆ ಭಾಗಮಂಡಲದಿಂದ ರಥಯಾತ್ರೆ ಆರಂಭಗೊಳ್ಳಲಿದ್ದು ಚೇರಂಗಾಲ, ಅಯ್ಯಂಗೇರಿ ಪುಲಿಕೋಟು ಪೇರೂರು ಬಲ್ಲಮಾವಟಿ, ಚೋನಕೆರೆ ಮೂಲಕ ಮಧ್ಯಾಹ್ನ 1 ಗಂಟೆಗೆ ನಾಪೋಕ್ಲು ತಲುಪಲಿದೆ ಎಂದರು.

ಸಮಿತಿಯ ಪ್ರಧಾನ ಕಾರ್ಯದರ್ಶಿ ಕಲಿಯಾಟಂಡ ಮಯ್ಯು ದೇವಯ್ಯ, ಪದಾಧಿಕಾರಿಗಳಾದ ಬಿದ್ದಾಟಂಡ ಮಮತಾ ಚಿಣ್ಣಪ್ಪ, ಕಲಿಯಾಟಂಡ ಸುಮಿದೇವಯ್ಯ ಇದ್ದರು.

ಅ.27 ರಿಂದ ಪೊನ್ನಂಪೇಟೆಯಲ್ಲಿ ಪಾಂಡಂಡ ಹಾಕಿ ಟೂರ್ನಿ

106 ಕೊಡವ ತಂಡಗಳು ಬಾಗಿ, ಲೋಗೋ ಅನಾವರಣ



ಗೋಣಿಕೊಪ್ಪ, ಅ.17–ಕೊಡವ ಕೌಟುಂಬಿಕ ಹಾಕಿ ಜನಕ ಪಾಂಡಂಡ ಕುಟ್ಟಪ್ಪ ಸ್ಮರಣಾರ್ಥ ಅ.27 ರಿಂದ ಪೊನ್ನಂಪೇಟೆ ಟರ್ಫ್ ಮೈದಾನದಲ್ಲಿ ಆರಂಭಗೊಳ್ಳಲಿರುವ ಪಾಂಡಂಡ ಹಾಕಿ ಟೂರ್ನಿಯಲ್ಲಿ 106 ಕೊಡವ ತಂಡಗಳು ಪಾಲ್ಗೊಳ್ಳುತ್ತಿವೆ ಎಂದು ಕೊಡವ ಹಾಕಿ ಅಕಾಡೆಮಿ ಅಧ್ಯಕ್ಷ ಪಾಂಡಂಡ ಕೆ. ಬೋಪಣ್ಣ ಹೇಳಿದರು.

ಶನಿವಾರ ಪ್ಲಾಂಟರ್ಸ್ ಕ್ಲಬ್ ಸಭಾಂಗಣದಲ್ಲಿ ಹಾಕಿ ಟೂರ್ನಿ ಲೋಗೋ ಅನಾವರಣ ಸಮಾರಂಭದಲ್ಲಿ ಮಾತನಾಡಿ, ಅ.27 ರಿಂದ ನ.6 ರವರೆಗೆ ಪೊನ್ನಂಪೇಟೆ ಟರ್ಫ್ ಮೈದಾನದಲ್ಲಿ ಸೆಣೆಸಾಟ ನಡೆಸಲಿವೆ. (ರಿಂಕ್ ಹಾಕಿ) 5 ಎ ಸೈಡ್ ರೀತಿಯಲ್ಲಿ ಟೂರ್ನಿ ನಡೆಯಲಿದ್ದು, ಕೊಡವ ಹಾಕಿಯನ್ನು ಮುಂದುವರಿಸುವ ಚಿಂತನೆಯಲ್ಲಿ ಆಯೋಜಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಅಂತಾರಾಷ್ಟ್ರೀಯ ಹಾಕಿ ಮಾಜಿ ಆಟಗಾರ ಲೆ.ಕ.ಬಾಳೆಯಡ ಸುಬ್ರಮಣಿ ಲೋಗೋ ಅನಾವರಣಗೊಳಿಸಿ ಮಾತನಾಡಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ 12 ತಂಡಗಳು ಒಂದು ಟೂರ್ನಿಯನ್ನು ಆಡುವುದು ವಿಶೇಷತೆ. ಆದರೆ, ಕೊಡವ ಹಾಕಿ ನಮ್ಮೆಯಲ್ಲಿ 300ಕ್ಕೂ ಹೆಚ್ಚು ತಂಡಗಳು ಒಂದು ಟೂರ್ನಿಯಲ್ಲಿ ಪಾಲ್ಗೊಳ್ಳುತ್ತಿರುವುದು ವಿಶ್ವಮಟ್ಟದ ದಾಖಲೆ. ಇದಕ್ಕೆ ಕಾರಣಕರ್ತರಾದ ಪಾಂಡಂಡ ಕುಟ್ಟಪ್ಪ ಅವರನ್ನು ಹಾಕಿ ಮೂಲಕ ಸ್ಮರಿಸಿಕೊಳ್ಳುತ್ತಿರುವುದು ಕ್ರೀಡೆಯ ವಿಶೇಷತೆ. 23 ವರ್ಷ ಕೊಡವ ಕೌಟುಂಬಿಕ ಹಾಕಿ ನಡೆದಿದೆ. ಇದು ಮುಂದುವರಿಯಬೇಕೆಂಬ ಉತ್ಸಾಹ ಕ್ರೀಡಾಭಿಮಾನಿಗಳಲ್ಲಿದೆ ಎಂದರು.

1997 ರಲ್ಲಿ ಕಡಂಗ ಗ್ರಾಮದಲ್ಲಿ ಆರಂಭಗೊಂಡ ಪಾಂಡಂಡ ಹಾಕಿ ಟೂರ್ನಿಯಲ್ಲಿ 80 ತಂಡಗಳು ಪಾಲ್ಗೊಂಡಿದ್ದವು. ಈಗ 300 ಕ್ಕೂ ಹೆಚ್ಚು ಕುಟುಂಬ ತಂಡಗಳು ಪಾಲ್ಗೊಳ್ಳುವ ಹಂತಕ್ಕೆ ತಲುಪಿರುವುದು ವಿಶ್ವ ಮಟ್ಟದಲ್ಲಿಯೇ ವಿಶೇಷ ಎಂಬ ಅಭಿಪ್ರಾಯ ಕಾರ್ಯಕ್ರಮದಲ್ಲಿ ವ್ಯಕ್ತವಾಯಿತು. ಕೌಟುಂಬಿಕ ಹಾಕಿ ಮೂಲಕ ಜಿಲ್ಲೆಯಲ್ಲಿ ಎಲ್ಲ ಜನಾಂಗಗಳು ಕೂಡ ಒಗ್ಗಟ್ಟು ಪ್ರತೀಕವಾಗಿ ಟೂರ್ನಿ ನಡೆಸುತ್ತಿದೆ.

ವಿಶ್ವದಾಖಲೆಗೆ ಕೂಡ ಟೂರ್ನಿ ಕಾರಣವಾಗುತ್ತಿದೆ. ಇದಕ್ಕೆ ಕಾರಣಕರ್ತರಾದ ಪಾಂಡಂಡ ಕುಟ್ಟಪ್ಪ ಅವರ ಸ್ಮರಣೆಗಾಗಿ ಟೂರ್ನಿಯನ್ನು ಮುಂದು ವರಿಸುವ ಚಿಂತನೆ ಇದೆ ಎಂಬ ಅಭಿಪ್ರಾಯ ವ್ಯಕ್ತವಾಯಿತು. ಲಾಂಛನದಲ್ಲಿ 1997 ಇಸವಿಯ ದಿನಾಂಕ ದಾಖಲಿಸಿ ಮೊದಲ ಬಾರಿಗೆ ಕೊಡವ ಕೌಟುಂಬಿಕ ಹಾಕಿ ಉದಯವಾದ ವರ್ಷವನ್ನು ಸ್ಮರಿಸಿಕೊಳ್ಳಲಾಯಿತು. ಒಂದು ತಂಡದಲ್ಲಿ 5 ಆಟಗಾರರು ಆಡಲಿದ್ದಾರೆ. 10 ದಿನ ಟೂರ್ನಿ ನಡೆಯಲಿದೆ ಎಂದರು.

ಕಾರ್ಯಕ್ರಮದಲ್ಲಿ ಕೊಡವ ಹಾಕಿ ಅಕಾಡೆಮಿ ಕಾರ್ಯಾಧ್ಯಕ್ಷ ಮೇಕೇರಿ ರವಿ ಪೆಮ್ಮಯ್ಯ, ಸೋಮವಾರಪೇಟೆ ತಾಲೂಕು ಅಧ್ಯಕ್ಷ ಕುಕ್ಕೇರ ಜಯ ಚಿಣ್ಣಪ್ಪ, ಮಡಿಕೇರಿ ತಾಲೂಕು ಅಧ್ಯಕ್ಷ ಬಡಕಡ ದೀನಾ ಪೂಣಚ್ಚ, ವಿರಾಜಪೇಟೆ ಅಧ್ಯಕ್ಷ ಮಾದಂಡ ಪೂವಯ್ಯ, ಕಾರ್ಯದರ್ಶಿ ಮಾಳೇಟೀರ ಶ್ರೀನಿವಾಸ್, ಹಾಕಿಕೂರ್ಗ್ ಸಂಚಾಲಕ ಬುಟ್ಟಿಯಂಡ ಚಂಗಪ್ಪ, ನಿರ್ದೇಶಕ ಚೆಯ್ಯಂಡ ಸತ್ಯ ಗಣಪತಿ, ಕಂಬೀರಂಡ ರಾಕಿ ಪೂವಣ್ಣ ಇದ್ದರು.

ವಿಜಯ ಮೇಸ್ತ್ರಿ ನಿಧನ



ನಾಪೋಕ್ಲು, ಅ.17– ಸ್ಥಳೀಯ ಇಂದಿರಾ ನಗರದ ನಿವಾಸಿ ಕೆ.ಕೆ. ವಿಜಯ ಮೇಸ್ತ್ರಿ(58) ಸೋಮವಾರ ನಿಧನರಾಗಿದ್ದು ಇವರ ಅಂತ್ಯಕ್ರಿಯೆ ಅ.18 (ಮಂಗಳವಾರ) ರಂದು ನಾಪೋಕ್ಲು ಹಿಂದೂ ರುದ್ರಭೂಮಿಯಲ್ಲಿ ನಡೆಯಲಿದೆ. ಅಮೃತರು ಪತ್ನಿ ರಾಜೇಶ್ವರಿ, ಓರ್ವ ಪುತ್ರ ಸೇರಿದಂತೆ ಅಪಾರ ಬಂಧು ಬಾಂಧವರನ್ನು ಅಗಲಿದ್ದಾರೆ.

ಕೊಳ್ಳೇಗಾಲ ನಗರಸಭೆ ಉಪಚುನಾವಣೆ

25 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

● ಜೆಡಿಎಸ್ 2, ಬಿಎಸ್‌ಪಿ 3, ಎಸ್‌ಡಿಪಿಐ 1, ಪಕ್ಷೇತರ 4 ● ಬಿಜೆಪಿ, ಕಾಂಗ್ರೆಸ್‌ನಿಂದ 7 ಸ್ಥಾನಗಳಿಗೂ ಉಮೇದುವಾರಿಕೆ



ಕೊಳ್ಳೇಗಾಲ,ಅ.17–ಕೊಳ್ಳೇಗಾಲ ನಗರ ಸಭೆಯ 7 ವಾರ್ಡ್‌ಗಳಿಗೆ ನಡೆಯುವ ಉಪಚುನಾವಣೆ ಹಿನ್ನೆಲೆ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾದ ಸೋಮವಾರ 25 ಮಂದಿಯಿಂದ ಉಮೇದುವಾರಿಕೆ ಸಲ್ಲಿಕೆಯಾಗಿವೆ.

ಕಾಂಗ್ರೆಸ್ 7, ಬಿಜೆಪಿ 7, ಬಿಎಸ್‌ಪಿ 3, ಜೆಡಿಎಸ್ 2, ಎಸ್‌ಡಿಪಿಐ, ಕೆಆರ್‌ಎಸ್ ಪಕ್ಷದ ಅಭ್ಯರ್ಥಿಗಳು ತಲಾ ಒಂದೊಂದು ಸ್ಥಾನ ಹಾಗೂ ನಾಲ್ಕು ಮಂದಿ ಪಕ್ಷೇತರರು ನಾಮಪತ್ರ ಸಲ್ಲಿಸಿದ್ದಾರೆ.

ಕಾಂಗ್ರೆಸ್‌ನಿಂದ 2ನೇ ವಾರ್ಡ್‌ಯಿಂದ ಭಾಗ್ಯಾ, 6ನೇ ವಾರ್ಡ್–ಸಂಪತ್ ಕುಮಾರಿ, 7ನೇ ವಾರ್ಡ್–ಅಹಮ್ಮದ್ ಕಿಜರ್, 13ನೇ ವಾರ್ಡ್–ಪಿ.ಎಲ್.ಸರಸ್ವತಿ ಮನೋಹರ್, 21ನೇ ವಾರ್ಡ್–ಕೆ.ಕೆ.ಮೂರ್ತಿ, 25ನೇ ವಾರ್ಡ್–ರಮೇಶ್, 26ನೇ ವಾರ್ಡ್‌ನಿಂದ ಸುನೀತಾ ಮಹದೇಶ್ ನಾಮಪತ್ರ ಸಲ್ಲಿಸಿದ್ದಾರೆ. ಬಹುಜನ ಸಮಾಜ ಪಾರ್ಟಿಯಿಂದ 25ನೇ ವಾರ್ಡ್‌ನಿಂದ ರಂಗಸ್ವಾಮಿ, 7ನೇ ವಾರ್ಡ್–ಇನಾಯತ್ ಪಾಷ, 21ನೇ ವಾರ್ಡ್‌ನಿಂದ ಲೋಕೇಶ್ ನಾಮಪತ್ರ ಸಲ್ಲಿಸಿದರು.

ಬಿಜೆಪಿಯಿಂದ 2ನೇ ವಾರ್ಡ್‌ನಿಂದ ನಾಗಮಣಿ ಗೋಪಾಲ್, 6ನೇ ವಾರ್ಡ್–ಎಂ.ಮಾನಸ, 7ನೇ ವಾರ್ಡ್–ನಾಸೀರ್ ಷರೀಫ್, 13ನೇ ವಾರ್ಡ್–ಪವಿತ್ರ ರಮೇಶ್, 21ನೇ ವಾರ್ಡ್–ಶಂಕನಪುರ ಪ್ರಕಾಶ್, 25ನೇ ವಾರ್ಡ್–ರಾಮಕೃಷ್ಣ, 26ನೇ ವಾರ್ಡ್‌ನಿಂದ ನಾಗಸುಂದ್ರಮ್ಮ ಜಗದೀಶ್ ಅವರು ಶಾಸಕ ಮಹೇಶ್ ಅವರ ಜೊತೆ ಆಗಮಿಸಿ ನಾಮಪತ್ರ ಸಲ್ಲಿಸಿ ಗಮನ ಸೆಳೆದರು.

ಜಾತ್ಯಾತೀತ ಜನತಾದಳದಿಂದ 26ನೇ ವಾರ್ಡ್‌ನಿಂದ ಮಂಗಳಮ್ಮ, 7ನೇ ವಾರ್ಡ್‌ನಿಂದ ಇರ್ಫಾನ್ ನಾಮಪತ್ರ ಸಲ್ಲಿಸಿದರು. 2ನೇ ವಾರ್ಡ್‌ನಿಂದ ಎಸ್‌ಡಿಪಿಐ ಅಭ್ಯರ್ಥಿಯಾಗಿ ಬಿಎಸ್‌ಪಿ ಬೆಂಬಲದೊಂದಿಗೆ ಹೆಚ್.ಕೆ.ಶಾಂತಲಕ್ಷ್ಮಿ, 21ನೇ ವಾರ್ಡ್‌ನಿಂದ ಕೆಆರ್‌ಎಸ್ ಪಕ್ಷದ ಅಭ್ಯರ್ಥಿಯಾಗಿ ಜಗದೀಶ್, 26ನೇ ವಾರ್ಡ್‌ನಿಂದ ಕವಿತಾ ಶೇಖರ್, 7ನೇ ವಾರ್ಡ್‌ನಿಂದ ಶಿವಶಂಕರ್, 25ನೇ ವಾರ್ಡ್ ಅಭ್ಯರ್ಥಿಯಾಗಿ ನಿವೃತ್ತ ಯೋಧ ಎಂ.ಮಹದೇವ, 25ನೇ ವಾರ್ಡ್ ಶಿವಮಲ್ಲು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಸೋರುತಿಹುದು ಶಾಲಾ ಮಾಳಿಗೆ...

ನೆನೆದ ಪುಸ್ತಕಗಳ ಬಿಸಿಲಿಗಿಟ್ಟು ಒಣಗಿಸಿದ ಶಿಕ್ಷಕರು–ವಿದ್ಯಾರ್ಥಿಗಳು



ಬೇಗೂರು, ಅ.17–ದಸರೆ ರಜಾ ಮುಗಿಸಿಕೊಂಡು ಬಂದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪಾಠ–ಪ್ರವಚನ ಬಿಟ್ಟು ಮಳೆಯಿಂದ ನೆನೆದು ಮುದ್ದೆಯಾಗಿದ್ದ ಪುಸ್ತಕಗಳನ್ನು ಬಿಸಲಿಗಿಟ್ಟು ಒಣಗಿಸಿದ ಪ್ರಸಂಗ ಗುಂಡ್ಲುಪೇಟೆ ತಾಲೂಕಿನ ನಿಟ್ರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿಂದು ಕಂಡು ಬಂತು.

ಶಾಲೆಯ ಎರಡು ಕೊಠಡಿಗಳು ಸೋರುತ್ತಿದ್ದ ಪರಿಣಾಮ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಕೊಠಡಿಯಲ್ಲಿದ್ದ ಪುಸ್ತಕಗಳೆಲ್ಲ ನೀರಿನಲ್ಲಿ ಒದ್ದೆಯಾಗಿವೆ. ದಸರಾ ರಜೆ ಮುಗಿಸಿಕೊಂಡು ಸೋಮವಾರ ಶಾಲೆಗೆ ಬಂದು ಬಾಗಿಲು ತೆರೆದು ನೋಡಿದಾಗ ಮಳೆಯಿಂದ ಕೊಠಡಿಯಲ್ಲಿದ್ದ ಪುಸ್ತಕಗಳು ನೀರಿನಲ್ಲಿ ನೆನೆದು ಒದ್ದೆಯಾಗಿತ್ತು. ಶಿಕ್ಷಕರು ವಿದ್ಯಾರ್ಥಿಗಳ ಸಹಾಯದಿಂದ ಪುಸ್ತಕಗಳನ್ನು ಶಾಲೆಯ ಆವರಣದಲ್ಲಿ ಬಿಸಿಲಿಗಿಟ್ಟು ಒಣಗಿಸಿದರು.

ಶಾಲಾ ಕೊಠಡಿಗಳು ಸೋರುತ್ತಿರುವ ಬಗ್ಗೆ ವರ್ಷದಿಂದಲೂ ಶಿಕ್ಷಣ ಇಲಾಖೆ, ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಕ್ಷೇತ್ರ ಶಾಸಕರು ಸಹ ಇತ್ತ ಗಮನ ಹರಿಸಿಲ್ಲ. ಮಕ್ಕಳು ಭಯದಲ್ಲೇ ಶಾಲೆಯಲ್ಲಿ ಪಾಠ–ಪ್ರವಚನ ಕೇಳಬೇಕಿದೆ. ಇದರಿಂದ ಮುಂದಿನ ದಿನಗಳಲ್ಲಿ ಮಕ್ಕಳ ಶಾಲಾ ದಾಖಲಾತಿ ಕ್ಷೀಣಿಸಿದರೂ ಅಚ್ಚರಿ ಇಲ್ಲ. ಶೀಘ್ರದಲ್ಲೇ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕೊಠಡಿಗಳನ್ನು ದುರಸ್ತಿ ಗೊಳಿಸಿ, ಮಕ್ಕಳ ವಿದ್ಯಾಭ್ಯಾಸಕ್ಕೆ ಅನುವು ಮಾಡಿಕೊಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಅ.22ರಂದು ಶಾಂತಿಯುತ ಗಣೇಶ ವಿಸರ್ಜನಾ ಮಹೋತ್ಸವಕ್ಕೆ ಸಹಕರಿಸಿ

ಶಾಂತಿ ಸಭೆಯಲ್ಲಿ ಜಿಲ್ಲಾ ಎಸ್‌ಪಿ ಟಿ.ಪಿ. ಶಿವಕುಮಾರ್ ಮನವಿ



ಚಾಮರಾಜನಗರ,ಅ.17–ನಗರದಲ್ಲಿ ಅ.22ರಂದು ನಡೆಯಲಿರುವ ಗಣೇಶ ವಿಸರ್ಜನಾ ಮಹೋತ್ಸವವನ್ನು ಶಾಂತಿಯುತವಾಗಿ ನಡೆಸಲು ಸಹಕರಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ.ಶಿವಕುಮಾರ್ ಮನವಿ ಮಾಡಿದರು.

ನಗರದ ರಥ ಬೀದಿಯಲ್ಲಿ ಪ್ರತಿಷ್ಠಾಪಿಸಿರುವ ಗಣೇಶ ವಿಸರ್ಜನಾ ಮಹೋತ್ಸವ ಸಂಬಂಧ ನಗರದ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ವಿವಿಧ ಕೋಮುಗಳ ಮುಖಂಡರೊಂದಿಗಿನ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು. ಬ್ರಿಟಿಷರ ವಿರುದ್ಧ ಹೋರಾಟಕ್ಕೆ ಶಕ್ತಿ ತುಂಬುವ ದೃಷ್ಟಿಯಿಂದ ಹಿಂದೆ ಬಹಿರಂಗ ಸ್ಥಳಗಳಲ್ಲಿ ಗಣೇಶ ಪ್ರತಿಷ್ಠಾಪನೆ ಪದ್ಧತಿ ಪ್ರಾರಂಭವಾಯಿತು. ಇದು ಸಾರ್ವಜನಿಕರ ಗಣಪತಿ ಆಗಬೇಕೇ ಹೊರತು ಪೊಲೀಸರ ಗಣಪತಿ ಆಗಬಾರದು. ಗಣೇಶ ವಿಸರ್ಜನೆ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ಆದೇಶ ಕಡ್ಡಾಯವಾಗಿ ಪಾಲಿಸಬೇಕು. ಕಲಾ ತಂಡಗಳು ನಮ್ಮ ಸಂಸ್ಕೃತಿಯ ಪ್ರತೀಕ. ಮಸೀದಿ ಬಳಿ ಕಲಾ ತಂಡಗಳ ಪ್ರದರ್ಶನ ಹೆಚ್ಚಾಗಿ ಬೇಡ. ಇದರಿಂದ ಸಂದಿಗ್ಧ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಎಸ್‌ಪಿ ಅಭಿಪ್ರಾಯಪಟ್ಟರು.

ಹಿಂದುಗಳು ಹೆಚ್ಚಾಗಿರುವ ಸ್ಥಳಗಳಲ್ಲಿ ಕಲಾವಿದರು ಹೆಚ್ಚಿನ ಸಮಯ ತಮ್ಮ ಕಲೆ ಪ್ರದರ್ಶನ ಮಾಡಲಿ. ಮೆರವಣಿಗೆಯನ್ನು ಆದಷ್ಟು ಬೇಗ ಶುರು ಮಾಡಬೇಕು. ವಿಸರ್ಜನೆ ಸಂದರ್ಭದಲ್ಲಿ ಅಹಿತಕರ ಘಟನೆಗೆ ಅವಕಾಶವಾಗದಂತೆ ಸಹಕರಿಸಬೇಕು. ಸಣ್ಣಪುಟ್ಟ ಅಹಿತಕರ ಘಟನೆಗಳು ಕಂಡು ಬಂದರೆ ಸ್ಥಳದಲ್ಲಿಯೇ ಬಗೆಹರಿಸಲು ಮುಂದಾಗಬೇಕು ಎಂದು ಸಲಹೆ ನೀಡಿದರು.

ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ಕೋಮಿನ ಮುಖಂಡರು ಹಲವು ಸಲಹೆ–ಸೂಚನೆ ನೀಡಿದರು. ಗಣಪತಿ ವಿಸರ್ಜನೆ ಅಂದರೆ ಸಾರ್ವಜನಿಕರಿಗೆ ಭಯವಾಗುತ್ತದೆ. ಈ ಹಿಂದೆ ಎಂದೋ ನಡೆದಿರುವ ಘಟನೆಯಿಂದ ಜನರು ಹೆದರುತ್ತಾರೆ. ವಿಸರ್ಜನೆ ಅಂದರೆ ಹಬ್ಬ ಇದ್ದಂತೆ ಎಲ್ಲರೂ ಭಯವಿಲ್ಲದೆ, ಭಾಗವಹಿಸಲು ಪೊಲೀಸ್ ಇಲಾಖೆ ಸಹಕಾರ ನೀಡಬೇಕು ಎಂದು ಮುಖಂಡರು ಕೋರಿದರು. ಸಭೆಯಲ್ಲಿ ಎಎಸ್‌ಪಿ ಸುಂದರ್ ರಾಜ್, ಡಿವೈಎಸ್‌ಪಿ ಪ್ರಿಯದರ್ಶಿನಿ ಸಾಣಿಕೊಪ್ಪ, ಪಟ್ಟಣ ಠಾಣೆಯ ಸಿಬ್ಬಂದಿ ತಿಮ್ಮರಾಜು, ವಿವಿಧ ಕೋಮಿನ ಮುಖಂಡರು ಭಾಗವಹಿಸಿದ್ದರು.

ಇಂದು ಕುಂದು–ಕೊರತೆ ಸಭೆ

ಚಾಮರಾಜನಗರ, ಅ.17–ಜಿಲ್ಲಾ ಅಂಗವಿಕಲರ ಕ್ಷೇಮಾಭಿವೃದ್ಧಿ ಸಮಿತಿಯ ಸಭೆಯನ್ನು ಅ.18ರಂದು ಬೆಳಗ್ಗೆ 11 ಗಂಟೆಗೆ ನಗರದ ಜಿಲಾಡಳಿತ ಭವನ ಮುಂಭಾಗದ ಪಾರ್ಕ್‌ನಲ್ಲಿ ಏರ್ಪಡಿಲಾಗಿದೆ.

ಜಿಲ್ಲೆಯ ಅಂಗವಿಕರಲ ಕುಂದು–ಕೊರತೆ ಹಾಗೂ ಇತರೆ ವಿಷಯಗಳ ಬಗ್ಗೆ ಚರ್ಚಿಸಲು ವಿಕಲಚೇತನರು ಸಭೆಗೆ ಆಗಮಿಸುವಂತೆ ಸಮಿತಿಯ ಅಧ್ಯಕ್ಷ ರಮೇಶ್ ಕೋರಿದ್ದಾರೆ.



ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರ–2022 ಕಾರ್ಯಕ್ರಮದಲ್ಲಿ ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಗುಂಡ್ಲುಪೇಟೆಯ ಮೈಸೂರುಮಿತ್ರ ಮತ್ತು ಸ್ಟಾರ್ ಆಫ್ ಮೈಸೂರು ವರದಿಗಾರ ಸೋಮಶೇಖರ್, ಶಾಂತಾ ದಂಪತಿ ಪುತ್ರ ಜಿ.ಎಸ್.ದರ್ಶನ್(ಶೇ.91.5)ರನ್ನು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಸಂಘದ ಪದಾಧಿಕಾರಿಗಳು ಅಭಿನಂದಿಸಿದರು.

ಅವಧಿ ವಿಸ್ತರಣೆ

ಚಾಮರಾಜನಗರ, ಅ.17–ಗುಂಡ್ಲುಪೇಟೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2022–23ನೇ ಸಾಲಿಗೆ ಐಟಿಐ ಪ್ರವೇಶಾತಿ ಅವಧಿಯನ್ನು ಅ.31ರವರೆಗೆ ವಿಸ್ತರಿಸಲಾಗಿದೆ. ಎಸ್‌ಎಸ್‌ಎಲ್‌ಸಿ ಉತ್ತೀರ್ಣ ಹಾಗೂ ಪಿಯುಸಿ ಅನುತ್ತೀರ್ಣರಾದವರಿಗೆ 2 ವರ್ಷಗಳ ಎಲೆಕ್ಟ್ರಿಷಿಯನ್ ಹಾಗೂ 1 ವರ್ಷಗಳ ಕಂಪ್ಯೂಟರ್ (COPA) ವೃತ್ತಿಗಳ ಐಟಿಐ ಪ್ರವೇಶಕ್ಕೆ ನೇರವಾಗಿ ಅರ್ಜಿ ಸಲ್ಲಿಸಬಹುದು. ಮಾಹಿತಿಗಾಗಿ ಮೊ.9980895590, 9538778562, 9035212475 ಸಂಪರ್ಕಿಸಬಹುದು.

ವಿಶ್ವಕರ್ಮರನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸಲು ಹೋರಾಟ

ವಿಧಾನಪರಿಷತ್ ಸದಸ್ಯ ಕೆ.ಪಿ.ನಂಜುಂಡಿ ಘೋಷಣೆ



ಯಳಂದೂರು, ಅ.17– ವಿಶ್ವಕರ್ಮ ಜನಾಂಗವು ಶೈಕ್ಷಣಿಕ, ಆರ್ಥಿಕ ಹಾಗೂ ರಾಜಕೀಯವಾಗಿ ತೀರಾ ಹಿಂದುಳಿದಿದ್ದು, ಜನಾಂಗವನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸಲು ರಾಜ್ಯಾದ್ಯಂತ ಪಾದಯಾತ್ರೆ ಮಾಡಿ ಹೋರಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ರಾಜ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಕೆ.ಪಿ.ನಂಜುಂಡಿ ಘೋಷಿಸಿದರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಶನಿವಾರ ತಾಲೂಕು ವಿಶ್ವಕರ್ಮ ಸಮಾಜದಿಂದ ಹಮ್ಮಿಕೊಂಡಿದ್ದ ಶ್ರೀ ವಿಶ್ವಕರ್ಮ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರಾಜ್ಯಾದ್ಯಂತ ನಮ್ಮ ಸಮುದಾಯ 40 ಲಕ್ಷ ಜನಸಂಖ್ಯೆ ಹೊಂದಿದೆ. 1978ರಲ್ಲಿ ಅಂದಿನ ಮುಖ್ಯಮಂತ್ರಿ ದೇವರಾಜು ಅರಸು ರಚಿಸಿದ್ದ ಹಾವನೂರು ಆಯೋಗ, ನಂತರ ರಾಮಕೃಷ್ಣ ಹೆಗಡೆ ಹಾಗೂ ವೀರಪ್ಪಮೊಯ್ಲಿ ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ರಚಿಸಿದ್ದ ಆಯೋಗಗಳಿಗೆ ಜನಾಂಗದ ಸ್ಥಿತಿಗತಿಗಳ ಬಗ್ಗೆ ಹೇಳಿಕೊಳ್ಳಲು ಹಿಂದೇಟು ಹಾಕಿದ್ದೇ ನಾವು ಹಿಂದುಳಿಯಲು ಪ್ರಮುಖ ಕಾರಣ. ಈಗ ಅದರ ಫಲ ಅನುಭವಿಸುತ್ತಿದ್ದೇವೆ ನಾವು ಕೂಡ ಬುಡಕಟ್ಟು ಸಮುದಾಯದಿಂದಲೇ ಬಂದಿದ್ದು ಪರಿಶಿಷ್ಟ ವರ್ಗಕ್ಕೆ ಸೇರುವ ಎಲ್ಲಾ ಅರ್ಹತೆಗಳೂ ನಮಗಿದೆ. ಆದರೆ ಇಲ್ಲಿಗೆ ಸೇರಲು ನಮಗೆ ಇಂದು ಹೋರಾಟದ ಅನಿವಾರ್ಯತೆ ಇದೆ. ನಮ್ಮ ಜನಾಂಗದ ನಿಖರತೆ ತಿಳಿದುಕೊಳ್ಳಲು ನಾನು ಅನೇಕ ಬಾರಿ ಜಾತಿಗಣತಿಯ ವರದಿಯನ್ನು ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದೇನೆ. ಆದರೆ ನಮ್ಮ ಧ್ವನಿಗೆ ಸ್ಪಂದನೆ ಸಿಕ್ಕಿಲ್ಲ. ನಾವು ಇಂದು ಒಗ್ಗಟ್ಟಾಗಿ ಈ ಹೋರಾಟಕ್ಕೆ ಧುಮುಕುವ ಅನಿವಾರ್ಯತೆ ಇದೆ. ಈಗಾಗಲೇ ರಾಜ್ಯದ 747 ಹೋಬಳಿಗಳು, 220 ತಾಲೂಕುಗಳಲ್ಲೂ ಈ ಬಗ್ಗೆ ಅರಿವು ಮೂಡಿಸಲು ಯೋಜನೆ ರೂಪಿಸಲಾಗಿದೆ. ಇದು ನನ್ನ 70ನೇ ಕಾರ್ಯಕ್ರಮ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಪಾದಯಾತ್ರೆ ಮೂಲಕ ಹೋರಾಟಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ವಿಶ್ವಕರ್ಮರು ತಮ್ಮನ್ನು ತಾವೇ ಹೊಗಳಿಕೊಳ್ಳುವುದನ್ನು ನಿಲ್ಲಿಸಿ ಹೋರಾಟದಲ್ಲಿ ಭಾಗವಹಿಸಬೇಕು ಎಂದು ಕರೆ ನೀಡಿದರು.

ಶಾಸಕ ಎನ್.ಮಹೇಶ, ಮಾಜಿ ಶಾಸಕ ಎಸ್.ಬಾಲರಾಜು ಮಾತನಾಡಿದರು. ಇದಕ್ಕೂ ಮುನ್ನ, ವಿಶ್ವಕರ್ಮರ ಮೂರ್ತಿಯನ್ನು ಬೆಳ್ಳಿಪಲ್ಲಕ್ಕಿ ಮೇಲಿರಿಸಿ, ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಮೈಸೂರು ಮಹಾರಾಣಿ ಕಾಲೇಜು ಉಪನ್ಯಾಸಕಿ ಸಿ.ತೇಜೋವತಿ ಮುಖ್ಯ ಭಾಷಣ ಮಾಡಿದರು. ಜಿಪಂ ಮಾಜಿ ಸದಸ್ಯ ಜೆ.ಯೋಗೇಶ್, ವಿಶ್ವಕರ್ಮ ಮಹಿಳಾ ಸಮಾಜದ ರಾಜ್ಯಾಧ್ಯಕ್ಷೆ ಎ.ಟಿ.ಸೌಭಾಗ್ಯ, ಜಿಲ್ಲಾಧ್ಯಕ್ಷೆ ಭಾಗ್ಯ ಸೋಮಣ್ಣಾಚಾರ್, ತಾಲೂಕು ಅಧ್ಯಕ್ಷ ಜಿ.ಕುಮಾರ್, ಪಪಂ ಅಧ್ಯಕ್ಷೆ ಪ್ರಭಾವತಿ ಸದಸ್ಯರಾದ ಮಹೇಶ್, ವೈ.ಜಿ.ರಂಗನಾಥ, ಮಹದೇವನಾಯಕ, ಮಂಜು, ಬಿ.ರವಿ ಸೇರಿದಂತೆ ಅನೇಕರಿದ್ದರು.



ಎಐಸಿಸಿ ಅಧ್ಯಕ್ಷರ ಚುನಾವಣೆಗಾಗಿ ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸ್ಥಾಪಿಸಲಾಗಿದ್ದ ಮತಗಟ್ಟೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ಮತ ಚಲಾಯಿಸಿದರು.

ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತ ನಿರ್ಧಾರ ಸಿಎಂಗೆ ಬಿಟ್ಟಿದ್ದು



ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಬಂಧ ಮುಖ್ಯಮಂತ್ರಿಗಳು ನಿರ್ಧರಿಸುತ್ತಾರೆ. ಇದರಲ್ಲಿ ಸಿಎಂ ಅವರದೇ ಪರಮಾಧಿಕಾರ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ಸೋಮವಾರ ಹೇಳಿದ್ದಾರೆ. ಚಿಕ್ಕೋಡಿ ಬಿಜೆಪಿ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅತ್ಯಂತ ದೊಡ್ಡ ಪಕ್ಷವಾಗಿದ್ದು, 18 ರಾಜ್ಯಗಳಲ್ಲಿ ಸರ್ಕಾರವಿದೆ. ಪಕ್ಷಕ್ಕೆ ಸಂಬಂಧಿಸಿ ರಾಜ್ಯ–ಕೇಂದ್ರೀಯ ಚುನಾವಣಾ ಸಮಿತಿಗಳೂ ಇವೆ. ಅಭ್ಯರ್ಥಿ ಆಯ್ಕೆಯಂಥ ವಿಚಾರದಲ್ಲಿ ಸಾಮೂಹಿಕ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಚುನಾವಣಾ ಅಧಿಸೂಚನೆ ಹೊರಬಿದ್ದಾಗ ಅಭ್ಯರ್ಥಿಯ ಆಯ್ಕೆಯನ್ನು ಅಂತಿಮಗೊಳಿಸಲಾಗುತ್ತದೆ ಎಂದು ಹೇಳಿದರು. ಯತ್ನಾಳ್ ಅವರ ವಿರುದ್ಧ ಕ್ರಮ ಏಕಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನೀವು ಕ್ರಮ ಕೈಗೊಳ್ಳಲು ಬಯಸುತ್ತೀರಾ ಕ್ರಮ ಕೈಗೊಳ್ಳೋಣ ಎಂದು ತಿಳಿಸಿದರು. ಬೆಳಗಾವಿಯ ಬಿಜೆಪಿಯಲ್ಲಿ ಯಾವುದೇ ಜಗಳಗಳಿಲ್ಲ; ಎಲ್ಲರೂ ಒಗ್ಗಟ್ಟಿನಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ಇಂದು ಸಮ್ಮಾನನಿಧಿ ಬಿಡುಗಡೆಯಾಗಿದೆ. ರಾಜ್ಯದ ಲಕ್ಷಾಂತರ ಮತ್ತು ದೇಶದ ಕೋಟ್ಯಂತರ ಜನರು ಇದರ ಪ್ರಯೋಜನ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಅರ್ಹ ರೈತರಿಗೆ ತಲಾ 10 ಸಾವಿರ ರೂಪಾಯಿ ಸಿಗುತ್ತಿದ್ದು, ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಜಿ ಮತ್ತು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅಭಿನಂದಿಸುತ್ತೇನೆಂದು ಹೇಳಿದರು. ಈ ಹಣ ನೇರವಾಗಿ ರೈತರ ಖಾತೆಗೆ ವರ್ಗಾಯಿಸಲಾಗುತ್ತಿದೆ. ಬಡವರ ಮನೆಗಳಲ್ಲಿ ಹಲವು ದಶಕಗಳಲ್ಲಿ ಗ್ಯಾಸ್ ಸಂಪರ್ಕ ಇರಲಿಲ್ಲ. ಮೋದಿಜಿ ಗ್ಯಾಸ್ ಸಂಪರ್ಕ ಕೊಡುವ ಕಾರ್ಯ ಮಾಡಿದ್ದು, ಮಹಿಳೆಯರಿಗೆ ಇದರಿಂದ ಸಂತಸವಾಗಿದೆ ಎಂದು ವಿವರಿಸಿದರು.

ಆಯುಷ್ಮಾನ್ ಕಾರ್ಡ್ ಮಾಡಿಸಿಕೊಂಡ ಫಲಾನುಭವಿಗಳೂ ಪ್ರಧಾನಿಗೆ ಧನ್ಯವಾದ ಹೇಳುತ್ತಿದ್ದಾರೆ. ಕೋವಿಡ್ ಅವಧಿಯಲ್ಲಿ ಕೋಟಿಗಟ್ಟಲೆ ಜನರಿಗೆ ಉಚಿತ ಪಡಿತರ ನೀಡಿ ಜೀವ ಉಳಿಸುವ ಕಾರ್ಯ ಮಾಡಿದ ಬಿಜೆಪಿಯ ಕೇಂದ್ರ– ರಾಜ್ಯ ಸರಕಾರಕ್ಕೆ ಜನರು ಕೃತಜ್ಞತೆ ಹೇಳುತ್ತಿದ್ದಾರೆ. ಚಿಕ್ಕೋಡಿ ಮತ್ತು ಈ ಭಾಗದಲ್ಲಿ ಜನರು ಬಿಜೆಪಿ ಶಾಸಕರನ್ನೇ ಚುನಾಯಿಸುವ ದಿನ ಬಂದಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ಪಕ್ಷವು ಜನರಿಗೆ ಕೇವಲ ವಿಶ್ವಾಸಘಾತುಕತನದ ಕೆಲಸ ಮಾಡಿತ್ತು. ಆದ್ದರಿಂದ ಅವರಿಗೆ ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ಫಲಾನುಭವಿಗಳ ಜೊತೆ ಮಾತನಾಡುವ ಧೈರ್ಯ ಇರಲಿಲ್ಲ. ಗ್ಯಾಸ್ ಸಂಪರ್ಕ, ಆಯುಷ್ಮಾನ್ ಯೋಜನೆ, ಕಿಸಾನ್ ಸಮ್ಮಾನ್ ನಿಧಿಯಂಥ ಜನೋಪಯೋಗಿ ಕಾರ್ಯಗಳನ್ನು ಕಾಂಗ್ರೆಸ್ ಅಧಿಕಾರದ ಅವಧಿಯಲ್ಲಿ ಯಾಕೆ ಅನುಷ್ಠಾನ ಮಾಡಿಲ್ಲ ಎಂದು ಪ್ರಶ್ನಿಸುವ ಕಾಲ ಬಂದಿದೆ ಎಂದರು.

ಡಿಸೈನ್ ಥಿಂಕಿಂಗ್ ಕಾರ್ಯಾಗಾರ

ಮೈಸೂರು, ಅ. 17– ಜೆಎಸ್‌ಎಸ್ ಫಾರ್ಮಸಿ ಕಾಲೇಜ್ ಗೋಲ್ಡನ್ ಜ್ಯುಬಿಲಿ ಸೆಲೆಬ್ರೇಷನ್ ಅಂಗವಾಗಿ ಡಿಸೈನ್ ಥಿಂಕಿಂಗ್ ಕಾರ್ಯಾಗಾರ ಶ್ರೀ ರಾಜೇಂದ್ರ ಸಭಾಂಗಣದಲ್ಲಿ ನಡೆಯಿತು. ಡಾ. ಪವನ್ ಸೋನಿ ಅವರು ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಕಾರ್ಯಾಗಾರದಲ್ಲಿ ಭಾಗವಹಿಸುವವರಿಗೆ ತಮ್ಮ ವೈಯಕ್ತಿಕ ಹಾಗೂ ವೃತ್ತಿಪರ ಜೀವನದಲ್ಲಿ ಎದುರಾಗುವ ಸಮಸ್ಯೆಗಳಿಗೆ ಸೃಜನಾತ್ಮಕ ಪರಿಹಾರಕ್ಕಾಗಿ ಸರಿಯಾದ ಮನಸ್ಸು, ಪರಿಕರಗಳು ಮತ್ತು ಕೌಶಲ್ಯಗಳನ್ನು ಪಡೆಯಲು ಪ್ರೇರೇಪಿಸುವ ಪ್ರಯತ್ನವಾಗಿದೆ.

ಒಂದನೇ ಪುಟದಿಂದ

ಸ್ಥಾನ ಬಿಟ್ಟು ಹೋಗಿ...

ನೀವು ಮಾಡುವ ತಪ್ಪಿಗೆ ನಾವು ಸಾರ್ವಜನಿಕವಾಗಿ ನಿಂದಿಸಿಕೊಳ್ಳಬೇಕಾಗಿದೆ. ನಿಮಗೆ ವಹಿಸಿರುವ ಕೆಲಸವನ್ನು ಮಾಡಲು ಏನಾಗಿದೆ. ನೀವು ಮಾಡಲಾಗದಿದ್ದರೆ, ಬಿಟ್ಟು ಹೋಗಿ, ಆ ಸ್ಥಾನಕ್ಕೆ ಬೇರೆಯವರನ್ನು ತರುತ್ತೇನೆ ಎಂದು ಖಾರವಾಗಿ ತಿಳಿಸಿದರು. ಜಿಲ್ಲಾಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಕುಳಿತು ಕೆಲಸ ಮಾಡಿದರೆ ಆಗೋದಿಲ್ಲ. ತಾಲೂಕು ಕೇಂದ್ರಕ್ಕೆ ಹೋಗಿ ಕೆಲಸ ಮಾಡಿ, ಬಹುತೇಕರು ತಾಲೂಕು ಕೇಂದ್ರದ ಕಡೆ ತಲೆಯೇ ಹಾಕುವುದಿಲ್ಲ.

ಕಳೆದ ಮೂರು ವರ್ಷಗಳಿಂದ ಸತತ ಮಳೆ. ಅದರಲ್ಲೂ ಈ ವರ್ಷ ದೊಡ್ಡ ಪ್ರಮಾಣದ ಹಾನಿಯಾಗಿದೆ. ಈ ಸಮಯದಲ್ಲಿ ಸಾರ್ವಜನಿಕರ ಜೊತೆ ಬೆರೆತು ಕೆಲಸ ಮಾಡಿ, ಅವರ ಕಷ್ಟ ಸುಖಗಳಿಗೆ ಸ್ಪಂದಿಸಬೇಕಾದ ಜವಾಬ್ದಾರಿ ನಿಮ್ಮದಾಗಿತ್ತು.

ನಿಮಗೆ ನಾವು ಎಲ್ಲಾ ಸೌಕರ್ಯ ಕೊಡುತ್ತೇವೆ. ನೀವು ಮಾತ್ರ ರೈತರು ಮತ್ತು ಜನರಿಗೆ ಅದನ್ನು ವರ್ಗಾಯಿಸಲು ಯಾಕೆ ಮೀನಾಮೇಷ ಎಣಿಸುತ್ತಿದ್ದೀರಿ. ಜಾನುವಾರುಗಳಿಗೆ ಚರ್ಮರೋಗ ಹಬ್ಬುತ್ತಿದೆ. ಇದನ್ನು ತಡೆಯಲು ಯಾವ ಕ್ರಮ ಕೈಗೊಂಡಿದ್ದೀರಿ. ಲಸಿಕೆ ಹಾಕುವುದು, ಪರಿಹಾರ ವಿತರಿಸುವ ಕೆಲಸ ನಡೆದಿಲ್ಲ. ನಿಮ್ಮ ನಿಮ್ಮ ಅಧಿಕಾರ, ಜವಾಬ್ದಾರಿ ಅರಿತು ಕೆಲಸ ಮಾಡಿ ಎಂದರು. ನೀವು ಸಮಯೋಚಿತ ತೀರ್ಮಾನಗಳ ಮೂಲಕ ಜನರಿಗೆ ನೆರವಾಗಬೇಕು. ಸಮಯ ಪ್ರಜ್ಞೆ, ಸ್ಥಿತ ಪ್ರಜ್ಞತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಕಿವಿಮಾತು ಹೇಳಿದರು.

ಒಬ್ಬ ಐಎಎಸ್ ಅಧಿಕಾರಿಗೆ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸುವುದು ಅತ್ಯಂತ ಮಹತ್ವಪೂರ್ಣ ಅವಕಾಶ. ಜಿಲ್ಲೆಯಲ್ಲಿ ನೀವು ಯಾವ ರೀತಿ ಹೆಜ್ಜೆ ಗುರುತು ಬಿಡುತ್ತೀರಿ ಎನ್ನುವುದು ಮುಖ್ಯವಾದುದು. ಈಗ ಬಹಳಷ್ಟು ಅಧಿಕಾರಿಗಳು ಜಿಲ್ಲಾಧಿಕಾರಿ ಹುದ್ದೆಯ ಅಧಿಕಾರ ಭಾಗವನ್ನಷ್ಟೇ ನೋಡುತ್ತಾರೆ.

ಆ ಹುದ್ದೆಯ ಜವಾಬ್ದಾರಿ ಮತ್ತು ಆಡಳಿತದ ಪರಿಣಾಮವನ್ನು ಗಮನಕ್ಕೆ ತೆಗೆದುಕೊಳ್ಳುವುದಿಲ್ಲ. ಆದರೆ ಆಳುವುದು ಬೇರೆ, ಆಡಳಿತ ಮಾಡುವುದು ಬೇರೆ. ಇದನ್ನು ಗಮನದಲ್ಲಿರಿಸಿಕೊಂಡು ಕಾರ್ಯ ನಿರ್ವಹಿಸುವಂತೆ ಮುಖ್ಯಮಂತ್ರಿಗಳು ತಿಳಿಸಿದರು. ನೀವು ಆಡಳಿತದ ಭಾಗವಾಗಿದ್ದೀರಿ. ನಿಮಗೆ ಹೆಚ್ಚಿನ ಅಧಿಕಾರವೂ ಇದೆ. ನೀವು ಕೈಗೊಳ್ಳುವ ನಿರ್ಣಯಗಳು ಆಡಳಿತ ನಿರ್ವಹಣೆಯಲ್ಲಿ ಬಹಳ ಮುಖ್ಯ ಎಂದು ತಿಳಿಸಿದರು. ಯಾವುದೇ ಕೆಲಸ ಮಾಡಬಾರದು ಅಂದುಕೊಂಡರೆ, 101 ಕಾರಣ ದೊರೆಯುತ್ತದೆ. ಒಂದು ಒಳ್ಳೆಯ ಕೆಲಸ ಮಾಡಬೇಕೆಂದರೆ ಒಂದೇ ಕಾರಣ ಸಾಕು. ಆದ್ದರಿಂದ ಸಕಾಲಿಕ ತೀರ್ಮಾನಗಳನ್ನು ಕೈಗೊಳ್ಳುವ ಮೂಲಕ ಉತ್ತಮ ಆಡಳಿತ ನೀಡಬೇಕು. ಸಮಸ್ಯೆಗಳಿದ್ದರೆ, ಕೂಡಲೇ ಹಿರಿಯ ಅಧಿಕಾರಿಗಳಿಂದ ಮಾರ್ಗದರ್ಶನ ಪಡೆಯಿರಿ ಎಂದು ಸಲಹೆ ನೀಡಿದರು. ಆಯವ್ಯಯ ಅನುಷ್ಠಾನ ಕುರಿತಂತೆ ಸರ್ಕಾರಿ ಆದೇಶಗಳಾಗಿದೆ. ತಳಹಂತದಲ್ಲಿ ಅವುಗಳ ಅನುಷ್ಠಾನಕ್ಕೆ ಕ್ರಮಗಳನ್ನು ಕೈಗೊಂಡು, ವರ್ಷಾಂತ್ಯದಲ್ಲಿ ಗುರಿ ಸಾಧಿಸುವಂತೆ ಸೂಚಿಸಿದರು.

ಯುವ ಉದ್ಯಮಿ ಸಾವು



ಅಪಘಾತದಲ್ಲಿ ನಜ್ಜುಗುಜ್ಜಾಗಿರುವ ಕಾರು

1.30ರ ಸುಮಾರಿನಲ್ಲಿ ವರಕೋಡು ಗೇಟ್ ಬಳಿ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅದನ್ನು ಚಾಲನೆ ಮಾಡುತ್ತಿದ್ದ ಸಾಗರ್ ಸಾವನ್ನಪ್ಪಿದ್ದಾರೆ. ಸಾಗರ್ ಕಳೆದ ಒಂದು ವರ್ಷದ ಹಿಂದಷ್ಟೇ ಮದುವೆಯಾಗಿದ್ದರು. ತಿ.ನರಸೀಪುರ ರಸ್ತೆಯ ಪಿಲ್ಲಳ್ಳಿ ಬಳಿ ಪೌಲ್ಟ್ರಿ ಫಾರಂ ಮಾಡಿದ್ದ ಅವರು, ಕೋಳಿ ಮಾರಾಟವನ್ನೇ ವೃತ್ತಿ ಮಾಡಿಕೊಂಡಿದ್ದರು. ಇಂದು ಬೆಳಗ್ಗೆ ಕೋಳಿ ಫಾರಂ ಬಳಿ ಹೋಗಿ ನೋಡಿಕೊಂಡು ಕೆಲಸಗಾರರನ್ನೆಲ್ಲಾ ಮಾತನಾಡಿಸಿ, ಮಧ್ಯಾಹ್ನದ ಊಟಕ್ಕೆ ಮನೆಗೆ ಮರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ವರುಣಾ ಠಾಣೆ ಇನ್ಸ್‌ಪೆಕ್ಟರ್ ಸ್ವರ್ಣ ಹಾಗೂ ಸಿಬ್ಬಂದಿ, ಕಾರಿನಲ್ಲಿ ಸಿಲುಕಿದ್ದ ಸಾಗರ್ ದೇಹವನ್ನು ಹೊರತೆಗೆದು ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಶವಾಗಾರಕ್ಕೆ ಸಾಗಿಸಿದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಕಾರು ಮತ್ತು ಖಾಸಗಿ ಬಸ್ಸನ್ನು ವಶಕ್ಕೆ ಪಡೆದು ಅಪಘಾತ ನಂತರ ಪರಾರಿಯಾಗಿರುವ ಬಸ್ ಚಾಲಕನಿಗಾಗಿ ಶೋಧ ನಡೆಸುತ್ತಿದ್ದಾರೆ. ಮೈಸೂರು ಗ್ರಾಮಾಂತರ ವಿಭಾಗದ ಡಿವೈಎಸ್ಪಿ ಪೂರ್ಣಚಂದ್ರ ತೇಜಸ್ವಿ ಸಹ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಅಪಘಾತದಲ್ಲಿ ಮೃತಪಟ್ಟ ಸಾಗರ್ ಅವರು ತಂದೆ ನಾರಾಯಣ್, ತಾಯಿ ಸುನೀತಾ, ಪತ್ನಿ, ಸಹೋದರಿ ಸುಷ್ಮಾ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇವರ ಸಹೋದರಿ ಅಮೆರಿಕಾದಲ್ಲಿರುವುದರಿಂದ ಅವರು ಮೈಸೂರಿಗೆ ಆಗಮಿಸಿದ ನಂತರ ಬುಧವಾರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸಂಸದ ವಿ.ಶ್ರೀನಿವಾಸ್‌ಪ್ರಸಾದ್

ಕಳೆದ ಲೋಕಸಭಾ ಚುನಾವಣೆಯಲ್ಲೇ ಸ್ಪರ್ಧಿಸುವ ಇಚ್ಛೆ ಇರಲಿಲ್ಲ. ಆದರೆ ಕ್ಷೇತ್ರದ ಮತದಾರರು ಕಡೆಯ ಚುನಾವಣೆಯಲ್ಲಿ ಗೆದ್ದು ಅವಧಿ ಮುಗಿದ ಬಳಿಕ ನಿವೃತ್ತಿಯಾಗಿ ಎಂದಿದ್ದರು. ಹಾಗಾಗಿ ಚುನಾವಣೆಗೆ ಸ್ಪರ್ಧಿಸಿದೆ. ಈಗ ನನ್ನ ಆರೋಗ್ಯ ಸರಿಯಿಲ್ಲ, ನನಗೀಗ ಹೆಚ್ಚು ಸಮಯ ನಿಲ್ಲಲಾಗುವುದಿಲ್ಲ. ಹಾಗಾಗಿ ನನ್ನ ಸಂಸತ್ ಸದಸ್ಯ ಸ್ಥಾನದ ಅವಧಿ ಮುಗಿದ ನಂತರ ರಾಜಕೀಯ ನಿವೃತ್ತಿಯ ಘೋಷಣೆ ಮಾಡಿದ್ದೇನೆ. ನನ್ನ ನಿವೃತ್ತಿ ಬಳಿಕ ನನ್ನ ಮಕ್ಕಳು ರಾಜಕಾರಣಕ್ಕೆ ಬರುವುದಿಲ್ಲ ಎಂದು ತಿಳಿಸಿದರು.

ಜಾತೀಯತೆ, ಅಸ್ಪೃಶ್ಯತೆ ನಮ್ಮನ್ನು ಕೊಲ್ಲುತ್ತಿದೆ

● ಇದನ್ನು ಸಮಾಜದ ಎಲ್ಲರೂ ಅರ್ಥೈಸಿಕೊಳ್ಳಬೇಕಿದೆ; ಅಭಿನಂದನಾ ಸಮಾರಂಭದಲ್ಲಿ ಸಂಸದ ವಿ.ಶ್ರೀನಿವಾಸಪ್ರಸಾದ್ ಬೇಸರದ ನುಡಿ ● ಕಾನೂನು ವಿವಿ ವಿಸಿ ಪ್ರೊ.ಸಿ.ಬಸವರಾಜು, ಪಿಹೆಚ್.ಡಿ ಪುರಸ್ಕೃತ ಡಾ.ಕಲ್ಯಾಣಸಿರಿ ಭಂತೇಜಿಗೆ ಅಭಿನಂದನೆ



ಸಮಾನತೆ– ಸ್ವಾಭಿಮಾನ– ಸ್ವಾವಲಂಬನೆ ಪ್ರತಿಷ್ಠಾನ ಮತ್ತು ಸಮಾನತೆ ಪ್ರಕಾಶನದ ವತಿಯಿಂದ ಮೈಸೂರಿನ ಕಲಾಮಂದಿರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಕಾನೂನು ವಿವಿ ಕುಲಪತಿ ಪ್ರೊ.ಸಿ.ಬಸವರಾಜು ಹಾಗೂ ಕರ್ನಾಟಕ ರಾಜ್ಯ ಮುಕ್ತ ವಿವಿಯಿಂದ ಪಿಹೆಚ್.ಡಿ ಪದವಿ ಪಡೆದಿರುವ ಡಾ.ಕಲ್ಯಾಣಸಿರಿ ಬಂತೇಜಿ ಅವರನ್ನು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ, ಸಂಸದ ವಿ.ಶ್ರೀನಿವಾಸಪ್ರಸಾದ್, ಮಹಾಬೋಧಿ ಸೊಸೈಟಿ ಪ್ರಧಾನ ಕಾರ್ಯದರ್ಶಿ ಆನಂದ ಭಂತೇಜಿ ಸನ್ಮಾನಿಸಿದರು. ಚಿತ್ರದಲ್ಲಿ ವಿಶ್ರಾಂತ ಕನ್ನಡ ಪ್ರಾಧ್ಯಾಪಕ ಡಾ.ನೀಲಗಿರಿ ತಳವಾರ, ಪ್ರತಿಷ್ಠಾನದ ಭರತ್ ರಾಮಸ್ವಾಮಿ, ಡಾ.ಮುಳ್ಳೂರು ನಂಜುಂಡಸ್ವಾಮಿ, ಪಿ.ನಂದಕುಮಾರ್, ಶಿವಕುಮಾರ್ ಇನ್ನಿತರರನ್ನು ಕಾಣಬಹುದು.

ಮೈಸೂರು, ಅ.17(ಆರ್‌ಕೆಬಿ)– ಜಾತೀಯತೆ, ಅಸ್ಪೃಶ್ಯತೆ ಹೇಗೆ ನಮ್ಮನ್ನು ಕೊಲ್ಲುತ್ತಿದೆ ಎಂಬುದನ್ನು ನಾವು ಅರ್ಥ ಮಾಡಿಕೊಳ್ಳಬೇಕು. ಅಸ್ಪೃಶ್ಯತೆಯ ಹಿಂಸೆ ಕೇಳಿದರೆ ಬೇರೆಯವರಿಗೆ ರಕ್ತ ಕುದಿಯುತ್ತದೆ. ಅಂದ ಮೇಲೆ ಇದನ್ನು ಅನುಭವಿಸುವವರ ಕತೆ ಏನಾಗಬೇಡ ಎಂದು ಚಾಮರಾಜನಗರ ಸಂಸದ ವಿ.ಶ್ರೀನಿವಾಸಪ್ರಸಾದ್ ಇಂದಿಲ್ಲಿ ಬೇಸರ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯ ಕಾನೂನು ವಿವಿ ಕುಲಪತಿಯಾಗಿ ಅಧಿಕಾರ ವಹಿಸಿಕೊಂಡಿರುವ ಪ್ರೊ.ಸಿ.ಬಸವರಾಜು ಹಾಗೂ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ಪಿಹೆಚ್.ಡಿ ಪದವಿ ಪಡೆದಿರುವ ಡಾ.ಕಲ್ಯಾಣಸಿರಿ ಬಂತೇಜಿ ಅವರಿಗೆ ಸಮಾನತೆ– ಸ್ವಾಭಿಮಾನ– ಸ್ವಾವಲಂಬನೆ ಪ್ರತಿಷ್ಠಾನ ಮತ್ತು ಸಮಾನತೆ ಪ್ರಕಾಶನ ಜಂಟಿಯಾಗಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಗತ್ತು ಹುಚ್ಚರ ಸಂತೆಯಾಗಿದ್ದು, ಹೇಗೋ ಬದುಕುತ್ತಿದ್ದೇವೆ. ಅಸ್ಪೃಶ್ಯತೆ ಮಾನಸಿಕ ರೋಗ. ಹಿಂದೂ ಧರ್ಮದ ಅಸಮಾನತೆ ವಿರುದ್ಧ ಹೋರಾಡಲು ಸಾಧ್ಯವಾಗದೆ ಡಾ.ಬಿ.ಆರ್.ಅಂಬೇಡ್ಕರ್ ಬೌದ್ಧ ಧರ್ಮಕ್ಕೆ ಸೇರಿದರು. ನಮಗೆ ಧಾರ್ಮಿಕ ವಿಮೋಚನೆ ನೀಡಿದರು ಎಂದು ಅವರು ಹೇಳಿದರು.

ಇದರ ನಡುವೆ ನನಗೆ ರಾಷ್ಟ್ರೀಯ ಮಾನ್ಯತೆ ಸಿಕ್ಕಿದೆ. ಜಗತ್ತಿನ ಪ್ರಜಾಪ್ರಭುತ್ವದ ಬಹುದೊಡ್ಡ ಸಂಸತ್ತಿನ ಸ್ಥಾಯಿ ಸಮಿತಿಗಳ ಮೂಲಕ ದೇಶದ ಪ್ರವಾಸ ಮಾಡಿದ್ದೇನೆ. ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಮನವರಿಕೆ ಮಾಡಿಕೊಂಡಿದ್ದೇನೆ ಎಂದರು.

ಮೀಸಲಾತಿ, ಒಳ ಮೀಸಲಾತಿ ಹೋರಾಟದ ವಿಚಾರವನ್ನು ಪ್ರಸ್ತಾಪಿಸಿದ ಅವರು, ಬ್ರಿಟಿಷರು ಒಡೆದು ಆಳುವ ನೀತಿ ಮಾಡಿದ್ದರು. ಅದನ್ನೇ ಇಂದು ಓಟಿಗಾಗಿ ಅನುಸರಿಸಲಾಗುತ್ತಿದೆ. ಮೀಸಲಾತಿ, ಒಳ ಮೀಸಲಾತಿ ಅಂತ ಮಾಡಿದ್ದಾರೆ. ನಮ್ಮಲ್ಲಿ ಎಡಗೈ, ಬಲಗೈ ಅಂತೆಲ್ಲ ಇದೆ. ನಾನು ಎಲ್ಲವನ್ನೂ ಹತ್ತಿರದಿಂದ ನೋಡಿದ್ದೇನೆ. ಅಂತಹ ರಾಜಕೀಯ ಪಕ್ಷಗಳೊಂದಿಗೆ ಕೆಲಸ ಮಾಡಿದ್ದೇನೆ. ಅದೆಲ್ಲವನ್ನೂ ದೂರ ಇಟ್ಟು ಒಟ್ಟಿಗೆ ಇರಬೇಕು. ದಲಿತರಲ್ಲಿ ಇರುವ ಆಂತರಿಕ ಶತ್ರುಗಳನ್ನೂ ದೂರ ಮಾಡಬೇಕು. ಕುಡಿತ ಬಿಡಿ, ದುಡಿಯುವ ಜನ ದುಡ್ಡು ಉಳಿಸಿಕೊಳ್ಳಿ, ಉಚಿತವಾಗಿ ಶಿಕ್ಷಣ ಕೊಡುತ್ತಿದ್ದಾರೆ. ಮಕ್ಕಳನ್ನು ಶಾಲೆಗೆ ಸೇರಿಸಿ. 5–6 ಮಕ್ಕಳು ಬೇಡ, ಕುಟುಂಬ ಯೋಜನೆ ಅಳವಡಿಸಿಕೊಳ್ಳಿ ಎಂದು ಜನರಿಗೆ ಸಲಹೆ ನೀಡಿದರು.

ಇದಕ್ಕೂ ಮುನ್ನ ಬುದ್ಧನ ವಿಗ್ರಹಕ್ಕೆ ದೀಪ ಬೆಳಗುವ ಮೂಲಕ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಭಿನಂದನಾ ಸಮಾರಂಭಕ್ಕೆ ಚಾಲನೆ ನೀಡಿದರು. ಬೆಂಗಳೂರಿನ ಮಹಾಬೋಧಿ ಸೊಸೈಟಿ ಪ್ರಧಾನ ಕಾರ್ಯದರ್ಶಿ ಆನಂದ ಭಂತೇಜಿ ಸಾನ್ನಿಧ್ಯ ವಹಿಸಿದ್ದರು. ಮೈಸೂರು ವಿವಿ ವಿಶ್ರಾಂತ ಕನ್ನಡ ಪ್ರಾಧ್ಯಾಪಕ ಡಾ.ನೀಲಗಿರಿ ತಳವಾರ ಅಭಿನಂದನಾ ಭಾಷಣ ಮಾತನಾಡಿದರು. ಅಭಿನಂದನೆ ಸ್ವೀಕರಿಸಿದ ಕರ್ನಾಟಕ ರಾಜ್ಯ ಕಾನೂನು ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ.ಸಿ. ಬಸವರಾಜು ಮತ್ತು ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದಿಂದ ಪಿಹೆಚ್‌ಡಿ ಪದವಿ ಪಡೆದ ಮೈಸೂರಿನ ವಿಶ್ವ ಮೈತ್ರಿ ಬುದ್ಧ ವಿಹಾರದ ಡಾ.ಕಲ್ಯಾಣಸಿರಿ ಬಂತೇಜಿ ಮಾತನಾಡಿದರು.

ಸಮಾರಂಭದಲ್ಲಿ ಬೋಧಿರತ್ನ ಭಂತೇಜಿ, ಸಮಾನತೆ–ಸ್ವಾಭಿಮಾನ– ಸ್ವಾವಲಂಬನೆ ಪ್ರತಿಷ್ಠಾನ ಮತ್ತು ಸಮಾನತೆ ಪ್ರಕಾಶನದ ಭರತ್ ರಾಮಸ್ವಾಮಿ, ಡಾ.ಮುಳ್ಳೂರು ನಂಜುಂಡಸ್ವಾಮಿ, ಪಿ.ನಂದಕುಮಾರ್, ಸುಬ್ಬಣ್ಣ, ವೆಂಕಟರಾಜು, ಶಿವಕುಮಾರ್ ಇನ್ನಿತರರು ಉಪಸ್ಥಿತರಿದ್ದರು.

ತೃಪ್ತಿ, ಮಾನವೀಯತೆಯಿಂದ ಮಾತ್ರ ಸಮಾಜ ಬದಲಾವಣೆ ಸಾಧ್ಯ

ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಭಿಮತ

ಮೈಸೂರು, ಅ.17– ಈ ಸಮಾಜದಲ್ಲಿ ಬಹಳಷ್ಟು ನ್ಯೂನತೆಗಳಿದ್ದು, ಅದಕ್ಕೆ ಸಮಾಜ ಕಾರಣವೇ ಹೊರತು ವ್ಯಕ್ತಿಗಳಲ್ಲ. ಈ ಸಮಾಜ ಬದಲಿಸಲು ಕಾನೂನಿನಿಂದ ಸಾಧ್ಯವಿಲ್ಲ. ತೃಪ್ತಿ ಮತ್ತು ಮಾನವೀಯತೆಯಿಂದ ಮಾತ್ರ ಸಮಾಜ ಬದಲಾವಣೆ ಸಾಧ್ಯ ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಭಿಪ್ರಾಯಪಟ್ಟರು.

ಮೈಸೂರಿನ ಕಲಾಮಂದಿರದಲ್ಲಿ ಸೋಮವಾರ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಸಮಾಜದಲ್ಲಿ ಬರೀ ಶ್ರೀಮಂತಿಕೆಯನ್ನೇ ಗೌರವಿಸಲಾಗುತ್ತಿದೆ. ಹಿಂದೆ ಯಾರೂ ತಪ್ಪು ಮಾಡುತ್ತಿರಲಿಲ್ಲ. ಆದರೆ ಇಂದು ತಪ್ಪು ಮಾಡಿ ಜೈಲಿಗೆ ಹೋಗಿ, ಬಿಡುಗಡೆಯಾದವನಿಗೆ ಸನ್ಮಾನಿಸಲು ಹೋಗುತ್ತಾರೆ ಎಂದು ಬೇಸರದಿಂದ ನುಡಿದರು.

ಇಂದು ಸಾಧನೆ ಮಾಡಿದ ವ್ಯಕ್ತಿಗಳನ್ನು ಗುರ್ತಿಸುವುದು ವಿರಳ. ಅಂಥದ್ದರಲ್ಲಿ ಅಂಥ ಸಾಧಕರನ್ನು ಗುರ್ತಿಸಿ, ಗೌರವಿಸುತ್ತಿರುವ ಸಂಸ್ಥೆಯು ನಿಜವಾದ ಸಾಮಾಜಿಕ ಜವಾಬ್ದಾರಿಯನ್ನು ನಿರ್ವಹಿಸುವ ಕೆಲಸ ಮಾಡಿದೆ. ಇದರಿಂದ ಸಾಧನೆ ಮಾಡಿದರೆ ತಮಗೂ ಗೌರವ ಸಿಗುತ್ತದೆ ಎಂಬ ಸಂದೇಶ ಈ ಮೂಲಕ ಇನ್ನಿತರರಿಗೂ ಹೋಗುತ್ತದೆ ಎಂದರು. ಇಂದು ಕೆಲಸದ ಒತ್ತಡದಿಂದಾಗಿ ತಂದೆ–ತಾಯಂದಿರು ಮಕ್ಕಳೊಂದಿಗೆ ಸಮಯ ವಿನಿಯೋಗಿಸುತ್ತಿಲ್ಲ. ಜೊತೆಗೆ ಮಾತನಾಡುವುದೇ ಕಡಿಮೆಯಾಗಿದೆ. ಮಾನವೀಯತೆ ಇದ್ದರೆ ಮಾತ್ರ ಮಾನವರಾಗಲು ಸಾಧ್ಯ ಎಂದು ಹೇಳಿದರು.

ಅ.22, 23ರಂದು ವೈಐ ಗಾಲ್ಫ್ ಪಂದ್ಯಾವಳಿ; ಯಂಗ್ ಇಂಡಿಯನ್ಸ್‌ನಿಂದ ಆಯೋಜನೆ




ಮೈಸೂರು,ಅ.17(ಪಿಎಂ)– ಭಾರತೀಯ ಕೈಗಾರಿಕಾ ಒಕ್ಕೂಟದ (ಸಿಐಐ) ಅಂಗ ಸಂಸ್ಥೆಯಾದ ಯಂಗ್ ಇಂಡಿಯನ್ಸ್ ಸಂಘಟನೆ (ವೈಐ) ಮೈಸೂರು ಘಟಕದ ವತಿಯಿಂದ ಮೈಸೂರಿನ ಜಯಚಾಮರಾಜ ಒಡೆಯರ್ ಗಾಲ್ಫ್ ಕ್ಲಬ್ (ಜೆಡಬ್ಲ್ಯೂಜಿಸಿ) ಆವರಣದಲ್ಲಿ ಅ.22 ಮತ್ತು 23ರಂದು 'ವೈಐ ಗಾಲ್ಫ್ ಪಂದ್ಯಾವಳಿ' ಆಯೋಜಿಸಲಾಗಿದೆ ಎಂದು ವೈಐ ಮೈಸೂರು ಘಟಕದ ಅಧ್ಯಕ್ಷೆ ಅಭಿಜ್ಞಾ ರಾಜೀವ್ ತಿಳಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯುವ ಸಮುದಾಯದಲ್ಲಿ ನಾಯಕತ್ವ ಗುಣ ಬೆಳೆಸಲು ಹಾಗೂ ರಾಷ್ಟ್ರ ನಿರ್ಮಾಣದಲ್ಲಿ ಯುವ ಜನತೆ ತೊಡಗಿಸಿಕೊಳ್ಳಲು ಉತ್ತೇಜನ ನೀಡುವ ನಿಟ್ಟಿನಲ್ಲಿ ವೈಐ ಕಾರ್ಯ ನಿರ್ವಹಿಸುತ್ತಿದೆ. ಜೊತೆಗೆ ಆರೋಗ್ಯಕರ ಸಮಾಜ ಕಟ್ಟುವಲ್ಲಿಯೂ ಅನೇಕ ಕಾರ್ಯಕ್ರಮಗಳನ್ನು ನಡೆಸಿದೆ. ಅಂತೆಯೇ ಇದೀಗ ವಿವಿಧ ಕಂಪನಿಗಳ ಪ್ರಾಯೋಜಕತ್ವದಲ್ಲಿ ಗಾಲ್ಫ್ ಪಂದ್ಯಾವಳಿ ಆಯೋಜಿಸಿದ್ದು, ಪ್ರಾಯೋಜಕತ್ವದಿಂದ ಲಭ್ಯವಾಗುವ ಆದಾಯವನ್ನು ಮೈಸೂರಿನ ಕುದುರೆಮಾಳದ ಸರ್ಕಾರಿ ಶಾಲೆಯ ನವೀಕರಣಕ್ಕೆ ಬಳಸಲಾಗುವುದು ಎಂದರು.

ಅ.22ರಂದು ಬೆಳಗ್ಗೆ 7.30ಕ್ಕೆ ಉದ್ಯಮಿ ಅರ್ಜುನ್ ರಂಗ ಪಂದ್ಯಾವಳಿಗೆ ಚಾಲನೆ ನೀಡಲಿದ್ದಾರೆ. ಅ.23ರ ಸಂಜೆ 7ಕ್ಕೆ ಗಾಲ್ಫ್ ಆವರಣದಲ್ಲೇ ನಡೆಯುವ ಸಮಾರಂಭದಲ್ಲಿ ಪಂದ್ಯಾವಳಿಯ ಬಹುಮಾನ ವಿತರಣೆ ಮಾಡಲಾಗುವುದು. ಪಂದ್ಯಾವಳಿಯಲ್ಲಿ 250 ಮಂದಿ ಪಾಲ್ಗೊಳ್ಳಲು ಅವಕಾಶವಿದೆ. ಜೆಡಬ್ಲ್ಯೂಜಿಸಿ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಸ್ಟ್ರೋಕ್ ಪ್ಲೇ ಗ್ರಾಸ್, ಸ್ಟ್ರೋಕ್ ಪ್ಲೇ ನೆಟ್ ಸೇರಿದಂತೆ ಒಟ್ಟು 7 ವಿಭಾಗಗಳಲ್ಲಿ ಪಂದ್ಯಾವಳಿ ನಡೆಯಲಿದೆ. ಅಲ್ಲದೆ, 'ಬೆಸ್ಟ್ ವೈಐ ಗಾಲ್ಫರ್' ಸೇರಿದಂತೆ 3 ಟೈಟಲ್‌ಗಳಿಗೂ ಆಯ್ಕೆ ನಡೆಯಲಿದೆ. ವಿಜೇತರು ಹಾಗೂ ರನ್ನರ್‌ಗಳಿಗೆ ಆಕರ್ಷಕ ಟ್ರೋಫಿಯೊಂದಿಗೆ ಬಹುಮಾನ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು. ಪಂದ್ಯಾವಳಿಯಲ್ಲಿ ಭಾಗವಹಿಸಲಿಚ್ಛಿಸುವವರು ಅ.20ರೊಳಗೆ ನೋಂದಣಿ ಮಾಡಿಕೊಳ್ಳಬೇಕು. ಪ್ರಾಯೋಜಕತ್ವ ನೀಡಲು ಹಾಗೂ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲು ಮೊಸಂ. 7019967945 ಹಾಗೂ yi.mysuru@cii.in ಅನ್ನು ಸಂಪರ್ಕಿಸಬಹುದು ಎಂದು ಹೇಳಿದರು. ವೈಐ ಮೈಸೂರು ಘಟಕದ ಪದಾಧಿಕಾರಿ ಅಂಕಿತ್ ಸೋಂತಾಲಿಯಾ, ಸದಸ್ಯರಾದ ಪ್ರತಿಭಾ ಪ್ರಶಾಂತ್‌ರಾವ್, ರಾಹುಲ್, ವರುಣ್ ಗುರುರಾಜ್ ಗೋಷ್ಠಿಯಲ್ಲಿದ್ದರು.

ಕಾಂಗ್ರೆಸ್ ಪಕ್ಷಕ್ಕೆ ಗಜೇಂದ್ರ ಮೋಕ್ಷ ಸಿಕ್ಕಿದೆ

ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆ ಕುರಿತು ಶ್ರೀನಿವಾಸಪ್ರಸಾದ್ ಮಾರ್ಮಿಕ ನುಡಿ



ಮೈಸೂರು, ಅ.17(ಆರ್‌ಕೆಬಿ)– ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಗಜೇಂದ್ರ ಮೋಕ್ಷ ಸಿಕ್ಕಂತಾಗಿದೆ ಎಂದು ಚಾಮರಾಜನಗರ ಸಂಸದ ವಿ.ಶ್ರೀನಿವಾಸ ಪ್ರಸಾದ್ ಮಾರ್ಮಿಕವಾಗಿ ಹೇಳಿದರು.

ಮೈಸೂರಿನ ಕಲಾಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು, ಕಾರ್ಯಕ್ರಮ ಮುಗಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, 22 ವರ್ಷಗಳ ಸುದೀರ್ಘ ಅವಧಿಯ ಬಳಿಕ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದೆ. ಈ ಮೂಲಕ ಕಾಂಗ್ರೆಸ್‌ಗೆ ಗಜೇಂದ್ರ ಮೋಕ್ಷ ಸಿಕ್ಕಂತಾಗಿದೆ ಎಂದು ಪುರಾಣ ಕತೆಯ ಉಲ್ಲೇಖ ಮಾಡಿದರು. ಆನೆ ನೀರು ಕುಡಿಯಲು ಕೆರೆಯ ಬಳಿ ಹೋದಾಗ ಮೊಸಳೆ ಆನೆಯ ಕಾಲು ಹಿಡಿದ ಕೊಳ್ಳುತ್ತದೆ. ಆಗ ವಿಷ್ಣು ಚಕ್ರವನ್ನು ಪ್ರಯೋಗಿಸಿದಾಗ ಮೊಸಳೆಯಿಂದ ಆನೆಗೆ ಮುಕ್ತಿ ಸಿಗುತ್ತದೆ ಅದೇ ರೀತಿ ಈಗ ಕಾಂಗ್ರೆಸ್ ಪಕ್ಷದ ಪರಿಸ್ಥಿತಿಯೂ ಆಗಿದೆ ಎಂದು ಮಾರ್ಮಿಕವಾಗಿ ಹೇಳಿದರು.

ಕೋಟೆ ಬಾಗಿಲು ಹಾಕಿದಂತೆ: ರಾಹುಲ್ ಗಾಂಧಿ ನಡೆಸುತ್ತಿರುವ ಭಾರತ್ ಜೋಡೊ ಯಾತ್ರೆಯನ್ನು ಲೇವಡಿ ಮಾಡಿದ ಶ್ರೀನಿವಾಸಪ್ರಸಾದ್, ರಾಜ್ಯವನ್ನೆಲ್ಲ ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದಂತಿದೆ ರಾಹುಲ್ ಗಾಂಧಿ ಯಾತ್ರೆ ಎಲ್ಲವನ್ನೂ ಲೂಟಿ ಮಾಡಿದ ಮೇಲೆ ದಿಡ್ಡಿ ಬಾಗಿಲು ಹಾಕಿದಂತೆ ರಾಹುಲ್ ಗಾಂಧಿ ಯಾತ್ರೆ ಮಾಡುತ್ತಿದ್ದಾರೆಂದು ಲೇವಡಿ ಮಾಡಿದರು.

ಸರಿಯಾಗಿ ಬಿಡಿಸಿ ಹೇಳಿದರೆ ಅದರ ಕಥೇನೇ ಬೇರೆ: ರಾಜ್ಯದಲ್ಲಿ ಎಸ್ಸಿ ಎಸ್ಟಿ ಮೀಸ ಲಾತಿ ಹೆಚ್ಚಳ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಹೌದು, ಹೆಚ್ಚಳ ಮಾಡಿದ್ದಾರೆ. ಸಂವಿಧಾನ ಬದ್ಧವಾಗಿ ರಾಜ್ಯದ ಇತಿಮಿತಿ ಒಳಗೆ ಹೇಗೆ ಮಾಡಬಹುದು ಅನ್ನೋದನ್ನು ತಿಳಿದು ಕೊಂಡು ಮಾಡಬೇಕು. ನಾನು ಅದನ್ನೆಲ್ಲ ಹೇಳೋಕೆ ಹೋದ್ರೆ ವಿವಾದವಾಗುತ್ತದೆ. ನಾನು ಕೇಂದ್ರದಲ್ಲಿ ಇದ್ದವನು, ಸಂವಿಧಾನ ನೋಡಿ ಮಾತನಾಡುವವನು. ಯಾರದೋ ಒತ್ತಡಕ್ಕೆ ಮಣಿದು ಮಾತನಾಡಲಾಗುವುದಿಲ್ಲ ಇದೊಂದು ಇಕ್ಕಟ್ಟಿನ ಪರಿಸ್ಥಿತಿ. ಅದೇನು ಎತ್ತ ಅಂಥ ನನಗೆ ಗೊತ್ತು ಮಾಡಲಿ ಬಿಡಿ, ಸರಿಯಾಗಿ ಬಿಡಿಸಿ ಹೇಳಿದರೆ ಅದರ ಕಥೇನೇ ಬೇರೆ ಇದೆ ಎಂದು ಹೇಳಿದರು.

ಲೋಕಾಯುಕ್ತ ಪುನರ್ ಜಾರಿ ವಿಚಾರ ಸ್ವಾಗತಾರ್ಹ ಬೆಳವಣಿಗೆ

ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ



ಮೈಸೂರು, ಅ.17(ಆರ್‌ಕೆಬಿ)– ಎಸಿಬಿ ರದ್ದುಗೊಳಿಸಿ ಲೋಕಾಯುಕ್ತ ಪುನರ್ ಜಾರಿ ವಿಚಾರ ಸ್ವಾಗತಾರ್ಹ ಬೆಳವಣಿಗೆ. ಎಸಿಬಿ ರದ್ದುಗೊಳಿಸಿ ಲೋಕಾಯುಕ್ತ ಜಾರಿಗೆ ತಂದಿದ್ದನ್ನು ಪ್ರಶ್ನಿಸಿ ವ್ಯಕ್ತಿಯೊಬ್ಬರು ಸುಪ್ರಿಂ ಕೋರ್ಟ್ ಮೊರೆ ಹೋಗಿದ್ದರು. ಆದರೆ ಸುಪ್ರಿಂಕೋರ್ಟ್ ಎಸಿಬಿ ರದ್ದುಗೊಳಿಸಿದ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿದಿದೆ. ಹಾಗಾಗಿ ಲೋಕಾಯುಕ್ತಕ್ಕೆ ಬಲ ತುಂಬುವ ಕೆಲಸವನ್ನು ಸರ್ಕಾರ ಮಾಡಬೇಕಿದೆ ಎಂದರು.

ಲೋಕಾಯುಕ್ತ ಕೇಳುವ ಸಿಬ್ಬಂದಿಯನ್ನು ಸರ್ಕಾರ ನೇಮಕ ಮಾಡಬೇಕು. ಭ್ರಷ್ಟಾಚಾರದ ವಿರುದ್ಧ ಹೋರಾಡುವ ಸಾಮರ್ಥ್ಯ ಲೋಕಾಯುಕ್ತಕ್ಕಿದೆ ಎಂದು ಹೇಳಿದರು. ಯಾವುದೋ ಖಾಸಗಿ ವ್ಯಕ್ತಿಗಿಂತ ಸರ್ಕಾರದೊಳಗಿದ್ದುಕೊಂಡೇ ಲಂಚ ಸ್ವೀಕರಿಸುವವರ ವಿರುದ್ಧ ಕ್ರಮ ಆಗಬೇಕು. ಇದಕ್ಕಾಗಿ ಲೋಕಾಯುಕ್ತ ಕಾಯ್ದೆಯ ಕೆಲವು ನಿಯಮಗಳು ಬದಲಾಗಬೇಕಾಗಿದೆ. ಲೋಕಾಯುಕ್ತ ಬಲಪಡಿಸಲು ಎಲ್ಲಾ ರೀತಿಯ ಅವಕಾಶಗಳಿವೆ. ಸರ್ಕಾರಕ್ಕೂ ಸಮಯಾವಕಾಶದ ಅಗತ್ಯವಿದೆ. ಕಾಲಾವಕಾಶ ಕೊಟ್ಟು ನೋಡೋಣ ಎಂದರು.

ಭ್ರಷ್ಟಾಚಾರ ಮೊದಲಿನಿಂದಲೂ ಇದೆ. ಆದರೆ ಇತ್ತೀಚಿನ ದಿನಗಳಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ಸಮಾಜದ ವಿವಿಧ ವಲಯಗಳಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದೆ. ಅತಿಯಾದ ದುರಾಸೆಯಿಂದ ಭ್ರಷ್ಟಾಚಾರ ಎಲ್ಲೆಡೆ ಹೆಚ್ಚುತ್ತಿದೆ. ದುರಾಸೆ ಮೊದಲು ಇತ್ತು. ಅದು ಇನ್ನಷ್ಟು ಜಾಸ್ತಿಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಮನೆ ಮೇಲೆ ದಾಳಿ: 2 ಕಾರುಗಳು ಧ್ವಂಸ

ನವದೆಹಲಿ: ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದು, ಎರಡು ಕಾರುಗಳನ್ನು ಧ್ವಂಸಗೊಳಿಸಿದ್ದಾರೆಂದು ಸೋಮವಾರ ತಿಳಿದುಬಂದಿದೆ. ಈ ಕುರಿತು ಸ್ವತಃ ಸ್ವಾತಿ ಮಲಿವಾಲ್ ಅವರೇ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದು, ಮಾಹಿತಿ ನೀಡಿದ್ದಾರೆ.

ಈಗಷ್ಟೇ ಸ್ವಲ್ಪ ಗಂಟೆಗಳ ಹಿಂದೆ ದುಷ್ಕರ್ಮಿಗಳು ನನ್ನ ಮನೆಯ ಮೇಲೆ ದಾಳಿ ನಡೆಸಿದ್ದು, ಎರಡು ಕಾರುಗಳನ್ನು ಧ್ವಂಸಗೊಳಿಸಿದ್ದಾರೆ. ಧ್ವಂಸಗೊಳಿಸಲಾದ ಎರಡು ಕಾರುಗಳಲ್ಲಿ ಒಂದು ನನಗೆ ಮತ್ತು ಇನ್ನೊಂದು ನನ್ನ ತಾಯಿಗೆ ಸೇರಿದ್ದು. ಮನೆಯ ಸುತ್ತ ಗಾಜಿನ ಚೂರುಗಳು ಬಿದ್ದಿದ್ದರಿಂದ ಮನೆ ಪ್ರವೇಶಿಸುವುದು ಕಷ್ಟವಾಯಿತು. ಅದೃಷ್ಟವಶಾತ್, ಘಟನೆ ನಡೆದ ಸಮಯದಲ್ಲಿ ನನ್ನ ತಾಯಿ ಮತ್ತು ನಾನು ಮನೆಯಲ್ಲಿ ಇರಲಿಲ್ಲ. ಇದ್ದಿದ್ದರೆ ಏನಾಗುತ್ತಿತ್ತು ಎಂದು ನನಗೆ ತಿಳಿದಿಲ್ಲ. ನೀವು ಏನು ಮಾಡಿದರೂ ನಾನು ಹೆದರುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ಅ.22, 23ರಂದು ಕೆ.ಎಸ್.ವರದಾಚಾರ್ಯ ಶತಮಾನೋತ್ಸವ ಸಮಾರಂಭ

ಶತಮಾನೋತ್ಸವ ಆಚರಣೆ ಸಂಸ್ಕೃತ ಕ್ಷೇತ್ರಕ್ಕೆ ದೊಡ್ಡ ಕೊಡುಗೆಯಾಗಲಿದೆ ; ಸಂಸ್ಕೃತ ವಿದ್ವಾಂಸ ಡಾ.ಹೆಚ್.ವಿ.ನಾಗರಾಜರಾವ್



ಮೈಸೂರು,ಅ.17(ಪಿಎಂ)– ಪಂಡಿತರತ್ನಂ ಕೆ.ಎಸ್.ವರದಾಚಾರ್ಯ ಶತಮಾನೋತ್ಸವ ಸಮಿತಿ ವತಿಯಿಂದ ಅ.22 ಮತ್ತು 23ರಂದು ಶಾರದಾ ವಿಲಾಸ ಶತಮಾನೋತ್ಸವ ಭವನದಲ್ಲಿ ಕೆ.ಎಸ್. ವರದಾಚಾರ್ಯ ಶತಮಾನೋತ್ಸವ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಕೃತ ವಿದ್ವಾಂಸ ಡಾ.ಹೆಚ್.ವಿ.ನಾಗರಾಜರಾವ್ ತಿಳಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸ್ಕೃತ, ಕನ್ನಡ, ತಮಿಳು, ಹಿಂದಿ, ಆಂಗ್ಲ ಭಾಷೆಯ ವಿದ್ವಾಂಸರಾಗಿದ್ದ ವರದಾಚಾರ್ಯರು, ಪಾಠ–ಪ್ರವಚನ, ಲೇಖನ–ಗ್ರಂಥರಚನೆ ಹಾಗೂ ಸಂಸ್ಕೃತ ಪ್ರಾಚೀನ ಉದ್ಗ್ರಂಥಗಳ ಸಂಪಾದನೆಯಲ್ಲಿ ಸಿದ್ಧಹಸ್ತರಾಗಿದ್ದರು. ಅವರು 20ನೇ ಶತಮಾನದಲ್ಲಿ ಭಾರತದ ಶ್ರೇಷ್ಠ ವಿದ್ವಾಂಸರು. ಅವರ ಶಿಷ್ಯವೃಂದ ಮೈಸೂರಿನಲ್ಲಿ ಹಮ್ಮಿಕೊಂಡಿರುವ ಕೆ.ಎಸ್.ವರದಾಚಾರ್ಯ ಶತಮಾನೋತ್ಸವ, ಸಂಸ್ಕೃತ ಕ್ಷೇತ್ರಕ್ಕೆ ದೊಡ್ಡ ಕೊಡುಗೆಯಾಗಲಿದೆ ಎಂದರು.

ಅ.22ರಂದು ಬೆಳಗ್ಗೆ 10ಕ್ಕೆ ಶತಮಾನೋತ್ಸವದ ಉದ್ಘಾಟನಾ ಸಮಾರಂಭ ಹಮ್ಮಿಕೊಂಡಿದ್ದು, ಶಿರಸಿಯ ಸೋಂದಾದ ಶ್ರೀ ಸ್ವರ್ಣವಲ್ಲಿ ಮಹಾಸಂಸ್ಥಾನದ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ, ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಉಡುಪಿಯ ಶ್ರೀ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ, ಪರಕಾಲ ಮಠದ ಶ್ರೀ ಶ್ರೀಮದಭಿನವ ವಾಗೀಶ ಬ್ರಹ್ಮತಂತ್ರ ಸ್ವತಂತ್ರ ಪರಕಾಲ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.

ಇದೇ ವೇಳೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ 'ಸಮನ್ವಯ ವರದ' ಸಂಸ್ಮರಣ ಗ್ರಂಥ ಬಿಡುಗಡೆ ಮಾಡಲಿದ್ದಾರೆ. ಬೆಂಗಳೂರಿನ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಪ್ರೊ.ಕೆ. ಇ.ದೇವನಾಥನ್ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಸಂಸದ ಪ್ರತಾಪ್ ಸಿಂಹ, ಶಾಸಕ ಎಸ್.ಎ.ರಾಮದಾಸ್, ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹೆಚ್.ಎಸ್.ಸಚ್ಚಿದಾನಂದಮೂರ್ತಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ನವದೆಹಲಿಯ ರಾಷ್ಟ್ರೀಯ ಸಂಸ್ಕೃತ ಸಂಸ್ಥಾನದ ವಿಶ್ರಾಂತ ಕುಲಪತಿ ವಿದ್ವಾನ್ ಡಾ.ಪರಮೇಶ್ವರ ನಾರಾಯಣಶಾಸ್ತ್ರಿ, ತಿರುಪತಿಯ ರಾಷ್ಟ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ಸಾಹಿತ್ಯ ವಿಭಾಗದ ಮುಖ್ಯಸ್ಥ ನಿರ್ದೇಶಕ ವಿದ್ವಾನ್ ಡಾ.ಚಕ್ರವರ್ತಿ ರಂಗನಾಥನ್ ಅವರನ್ನು ಸನ್ಮಾನಿಸಲಾಗುವುದು ಎಂದರು.

ಮಧ್ಯಾಹ್ನ 3ಕ್ಕೆ ನಡೆಯುವ ವಿದ್ವದ್ಗೋಷ್ಠಿ 1ರಲ್ಲಿ 'ಶ್ರೀ ವರದಾಚಾರ್ಯರ ದೃಷ್ಟಿಯಲ್ಲಿ ಮತತ್ರಯ ಸಮನ್ವಯ' ಕುರಿತು ವಿದ್ವಾಂಸರು ವಿಚಾರ ಮಂಡಿಸಲಿದ್ದಾರೆ. 23ರಂದು ಬೆಳಗ್ಗೆ 9ಕ್ಕೆ 'ಶ್ರೀ ವರದಾಚಾರ್ಯರ ದೃಷ್ಟಿಯಲ್ಲಿ ಜೀವನ ಸಮನ್ವಯ', ಬೆಳಗ್ಗೆ 10.30ಕ್ಕೆ 'ಶ್ರೀ ವರದಾಚಾರ್ಯರ ದೃಷ್ಟಿಯಲ್ಲಿ ದರ್ಶನ ಸಮನ್ವಯ' ಕುರಿತು ವಿದ್ವಾಂಸರು ವಿಚಾರ ಮಂಡಿಸಲಿದ್ದಾರೆ ಎಂದು ತಿಳಿಸಿದರು.

ಮಧ್ಯಾಹ್ನ 3.30ಕ್ಕೆ ಸಮಾರೋಪ ಸಮಾರಂಭ ಹಮ್ಮಿಕೊಂಡಿದ್ದು, ಸೋಂದಾ ಶಿರಸಿಯ ಶ್ರೀ ಸ್ವರ್ಣವಲ್ಲಿ ಮಹಾಸಂಸ್ಥಾನದ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ, ಗುಜರಾತ್‌ನ ಶ್ರೀನಾರಾಯಣ ಗುರುಕುಲದ ಶ್ರೀಮಾಧವಪ್ರಿಯ ದಾಸ್‌ಜೀ ಸ್ವಾಮೀಜಿ, ಮೇಲುಕೋಟೆಯ ಶ್ರೀ ಯದುಗಿರಿ ಯತಿರಾಜ ಮಠದ ಶ್ರೀ ಯದುಗಿರಿ ಯತಿರಾಜ ನಾರಾಯಣ ರಾಮಾನುಜ ಜೀಯರ್ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಸಚಿವರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ, ಬಿ.ಸಿ.ನಾಗೇಶ್, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಅಶೋಕ ಹಾರನಹಳ್ಳಿ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದರು.

ಅಲ್ಲದೆ, ಅ.19ರಿಂದ 23ರವರೆಗೆ ಕೃಷ್ಣಮೂರ್ತಿಪುರಂನ ಶ್ರೀ ಸೀತಾರಾಘವ ಪ್ರಾರ್ಥನಾ ಮಂದಿರದಲ್ಲಿ ವೇದ ಹಾಗೂ ದಿವ್ಯ ಪ್ರಬಂಧ ಪಾರಾಯಣ ನಡೆಯಲಿದೆ ಎಂದರು. ಮೇಲುಕೋಟೆಯ ವಂಗೀಪುರಂ ನಂಬಿಮಠದ ಶ್ರೀ ಇಳೈ ಆಳ್ವಾರ್ ಸ್ವಾಮೀಜಿ, ಮುಡಾ ಮಾಜಿ ಅಧ್ಯಕ್ಷ ಹೆಚ್.ವಿ.ರಾಜೀವ್, ಮೈಸೂರು ವಿವಿ ಓಆರ್‌ಐನ ನಿವೃತ್ತ ಉಪನಿರ್ದೇಶಕ ವಿದ್ವಾನ್ ಡಾ.ಟಿ.ವಿ.ಸತ್ಯನಾರಾಯಣ, ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಹೇರಂಬ ಆರ್.ಭಟ್ಟ ಗೋಷ್ಠಿಯಲ್ಲಿದ್ದರು.

ಮೈಸೂರು ಮಿತ್ರ

ಸಿಡಿಎಸ್ ನಾಲೆ ಒಡೆದು 500 ಹೆಕ್ಟೇರ್ ಬೆಳೆ ನಾಶ

ಸಭೆಯಲ್ಲಿ ಶಾಸಕ ಎಂ.ಅಶ್ವಿನ್ ಕುಮಾರ್ ಮಾಹಿತಿ

ತಿ.ನರಸೀಪುರ, ಅ.17– ನಿರಂತರ ಮಳೆಯಿಂದಾಗಿ ತಾಲೂಕಿನ ಯಾಚೇನಹಳ್ಳಿ ಸಮೀಪ ಸಿಡಿಎಸ್ ನಾಲೆ ಒಡೆದು ಸುಮಾರು 500 ಹೆಕ್ಟೇರ್ ಬೆಳೆ ನಾಶವಾಗಿದೆ ಎಂದು ಶಾಸಕ ಎಂ.ಅಶ್ವಿನ್ ಕುಮಾರ್ ಮಾಹಿತಿ ನೀಡಿದರು.

ಪಟ್ಟಣದ ಮಿನಿ ವಿಧಾನಸೌಧದ ಅವರ ಕಚೇರಿಯಲ್ಲಿ ಸೋಮವಾರ ನಡೆದ ಜನಸ್ಪಂದನಾ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳೊಂದಿಗೆ ಸಿಡಿಎಸ್ ನಾಲೆ ಕುಸಿದಿರುವ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದ್ದೇನೆ. ಬೆಳೆ ನಷ್ಟದ ಬಗ್ಗೆ ತಾಲೂಕಿನ ಅಧಿಕಾರಿಗಳು ಸಮೀಕ್ಷೆ ನಡೆಸಿದ್ದು, 500 ಹೆಕ್ಟೇರ್ ಬೆಳೆ ನಾಶವಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನಷ್ಟ ಸಂಭವಿಸಿರುವ ಸಾಧ್ಯತೆ ಇರುವುದರಿಂದ ಅಧಿಕಾರಿಗಳಿಗೆ ಬೆಳೆ ಹಾನಿ ಆಗಿರುವ ಬಗ್ಗೆ ಸಂಪೂರ್ಣ ಮಾಹಿತಿ ಕಲೆಹಾಕಿ ವರದಿ ತಯಾರಿಸುವಂತೆ ಸೂಚಿಸಲಾಗಿದೆ ಎಂದರು.

ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರೊಂದಿಗೆ ಚರ್ಚಿಸಿದ್ದು, ರೈತರಿಗೆ ತೊಂದರೆಯಾಗದಂತೆ ನೋಡಿಕೊಳ್ಳುವಂತೆ ತಿಳಿಸಿದ್ದಾರೆ. ಅಧಿಕಾರಿಗಳಿಗೆ ಹಾನಿಗೊಳಗಾಗಿರುವ ರೈತರ ಪಟ್ಟಿ ತಯಾರಿಸಿ ಅವರಿಗೆ ಸೂಕ್ತ ಪರಿಹಾರ ನೀಡಲು ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದ್ದು, ಪರಿಹಾರ ನೀಡುವಲ್ಲಿ ರಾಜ್ಯ ಸರ್ಕಾರ ಯಾವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ ಎಂದರು.

ನೀರಾವರಿ ಇಲಾಖೆ ಎಂಡಿ ಮಾತನಾಡಿ, ಹಾನಿ ಬಗ್ಗೆ ವರದಿ ತಯಾರಿಸುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದು, ಯಾಚೇನಹಳ್ಳಿ ಸಿಡಿಎಸ್ ನಾಲೆಯಲ್ಲಿ 8 ಕೆರೆಗಳ ನೀರು ಕೋಡಿ ಬಿದ್ದು ಹರಿಯುತ್ತಿದೆ. ಅಲ್ಲದೇ ವಾಡಿಕೆಗಿಂತ ಹೆಚ್ಚು ಮಳೆ ಆಗಿರುವುದರಿಂದ ನೀರಿನ ಒತ್ತಡ ಹೆಚ್ಚಾಗಿ ನಾಲೆ ಒಡೆದಿದೆ. ಮಾಕನಹಳ್ಳಿ– ಬೀಡನಹಳ್ಳಿ ನಾಲೆ ರಸ್ತೆ ಕೂಡ ಕುಸಿದಿದೆ ಎಂದರು.

ನಾಲೆ ಕುಸಿದಿದ್ದರಿಂದ ಜಮೀನುಗಳಿಗೆ ಅಪಾರ ಪ್ರಮಾಣದಲ್ಲಿ ನೀರು ನುಗ್ಗಿ ಬೆಳೆಗಳು ನಾಶವಾಗಿದೆ. ಅಲ್ಲದೇ ಕೆಲವು ಜಮೀನುಗಳಲ್ಲಿ ಅತೀ ಹೆಚ್ಚು ಮಣ್ಣು ಶೇಖರಣೆಯಾಗಿದ್ದರೇ, ಇನ್ನೂ ಕೆಲವೆಡೆ ಜಮೀನಿನ ಮಣ್ಣು ಕೊಚ್ಚಿಕೊಂಡು ಹೋಗಿದೆ. ಅಂತಹ ಜಮೀನುಗಳನ್ನು ಪಟ್ಟಿ ಮಾಡುವಂತೆ ಸೂಚಿಸಲಾಗಿದೆ ಎಂದರು.



> ವಯೋವೃದ್ಧರು ಹಾಗೂ ವಿಕಲಚೇತನರು ಮಿನಿ ವಿಧಾನಸೌಧದ ಮಹಡಿಯಲ್ಲಿರುವ ಸಬ್ ರಿಜಿಸ್ಟರ್ ಕಚೇರಿಗೆ ತೆರಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಕಚೇರಿಯನ್ನು ಸ್ಥಳಾಂತರಿಸುವಂತೆ ಸಾಕಷ್ಟು ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಸಬ್ ರಿಜಿಸ್ಟರ್ ಕಚೇರಿಯನ್ನು ಕೆಳ ಅಂತಸ್ತಿಗೆ ವರ್ಗಾಯಿಸಲಾಗಿದ್ದು, ಅ.21ರಂದು ಸಬ್ ರಿಜಿಸ್ಟರ್ ಕಚೇರಿ ಉದ್ಘಾಟಿಸಲಾಗುವುದು.
> - ಎಂ.ಅಶ್ವಿನ್ ಕುಮಾರ್, ಶಾಸಕರು

ಸಭೆಯಲ್ಲಿ ತಹಸೀಲ್ದಾರ್ ಗೀತಾ, ತಾಪಂ ಇಓ ಸಿ.ಕೃಷ್ಣಕುಮಾರ್, ಆಹಾರ ಇಲಾಖೆ ನಿರ್ದೇಶಕ ಮಂಜುನಾಥ್, ಹಿರಿಯ ಉಪ ನೋಂದಣಾಧಿಕಾರಿ ಎಂ.ವಿವೇಕ್, ಪುರಸಭಾ ಮುಖ್ಯಾಧಿಕಾರಿ ಬಸವರಾಜು, ಶಿರಸ್ತೇದಾರ್ ಮಹದೇವನಾಯಕ, ಕಂದಾಯಾಧಿಕಾರಿ ಚೆಲುವರಾಜ್, ರಾಷ್ಟ್ರೀಯ ಕುಡಿಯುವ ನೀರು ಯೋಜನೆಯ ರಶ್ಮಿ, ಜೆಡಿಎಸ್ ಕ್ಷೇತ್ರಾಧ್ಯಕ್ಷ ಚಿನ್ನಸ್ವಾಮಿ, ಪುರಸಭಾ ಸದಸ್ಯ ಪ್ರಕಾಶ್, ಸೋಸಲೆ ರಾಜೇಶ್, ಗ್ರಾಪಂ ಮಾಜಿ ಸದಸ್ಯ ರಾಜಣ್ಣ, ಧರ್ಮ ರತ್ನಕುಮಾರ್, ಗ್ರಾಪಂ ಮಾಜಿ ಅಧ್ಯಕ್ಷ ಶಿವಕುಮಾರ್, ಆಪ್ತ ಸಹಾಯಕ ನಾಗರಾಜು ಮತ್ತಿತರರಿದ್ದರು.

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಸವಾರ ಸಾವು

ನಂಜನಗೂಡು, ಅ.17– ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಹಿಂಬದಿ ಸವಾರ ತೀವ್ರ ಗಾಯಗೊಂಡಿರುವ ಘಟನೆ ತಾಲೂಕಿನ ಚಿನ್ನದಗುಡಿಹುಂಡಿ ಬಳಿ ಭಾನುವಾರ ರಾತ್ರಿ ನಡೆದಿದೆ.



ತಾಲೂಕಿನ ವೀರದೇವನಪುರ ಗ್ರಾಮದ ನಿವಾಸಿ ಮಹದೇವಯ್ಯ ಅವರ ಪುತ್ರ ಚಂದ್ರು(27) ಸಾವನ್ನಪ್ಪಿದವರು. ಹಿಂಬದಿ ಸವಾರ ಚಂದ್ರುವಿನ ದೊಡ್ಡಪ್ಪನ ಮಗ ಮನೋಜ್ ತೀವ್ರ ಗಾಯಗೊಂಡು ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ವಿವರ: ಚಂದ್ರುವಿನ ತಂದೆ ಮಹದೇವಯ್ಯ ರೈಲ್ವೆ ನೌಕರರಾಗಿದ್ದು, ನಂಜನಗೂಡಿನ ರೈಲ್ವೆ ಬಡಾವಣೆಯಲ್ಲಿ ವಾಸವಾಗಿದ್ದರು. ಕಾರ್ಯ ನಿಮಿತ್ತ ಸ್ವಗ್ರಾಮ ವೀರದೇವನಪುರಕ್ಕೆ ತೆರಳಿದ್ದ ಚಂದ್ರು, ತನ್ನ ದೊಡ್ಡಪ್ಪನ ಮಗ ಮನೋಜ್ ಜೊತೆ ವಾಪಸ್ ನಂಜನಗೂಡಿಗೆ ಬರುವ ಮಾರ್ಗ ಮಧ್ಯೆ ತಾಲೂಕಿನ ಚಿನ್ನದಗುಡಿ ಹುಂಡಿ ಬಳಿ ರಸ್ತೆ ಬದಿ ನಿಂತಿದ್ದ ಲಾರಿಗೆ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ತೀವ್ರ ಗಾಯಗೊಂಡ ಚಂದ್ರು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಕವಲಂದೆ ಠಾಣೆ ಎಸ್ಐ ಮಹೇಂದ್ರ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಶವವನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ, ಮರಣೋತ್ತರ ಪರೀಕ್ಷೆ ನಂತರ ವಾರಸುದಾರರಿಗೆ ಹಸ್ತಾಂತರಿಸಲಾಯಿತು. ಈ ಸಂಬಂಧ ಕವಲಂದೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.



ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಗಾಗಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸ್ಥಾಪಿಸಿದ್ದ ಮತ ಕೇಂದ್ರದಲ್ಲಿ ಶಾಸಕರಾದ ಹೆಚ್.ಪಿ.ಮಂಜುನಾಥ್, ಡಾ.ಯತೀಂದ್ರ, ಅನಿಲ್ ಚಿಕ್ಕಮಾದು, ಕಾಂಗ್ರೆಸ್ ಮುಖಂಡ ಕೆ.ಹರೀಶ್‌ಗೌಡ ಇತರರು ಮತ ಚಲಾಯಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಮಳವಳ್ಳಿಯಲ್ಲಿ ಬಾಲಕಿ ಹತ್ಯೆ ಖಂಡಿಸಿ ಪ್ರತಿಭಟನೆ

ನಂಜನಗೂಡು, ಅ.17– ಮಳವಳ್ಳಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿರುವ ಘಟನೆ ಖಂಡಿಸಿ, ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ರೈತ ಸಂಘದ ಕಾರ್ಯಕರ್ತ ರೊಡಗೂಡಿ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.



ತಾಲೂಕು ಕಚೇರಿ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು, ಅತ್ಯಾಚಾರ ಹಾಗೂ ಕೊಲೆ ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಮಕ್ಕಳಿಗೆ ಸರ್ಕಾರ ಸೂಕ್ತ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಮಾತನಾಡಿದ ಕೆಲ ಪ್ರತಿಭಟನಾಕಾರರು, ಸಮಾಜದಲ್ಲಿ ಗುರಿವಿಗೆ ಅತ್ಯುನ್ನತ ಗೌರವವಿದೆ. ಆದರೆ ಮನೆ ಪಾಠಕ್ಕೆ ಆಗಮಿಸಿದ ಪುಟ್ಟ ಬಾಲಕಿ ಮೇಲೆ ಅತ್ಯಾರವೆಸಗಿ ಕೊಲೆಗೈದಿರುವ ಆರೋಪಿ ಯಾವುದೇ ಕಾರಣಕ್ಕೂ ಶಿಕ್ಷೆಯಿಂದ ತಪ್ಪಿಸಿಕೊಳ್ಳದಂತೆ ಸರ್ಕಾರ ಎಚ್ಚರಿಕೆ ವಹಿಸಬೇಕು ಹಾಗೂ ಮುಂಬರುವ ದಿನಗಳಲ್ಲಿ ಇಂತಹ ಪ್ರಕರಣ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಸ್ಥಳಕ್ಕಾಗಮಿಸಿದ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿ ಪ್ರತಿಭಟನೆ ಹಿಂಪಡೆದರು. ಪ್ರತಿಭಟನೆಯಲ್ಲಿ ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ನಾರಾಯಣ್, ಉಪ ವಿಭಾಗೀಯ ಸಂಚಾಲಕ ಮಂಜು, ತಾಲೂಕು ಸಂಚಾಲಕ ಮಹೇಶ್, ಸಾಮೂಹಿಕ ನಾಯಕತ್ವ ರೈತ ಸಂಘಟನೆ ಜಿಲ್ಲಾಧ್ಯಕ್ಷ ಟಿ.ಆರ್.ವಿದ್ಯಾಸಾಗರ್, ರಘು, ತಾಲೂಕು ಅಧ್ಯಕ್ಷ ಸತೀಶ್‌ರಾವ್, ಯಶ್ವಂತ್, ಲಿಂಗಯ್ಯ, ಜೋಗಿ, ಭೈರ, ಸ್ವಾಮಿ, ಬಸವರಾಜು, ಮಂಜು, ನಾಗರಾಜು ಮತ್ತಿತರರಿದ್ದರು.

5.41 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ನಂಜನಗೂಡು, ಅ.17– ನಗರದ ವಿವಿಧ ಬಡಾವಣೆಗಳಿಗೆ ಮೂಲ ಸೌಕರ್ಯ ಕಲ್ಪಿಸುವ ಸಲುವಾಗಿ ನಗರೋತ್ಥಾನ ಯೋಜನೆಯ 3ನೇ ಹಂತದ ಉಳಿತಾಯ ಹಣದಲ್ಲಿ ಸುಮಾರು 5 ಕೋಟಿ 41 ಲಕ್ಷ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ಶಾಸಕ ಬಿ.ಹರ್ಷವರ್ಧನ್ ತಿಳಿಸಿದರು.

ನಗರದ ಎನ್‌ಜಿಓ ಕಾಲೋನಿ, ಗೌರಿಘಟ್ಟ ಬೀದಿ, ಚಾಮುಂಡೇಶ್ವರಿ ಲೇಔಟ್, ನೀಲಕಂಠ ನಗರ, ಶಂಕರಪುರ ಬಡಾವಣೆಗಳಲ್ಲಿ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ನಗರದ ಗೌರಿಘಟ್ಟ ಬೀದಿಯ ನಾಯಕರ ಸಮುದಾಯ ಭವನ ಕಾಮಗಾರಿ ಪೂರ್ಣಗೊಳಿಸಲು ನನ್ನ ಶಾಸಕರ ನಿಧಿಯಿಂದ ಮುಂದುವರೆದ ಕಾಮಗಾರಿಗೆ 30 ಲಕ್ಷ ಅನುದಾನ ನೀಡಲಾಗಿದೆ. ಭವನಕ್ಕೆ ನನ್ನ ಅವಧಿಯಲ್ಲಿ ಒಟ್ಟು 76 ಲಕ್ಷ ರೂ. ಅನುದಾನ ನೀಡಲಾಗಿದ್ದು, ಶೀಘ್ರ ಕಾಮ ಗಾರಿ ಮುಕ್ತಾಯಗೊಳ್ಳಲಿದೆ. ಜೊತೆಗೆ ಚಾಮರಾಜ ನಗರ ಬೈಪಾಸ್ ರಸ್ತೆಯಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ವಾಗುತ್ತಿರುವ ವಾಲ್ಮೀಕಿ ಭವನದ ಕಾಮಗಾರಿಯೂ ಮುಕ್ತಾಯ ವಾಗಲಿದ್ದು, 2 ಭವನಗಳನ್ನು ಮುಂದಿನ ತಿಂಗಳ ವೇಳೆಗೆ ಸಚಿವ ಶ್ರೀರಾಮುಲು ಅವರ ದಿನಾಂಕ ನಿಗದಿಪಡಿಸಿ, ಪ್ರಸನ್ನಂದಾಪುರಿ ಸ್ವಾಮೀಜಿ ನೇತೃತ್ವದಲ್ಲಿ ಲೋಕಾರ್ಪಣೆಗೊಳಿಸಲಾಗುವುದು ಎಂದರು.



ನಗರದ ಎನ್‌ಜಿಓ ಕಾಲೋನಿಯಲ್ಲಿ 1 ಕೋಟಿ ವೆಚ್ಚದಲ್ಲಿ ಸಿಸಿ ಚರಂಡಿ ಮತ್ತು ರಸ್ತೆ ನಿರ್ಮಾಣ, ಮೇದಿಗರ ಬೀದಿ ಸಮುದಾಯ ಭವನಕ್ಕೆ 30 ಲಕ್ಷ, ನಾಯಕರ ಸಮುದಾಯ ಭವನಕ್ಕೆ 30 ಲಕ್ಷ ಮತ್ತು 60 ಲಕ್ಷ ವೆಚ್ಚದಲ್ಲಿ ಪೌರ ಕಾರ್ಮಿಕರ ಸಮುದಾಯ ಭವನ ಮತ್ತು ಶ್ರೀರಾಮಪುರ ಬಡಾವಣೆಯಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಅಲ್ಲದೆ ನೀಲಕಂಠ ನಗರ ಬಡಾವಣೆಯಲ್ಲಿ 96 ಲಕ್ಷ ವೆಚ್ಚದಲ್ಲಿ ಚರಂಡಿ ಮತ್ತು ರಸ್ತೆ ನಿರ್ಮಾಣ ಕಾಮಗಾರಿ, 70 ಲಕ್ಷ ವೆಚ್ಚದಲ್ಲಿ ಶಂಕರಪುರ ಬಡಾವಣೆ ಸ್ಮಶಾನದಲ್ಲಿ ಬರ್ನಿಂಗ್ ಶೆಡ್, ಸಂಪರ್ಕ ರಸ್ತೆ, ಶಂಕರಪುರ ಹೊಸ ಬಡಾವಣೆ, ಆನಂದಪುರ ಬಡಾವಣೆಗಳಲ್ಲಿ ಚರಂಡಿ, ರಸ್ತೆ, ನಿರ್ಮಾಣ ಕಾಮಗಾರಿ ಸೇರಿದಂತೆ ಒಟ್ಟು 5 ಕೋಟಿ 41 ಲಕ್ಷ ವೆಚ್ಚದ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಗಿದ್ದು, ಮುಂದಿನ 8 ತಿಂಗಳ ಅವಧಿಯಲ್ಲಿ ಕಾಮಗಾರಿ ಮುಕ್ತಾಯಗೊಂಡು ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದರು.

ಜಿಪಂ ಮಾಜಿ ಸದಸ್ಯ ಸಿ.ಚಿಕ್ಕರಂಗ ನಾಯಕ ಮಾತನಾಡಿದರು. ಈ ವೇಳೆ ನಗರ ಸಭಾಧ್ಯಕ್ಷ ಹೆಚ್.ಎಸ್.ಮಹದೇವಸ್ವಾಮಿ, ಉಪಾಧ್ಯಕ್ಷೆ ನಾಗಮಣಿ, ಸದಸ್ಯರಾದ ಮಹದೇವಪ್ರಸಾದ್, ಸಿದ್ದರಾಜು, ಮಂಜುಳಾ, ದೇವು, ಗಾಯತ್ರಿ ಮೋಹನ್, ಯೋಗೀಶ್, ಬಿಜೆಪಿ ನಗರಾಧ್ಯಕ್ಷ ಶ್ರೀನಿವಾಸರೆಡ್ಡಿ, ಮುಖಂಡರಾದ ಬಾಲಚಂದ್ರು ಸುರೇಶ್ ನಾಯಕ ಮಲ್ಲೇಶ್, ಮಾಜಿ ಪುರಸಭಾಧ್ಯಕ್ಷ ಚೆಲುವರಾಜು, ನಗರಸಭಾ ಆಯುಕ್ತ ರಾಜಣ್ಣ, ಎಇಇ ಶ್ರೀನಿವಾಸ್ ಇತರರಿದ್ದರು.

ವಿದ್ಯಾರ್ಥಿಗಳು ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಿ

ಕ್ಷೇತ್ರ ಶಿಕ್ಷಣಾಧಿಕಾರಿ ಮರಿಸ್ವಾಮಿ ಸಲಹೆ



ತಿ.ನರಸೀಪುರ, ಅ.17– ಸರ್ಕಾರ ಶಿಕ್ಷಣಕ್ಕಾಗಿ ಅನೇಕ ಸೌಲಭ್ಯ ನೀಡುತ್ತಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಂಡು ಉನ್ನತ ಶಿಕ್ಷಣ ಪಡೆಯುವಂತೆ ವಿದ್ಯಾರ್ಥಿಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಮರಿಸ್ವಾಮಿ ಸಲಹೆ ನೀಡಿದರು.

ಭಾರತೀಯ ಬೌದ್ಧ ಮಹಾಸಭಾದಿಂದ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ 66ನೇ ಬೌದ್ಧ ಧರ್ಮ ದೀಕ್ಷಾ ಮಹೋತ್ಸವ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಪ್ರಗತಿ ಸಾಧಿಸಿದ್ದು, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ ಎಂದರು.

ಮೈಸೂರಿನ ಅಂಬೇಡ್ಕರ್ ವಿಚಾರವಾದಿ ಹೊ.ಬ.ರಘೋತ್ತಮ್ ಮಾತನಾಡಿ, ಅಂಬೇಡ್ಕರ್ ಅವರು ಸಾಕಷ್ಟು ಕಷ್ಟಪಟ್ಟು ಅಧ್ಯಯನ ಮಾಡಿ ಅನೇಕ ಪದವಿ ಪಡೆಯುವ ಮೂಲಕ ಹೆಚ್ಚು ಪ್ರಜ್ಞಾವಂತರಾಗಿ, ಜ್ಞಾನವಂತರಾಗಿ, ಶೋಷಿತ ಸಮಾಜಗಳ ಧ್ವನಿಯಾಗಿ ಈ ದೇಶಕ್ಕೆ ಉತ್ತಮ ಸಂವಿಧಾನ ಕೊಟ್ಟಿದ್ದಾರೆ. ಅವರ ಆಶಯ, ಚಿಂತನೆಗಳನ್ನು ವಿದ್ಯಾರ್ಥಿಗಳು ಅರಿಯಬೇಕು. ಪ್ರಸ್ತುತ ನಿಮಗೆ ಸರ್ಕಾರದ ಸವಲತ್ತುಗಳು ಸಾಕಷ್ಟು ದೊರಕುತ್ತಿದೆ. ಈ ಸೌಲಭ್ಯಗಳನ್ನು ಪಡೆದು ಅಂಬೇಡ್ಕರ್ ಅವರನ್ನು ಆದರ್ಶವಾಗಿಟ್ಟುಕೊಂಡು ಉನ್ನತ ಅಧ್ಯಯನದ ಜೊತೆಗೆ ಉನ್ನತ ಹುದ್ದೆ ಅಲಂಕರಿಸಲು ಪ್ರಯತ್ನ ಮಾಡುವಂತೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಪುರಸಭಾ ಸದಸ್ಯರಾದ ಸಿ.ಪ್ರಕಾಶ್, ಬೇಬಿ ಹೇಮಂತ್, ನಿವೃತ್ತ ಪ್ರಾಂಶುಪಾಲೆ ಇಂದಿರಮ್ಮ, ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೋಹನ್, ಸೊಸಲೆ ರಾಜಣ್ಣ, ಎಸ್.ನಾಗರಾಜು, ಪ್ರಧಾನ ಕಾರ್ಯದರ್ಶಿ ಸಿ. ಮಹದೇವಸ್ವಾಮಿ, ಖಜಾಂಚಿ ಸೋಸಲೆ ನಾಗೇಶ್, ಮಕ್ಕಳು, ಪೋಷಕರು ಹಾಗೂ ಸಮಿತಿ ನಿರ್ದೇಶಕರು ಹಾಜರಿದ್ದರು.

ಆದಿವಾಸಿ ಗಿರಿಜನರ ರಕ್ಷಣೆಗೆ ಸರ್ಕಾರ ಬದ್ಧ

ಯಾವುದೇ ಆತಂಕ ಬೇಡ: ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ.ಶಿವಣ್ಣ

ಹೆಚ್.ಡಿ.ಕೋಟೆ, ಅ.17– ಆದಿವಾಸಿ ಗಿರಿಜನರ ರಕ್ಷಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಬದ್ಧವಾಗಿದೆ. ಹೀಗಾಗಿ ಆದಿವಾಸಿಗಳು ಯಾವುದೇ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ.ಶಿವಣ್ಣ ತಿಳಿಸಿದರು.

ಅರಣ್ಯ ಇಲಾಖೆ ವಶದಲ್ಲಿದ್ದ ವೇಳೆ ಸಾವನ್ನಪ್ಪಿದ ತಾಲೂಕಿನ ಹೊಸಹಳ್ಳಿ ಹಾಡಿಯ ಆದಿವಾಸಿ ಕರಿಯಪ್ಪ ಅವರ ಮನೆಗೆ ತೆರಳಿ ಕುಟುಂಬದವರಿಗೆ ಸಾಂತ್ವನ ಹೇಳಿ, ಕರಿಯಪ್ಪನ ಮಕ್ಕಳು ಹಾಗೂ ಪೊಲೀಸ್ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದು ಅವರು ಮಾತನಾಡಿದರು.

ಕರಿಯಪ್ಪನ ಸಾವಿಗೆ ನ್ಯಾಯ ಕೊಡಿಸಲು ಮುಖ್ಯಮಂತ್ರಿಗಳು ಮುಂದಾಗಿದ್ದಾರೆ. ಹುಣಸೂರು ಡಿವೈಎಸ್ಪಿ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದ್ದು, ವರದಿ ಬಂದ ತಕ್ಷಣ ಸತ್ಯಾಸತ್ಯತೆ ತಿಳಿಯಲಿದೆ ಎಂದರು.

ಅರಣ್ಯ ಇಲಾಖೆಯವರು ಮಾನವೀಯ ಗುಣಗಳನ್ನು ಅಳವಡಿಸಿಕೊಂಡು ಕೆಲಸ ನಿರ್ವಹಿಸಿದಾಗ ಇಂತಹ ಸಮಸ್ಯೆ ಎದುರಾಗುವುದಿಲ್ಲ. ಗಿರಿಜನರನ್ನು ಕೊಲ್ಲುವುದು ಎಂದರೆ ಅರ್ಥವೇನು ಎಂದು ಪ್ರಶ್ನಿಸಿದ ಅವರು, ಆದಿವಾಸಿಗಳು ಮುಗ್ಧರು. ಅವರು ತಪ್ಪು ಮಾಡಿದಾಗ ಅವರ ವಿರುದ್ಧ ಕ್ರಮ ಕೈಗೊಳ್ಳಿ. ಅರಣ್ಯ ಇಲಾಖೆ ದೌರ್ಜನ್ಯದಿಂದ ಈ ಕುಟುಂಬ ಬೀದಿ ಪಾಲಾಗಿದೆ ಎಂದರು.



ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳು ಶೀಘ್ರ ಹಾಡಿಗೆ ಭೇಟಿ ನೀಡಿ ಗಿರಿಜನರ ಸಮಸ್ಯೆ ಬಗೆಹರಿಸಲಿದ್ದಾರೆ. ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿರುವ ಹೆಚ್.ಡಿ.ಕೋಟೆಯಲ್ಲಿ ಆದಿವಾಸಿಗಳಿಗೆ ಪ್ರಮುಖ ಸ್ಥಾನಮಾನ ನೀಡಬೇಕಾಗಿದೆ. ಆದಿವಾಸಿಗಳಿಗೆ ಮೀಸಲಿಟ್ಟ ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನುದಾನ ಸರಿಯಾದ ರೀತಿ ಬಳಕೆಯಾಗುತ್ತಿಲ್ಲ. ಬಳಕೆಯಾಗಿದ್ದರೆ ಆದಿವಾಸಿಗಳು ಇಂದು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕಿತ್ತು. ಹಾಗಾಗಿ ಅಧಿಕಾರಿಗಳು ವಿಶೇಷ ವರದಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಲು ಸೂಚಿಸಿದರು.

ಕರಿಯಪ್ಪನ ಮಗ ಕುಮಾರ ಮಾತನಾಡಿ, ನನ್ನ ಅಪ್ಪ ತಪ್ಪು ಮಾಡಿದ್ದರೆ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕಿತ್ತು. ಆದರೆ ಅರಣ್ಯ ಇಲಾಖೆಯವರು ಕಾನೂನು ಉಲ್ಲಂಘನೆ ಮಾಡಿದ್ದಾರೆ. ನಮ್ಮ ಮನೆಗೆ ಭೇಟಿ ನೀಡುವ ಬಹುತೇಕರು ನಮ್ಮನ್ನೇ ಪ್ರಶ್ನೆ ಮಾಡುತ್ತಿದ್ದಾರೆ. ಘಟನೆ ನಡೆದು ಒಂದು ವಾರ ಕಳೆದಿದೆ. ಆದರೆ ಅರಣ್ಯ ಇಲಾಖೆಯವರ ಮೇಲೆ ಇದುವರೆಗೆ ಯಾವುದೇ ಕ್ರಮ ಆಗಿಲ್ಲ. ಹಾಗಾಗಿ ನಮಗೆ ನ್ಯಾಯ ಕೊಡಿಸುವಂತೆ ಮನವಿ ಮಾಡಿದರು.

> ನಾನು ಮಂತ್ರಿಯಾಗಿದ್ದ ವೇಳೆ ಹೊಸಹಳ್ಳಿ ಹಾಡಿಯಲ್ಲಿ ಸಚಿವ ಸಂಪುಟ ಸಭೆ ನಡೆಸಿ ಗಿರಿಜನರ ಸಮಸ್ಯೆ ಬಗೆಹರಿಸಲು ಕ್ರಮ ವಹಿಸಲಾಗಿತ್ತು. ಅಂತಹ ಕೆಲಸ ನಿರಂತರವಾಗಿ ಈ ಭಾಗದಲ್ಲಿ ನಡೆದರೆ ಗಿರಿಜನರಿಗೆ ಬಹಳಷ್ಟು ಅನುಕೂಲವಾಗಲಿದೆ.
> -ಎಂ.ಶಿವಣ್ಣ, ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ.

ಇದೇ ವೇಳೆ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ.ಶಿವಣ್ಣ ಕರಿಯಪ್ಪನ ಕುಟುಂಬಕ್ಕೆ ವೈಯಕ್ತಿಕ ಧನಸಹಾಯ ಮಾಡಿದರು.

ಪರಿಶಿಷ್ಟ ವರ್ಗಗಳ ಅಧಿಕಾರಿ ಪ್ರಭಾ ಅರಸ್, ಆದಿ ಜಾಂಬವ ನಿಗಮದ ಅಧಿಕಾರಿ ಮುನಿರಾಜು, ತಹಸೀಲ್ದಾರ್ ರತ್ನಾಂಬಿಕಾ, ಸಮಾಜ ಕಲ್ಯಾಣಾಧಿಕಾರಿ ರಾಮಸ್ವಾಮಿ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ನಾರಾಯಣಸ್ವಾಮಿ, ಎಸ್ಐ ಜಯಪ್ರಕಾಶ್, ತಾಲೂಕು ಬಿಜೆಪಿ ಘಟಕದ ಅಧ್ಯಕ್ಷ ಗುರುಸ್ವಾಮಿ, ಮುಖಂಡರಾದ ಎಂ.ಎನ್.ಜಗದೀಶ್, ಬಿ.ಟಿನರಸಿಂಹ ಮೂರ್ತಿ, ಆದಿವಾಸಿ ಮುಖಂಡರಾದ ಚಿಕ್ಕಣ್ಣ, ಶಿವರಾಜ್, ನಿವೃತ್ತ ಶಿಕ್ಷಕ ಗಣೇಶ್, ಜೀವಿಕ ಉಮೇಶ್, ಎಸ್ಸಿ/ಎಸ್‌ಟಿ ಮೋರ್ಚಾ ಜಿಲ್ಲಾ ಬಿಜೆಪಿ ಗ್ರಾಮಾಂತರ ಕಾರ್ಯದರ್ಶಿ ನಾಗರಾಜು, ಪ್ರಸಾದ್, ಪ್ರಕಾಶ್, ಪ್ರಭಾಕರ್, ಬಸವರಾಜು, ಕುಮಾರ, ಸತೀಶ, ಸವಿತಾ ಸೇರಿದಂತೆ ಇತರರಿದ್ದರು.

ಸಾಲಬಾಧೆ: ರೈತರಿಬ್ಬರು ಆತ್ಮಹತ್ಯೆ

ಬೆಟ್ಟದಪುರ, ಅ.17– ಪ್ರತ್ಯೇಕ ಪ್ರಕರಣದಲ್ಲಿ ಸಾಲಬಾಧೆ ತಾಳಲಾರದೇ ರೈತರಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ಬೆಟ್ಟದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಟ್ಟದಪುರ ಗ್ರಾಮದ ನಿವಾಸಿ ಕುಮಾರೇಗೌಡ(62) ಹಾಗೂ ಕಣಗಾಲು ಗ್ರಾಮದ ನಿವಾಸಿ ಸ್ವಾಮಿಗೌಡ(52) ಆತ್ಮಹತ್ಯೆ ಮಾಡಿಕೊಂಡವರು.



ಕುಮಾರೇಗೌಡ: ಇವರು ತಮ್ಮ 2 ಎಕರೆ ಜಮೀನಿನಲ್ಲಿ ಹೊಗೆಸೊಪ್ಪು, ಶುಂಠಿ ಬೆಳೆದಿದ್ದರು. ಇದಕ್ಕಾಗಿ ಬೆಟ್ಟದಪುರ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಒಂದೂವರೆ ಲಕ್ಷ, ತಂಬಾಕು ಮಂಡಳಿಯಿಂದ 50 ಸಾವಿರ ಹಾಗೂ 2 ಲಕ್ಷ ಕೈ ಸಾಲ ಮಾಡಿದ್ದರು. ಆದರೆ ಮಳೆಯಿಂದಾಗಿ ಬೆಳೆ ನಷ್ಟವಾದ ಹಿನ್ನೆಲೆಯಲ್ಲಿ ಗ್ರಾಮದ ತಾವರೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಮೃತರ ಪದ್ಮಮ್ಮ ಬೆಟ್ಟದಪುರ ಠಾಣೆಗೆ ದೂರು ನೀಡಿದ್ದಾರೆ.



ಸ್ವಾಮಿಗೌಡ: ಇವರು ತಮ್ಮ 2 ಎಕರೆ 10 ಗುಂಟೆ ಜಮೀನಿನಲ್ಲಿ ತಂಬಾಕು ಹಾಗೂ ಶುಂಠಿ ಬೆಳೆದಿದ್ದರು. ಇದಕ್ಕಾಗಿ ಕಣಗಾಲು ಗ್ರಾಮೀಣ ಬ್ಯಾಂಕ್‌ನಲ್ಲಿ 2 ಲಕ್ಷ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದಲ್ಲಿ 1 ಲಕ್ಷ ಹಾಗೂ 2 ಲಕ್ಷ ಕೈ ಸಾಲ ಸೇರಿದಂತೆ 5 ಲಕ್ಷಕ್ಕೂ ಹೆಚ್ಚು ಸಾಲ ಮಾಡಿಕೊಂಡಿದ್ದರು. ಈ ಬಾರಿ ಬೆಳೆದ ಬೆಳೆ ಮಳೆಯಿಂದಾಗಿ ಕೈಸೇರದ ಹಿನ್ನೆಲೆಯಲ್ಲಿ ತೀವ್ರ ಮನನೊಂದಿದ್ದ ಸ್ವಾಮಿಗೌಡ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಮೃತನ ಪತ್ನಿ ಶಶಿಕಲಾ ಬೆಟ್ಟದಪುರ ಠಾಣೆಗೆ ದೂರು ನೀಡಿದ್ದು, ಎರಡೂ ಪ್ರಕರಣಗಳನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವಿದ್ಯುತ್ ಸ್ಪರ್ಶ: ವ್ಯಕ್ತಿ ಸಾವು

ನಂಜನಗೂಡು, ಅ.17– ವಿದ್ಯುತ್ ಸ್ಪರ್ಶದಿಂದ ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಬೊಕ್ಕಹಳ್ಳಿ ಗ್ರಾಮದಲ್ಲಿ ನಡೆದಿದೆ.



ಮೈಸೂರು ತಾಲೂಕಿನ ಟಿ.ಕಾಟೂರು ಗ್ರಾಮದ ಗೋವಿಂದನಾಯ್ಕ(39) ಮೃತಪಟ್ಟವರು. ಬೊಕ್ಕಹಳ್ಳಿ ಗ್ರಾಮದಲ್ಲಿರುವ ತನ್ನ ಸಹೋದರಿ ಚಿಕ್ಕತಾಯಮ್ಮ ಅವರ ಮನೆ ಗೋಡೆ ಮಳೆಯಿಂದಾಗಿ ಕುಸಿದಿತ್ತು ಅದನ್ನು ದುರಸ್ತಿ ಮಾಡಿ ಮನೆ ಛಾವಣಿ ಹಾಕುವ ಸಲುವಾಗಿ ಭಾನುವಾರ ಗೋವಿಂದನಾಯ್ಕ ಬೊಕ್ಕಹಳ್ಳಿ ಬಂದಿದ್ದರು. ಗೋಡೆ ಕೆಲಸ ಮುಗಿದ ಬಳಿಕ ಕಡಿತಗೊಂಡಿದ್ದ ಮನೆಯ ವಿದ್ಯುತ್ ಸಂಪರ್ಕ ಕಲ್ಪಿಸಲು ಮುಂದಾದ ವೇಳೆ ವಿದ್ಯುತ್ ಪ್ರಹರಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗೌರಮ್ಮ ನಿಧನ



ನಂಜನಗೂಡು, ಅ.17– ಹುಲ್ಲಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀಕಂಠ ನಾಯಕ ಅವರ ತಾಯಿ ಗೌರಮ್ಮ(73) ಸೋಮವಾರ ನಿಧನರಾದರು. ಮೃತರು ಓರ್ವ ಪುತ್ರ, ನಾಲ್ವರು ಪುತ್ರಿಯರು ಸೇರಿದಂತೆ ಅಪಾರ ಬಂಧು ಗಳನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಮಂಗಳವಾರ ಹುಲ್ಲಹಳ್ಳಿಯ ರುದ್ರಭೂಮಿ ಯಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ರಾಜ್ಯ ರಸ್ತೆ ಸಾರಿಗೆಯ ನಾಲ್ಕು ನಿಗಮ ಒಗ್ಗೂಡಿಸಲು ನಿರ್ಧಾರ

● ನಷ್ಟ ತಪ್ಪಿಸಲು ಈ ಕ್ರಮ ● ಹೊಸ ಬಸ್‌ಗಳ ಜೊತೆಗೆ ಹಳೇ ಬಸ್‌ಗಳಿಗೂ ಚೈತನ್ಯ ತುಂಬಿ ರಸ್ತೆಗಿಳಿಸುವ ಉದ್ದೇಶ ● ಉನ್ನತ ಹುದ್ದೆ ಕಡಿತ ಮಾಡಿ; ಕೆಳ ಹಂತದ ಹುದ್ದೆ ಭರ್ತಿ



ಬೆಂಗಳೂರು, ಅ. 17 (ಕೆಎಂಶಿ)–ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಷ್ಟ ಸರಿದೂಗಿಸಲು ನಾಲ್ಕು ನಿಗಮಗಳನ್ನು ಒಂದುಗೂಡಿಸುವುದಾಗಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಇಂದಿಲ್ಲಿ ತಿಳಿಸಿದ್ದಾರೆ.

ಸಾರಿಗೆ ಸಂಸ್ಥೆಗಳು ನಷ್ಟದಲ್ಲಿದ್ದರೂ, ದರ ಹೆಚ್ಚಳ ಮಾಡುವುದಿಲ್ಲ. ನಷ್ಟ ತುಂಬಲು ಪರ್ಯಾಯ ಮಾರ್ಗಗಳನ್ನು ಇಲಾಖೆ ಕೈಗೆತ್ತಿಕೊಂಡಿದೆ ಎಂದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಕಾರಣದಿಂದ ನಾಲ್ಕು ಸಂಸ್ಥೆಗಳು ದೊಡ್ಡ ಪ್ರಮಾಣದಲ್ಲೇ ನಷ್ಟ ಅನುಭವಿಸಿವೆ. ಈ ನಷ್ಟವನ್ನು ಭರಿಸಲು ರಾಜ್ಯ ಸರ್ಕಾರ ಆರು ಸಾವಿರ ಕೋಟಿ ರೂ.ಗಳನ್ನು ನೀಡಿದೆ.

ರಾಜ್ಯ ಸರ್ಕಾರದಿಂದ ನೆರವು ಪಡೆಯುವುದರ ಜೊತೆಗೆ ಸಂಸ್ಥೆ ಸ್ವಂತ ಕಾಲ ಮೇಲೆ ನಿಂತುಕೊಳ್ಳ ಬೇಕೆಂಬ ಉದ್ದೇಶದಿಂದ ಹಿರಿಯ ಅಧಿಕಾರಿ ಶ್ರೀನಿವಾಸ ಮೂರ್ತಿ ನೀಡಿರುವ ವರದಿಯ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಲು ಮುಂದಾಗಿದ್ದೇವೆ.

ನಿಗಮಗಳಲ್ಲಿ ಆನೆಗಳಂತೆ ಭಾರವಾಗಿರುವ ಅಧಿಕಾರ ವೃಂದವನ್ನು ಕಡಿತಗೊಳಿಸಿ, ಕೆಳ ಹಂತದ ಹುದ್ದೆಗಳನ್ನು ಮಾತ್ರ ಭರ್ತಿ ಮಾಡಲಾಗುವುದು. ನಾಲ್ಕು ನಿಗಮಗಳನ್ನು ಒಂದು ಮಾಡಿದರೆ ಶೇಕಡ 50 ರಷ್ಟು ನಷ್ಟ ಕಡಿಮೆಯಾಗುತ್ತದೆ. ಹೊಸದಾಗಿ ನಾಲ್ಕು ಸಾವಿರ ಬಸ್‌ಗಳನ್ನು ಖರೀದಿಸುವುದರ ಜೊತೆಗೆ ಹಳೆಯ ಬಸ್‌ಗಳಿಗೆ ಹೊಸ ಇಂಜಿನ್ ಮತ್ತು ಟೈಯರ್‌ಗಳನ್ನು ಅಳವಡಿಸಿ, ಅವುಗಳಿಗೆ ಮರುಜೀವ ತುಂಬಿ ರಸ್ತೆಗೆ ಬಿಡಲಾಗುವುದು.

ಈಗಾಗಲೇ ನಾಲ್ಕು ನಿಗಮಗಳಲ್ಲಿ ಪ್ರಾಯೋಗಿಕ ವಾಗಿ ತಲಾ ಹತ್ತು ಬಸ್‌ಗಳನ್ನು ಕೈಗೆತ್ತಿಕೊಂಡು ಇಂತಹ ಕಾರ್ಯಕ್ಕೆ ಚಾಲನೆ ನೀಡಿದ್ದೇವೆ.

ಎಲ್ಲ ನಿಗಮಗಳಿಗೂ ಅಧ್ಯಕ್ಷರು, ಪ್ರಧಾನ ವ್ಯವಸ್ಥಾಪಕರು, ಮುಖ್ಯ ಇಂಜಿನಿಯರ್ ಎಂಬಂತೆ ಹಿರಿಯ ಅಧಿಕಾರಿಗಳ ತಂಡವೇ ಇದೆ. ಒಂದೇ ನಿಗಮ ಮಾಡಿದರೆ, ಈ ದೊಡ್ಡ ಹಿಂಡು ಶೇಕಡ 25ಕ್ಕೆ ಕುಸಿಯುತ್ತದೆ. ಇದರಿಂದ ಅನಗತ್ಯ ದುಂದುವೆಚ್ಚಕ್ಕೆ ಕಡಿವಾಣ ಹಾಕಬಹುದು ಮತ್ತು ಎಲ್ಲ ನಿಗಮಗಳು ಒಂದು ಕೇಂದ್ರದಿಂದ ಇನ್ನೊಂದು ಕೇಂದ್ರಕ್ಕೆ ಬಸ್‌ಗಳನ್ನು ಓಡಿಸುವುದರಿಂದ ಖಾಲಿ ಬಸ್‌ಗಳು ಕೆಲವೆಡೆ ಓಡಾಡುತ್ತಿವೆ. ಇದೇ ಇಲಾಖೆಗೆ ದೊಡ್ಡ ಆನೆಯಷ್ಟು ಹೊರೆ ಬೀಳುತ್ತಿದೆ ಎಂದರು.

ಡೀಸೆಲ್ ವ್ಯವಸ್ಥೆಗೆ ಕಡಿವಾಣ ಹಾಕಲು ನಗರ ಸಾರಿಗೆ ಸಂಪೂರ್ಣವಾಗಿ ವಿದ್ಯುತ್ ಬಸ್‌ಗಳಿಗೆ ಆದ್ಯತೆ ನೀಡಲಾಗುವುದು. 2030ರೊಳಗೆ ರಾಜ್ಯಾದ್ಯಂತ ಡೀಸೆಲ್ ವಾಹನಗಳನ್ನು ಮುಕ್ತಗೊಳಿಸಿ, ಎಲ್ಲ ಕಡೆ ವಿದ್ಯುತ್ ವಾಹನಗಳನ್ನು ಬಳಸಲು ಗಂಭೀರ ಚಿಂತನೆ ಮಾಡಿದ್ದೇವೆ.

ಅಲ್ಲದೆ, ಸಿಎನ್‌ಜಿ ಇಂಜಿನ್‌ಗಳಿಗೆ ಒತ್ತುಕೊಟ್ಟು, ಪರಿಸರವನ್ನು ಕಾಪಾಡಲಾಗುವುದು. ಸಂಚಾರ ಮಾಡುವ ಸಾಮರ್ಥ್ಯ ಹೊಂದಿಲ್ಲದ ವಾಹನಗಳನ್ನು ಗುಜರಿಗೆ ಹಾಕುವುದಲ್ಲದೆ, ನಮ್ಮ ಒಟ್ಟಾರೆ ತಾಂತ್ರಿಕ ಮತ್ತು ಆಡಳಿತ ವ್ಯವಸ್ಥೆಯನ್ನು ಮುಂದಿನ ದಿನಗಳಲ್ಲಿ ಭಾರಿ ಬದಲಾವಣೆ ಮಾಡಲಾಗುವುದು.

ನಷ್ಟವನ್ನು ಸರಿದೂಗಿಸಲು ದೊಡ್ಡ ಹೆಜ್ಜೆ ಇಟ್ಟಿದ್ದೇವೆ. ಈ ಕಾರಣಕ್ಕಾಗಿ ಸಾರ್ವಜನಿಕ ಸಾರಿಗೆಯನ್ನು ನಂಬಿರುವ ಪ್ರಯಾಣಿಕರ ಮೇಲೆ ಭಾರ ಹೇರಬಾರದೆಂದು ದರ ಹೆಚ್ಚಳಕ್ಕೆ ಕೈ ಹಾಕಿಲ್ಲ. ಅದರ ಬದಲು ನಮ್ಮಲ್ಲಿರುವ ತಪ್ಪುಗಳನ್ನು ಸರಿಪಡಿಸಿಕೊಂಡು ಮತ್ತೆ ನಿಗಮವನ್ನು ಆದಾಯಕ್ಕೆ ತರುವ ಪ್ರಯತ್ನ ನಡೆದಿದೆ ಎಂದರು.

ಉತ್ತರ ಪ್ರದೇಶದಲ್ಲಿ ಶಿಕ್ಷಕಿ ಮೇಲೆ ಸಾಮೂಹಿಕ ಅತ್ಯಾಚಾರ

ಲಖನೌ: ಶಿಕ್ಷಕಿಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎನ್ನಲಾದ ಘಟನೆಯು ಉತ್ತರ ಪ್ರದೇಶ ರಾಜಧಾನಿ ಲಖನೌನಲ್ಲಿ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಶಿಕ್ಷಕಿಯು ಇಲ್ಲಿಯ ಚಿನ್ಹಾಟ್ ಪ್ರದೇಶದಲ್ಲಿ ಶನಿವಾರ ಟ್ಯೂಷನ್ ತರಗತಿ ನೀಡಿ ಮನೆಗೆ ಆಟೊದಲ್ಲಿ ವಾಪಸ್ಸಾಗುತ್ತಿದ್ದರು. ಆಗ ಆಟೊ ಚಾಲಕ ಅವರನ್ನು ಮಾಲ್ ಹಿಂಬದಿ ಜನರಿಲ್ಲದ ಸ್ಥಳಕ್ಕೆ ಕರೆದು ಕೊಂಡು ಹೋಗಿದ್ದಾನೆ. ಅಲ್ಲಿ ಚಾಲಕ ಮತ್ತು ಆಟೊದಲ್ಲಿ ಕುಳಿತಿದ್ದ ಮತ್ತೊಬ್ಬ ವ್ಯಕ್ತಿ ಶಿಕ್ಷಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.

ಭಾರವಾದ ವಸ್ತು ಬಳಸಿ ನನಗೆ ಅವರು ಬಲವಾಗಿ ಹೊಡೆದರು. ಬಳಿಕ ಪ್ರಜ್ಞಾಹೀನ ಳಾಗಿದ್ದೆ. ಗೋಮ್ತಿ ನಗರದಲ್ಲಿ ನನ್ನನ್ನು ಬಿಟ್ಟು ಹೋಗಿದ್ದರು. ಘಟನೆ ನಡೆದ ರಾತ್ರಿಯೇ ದೂರು ದಾಖಲಿಸುವ ಸಲುವಾಗಿ ಮೂರು ಪೊಲೀಸ್ ಠಾಣೆಗಳು ಮತ್ತು ಒಂದು ಪೊಲೀಸ್ ಹೊರ ಠಾಣೆಗೆ ಹೋಗಿದ್ದೆ. ಆದರೆ ಎಲ್ಲಿಯೂ ದಾಖಲಿಸಿಕೊಳ್ಳಲಿಲ್ಲ ಎಂದು ಶಿಕ್ಷಕಿ ಹೇಳಿದ್ದಾರೆ. ಈ ಘಟನೆ ಕುರಿತ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಎಫ್‌ಐಆರ್ ದಾಖಲಿಸಲಾಗಿದೆ.

ದೂರು ದಾಖಲಿಸದ ಕಾರಣಕ್ಕಾಗಿ ಪೊಲೀಸ್ ಹೊರ ಠಾಣೆಯ ಉಸ್ತುವಾರಿ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ ಮತ್ತು ಇತರ ಮೂರು ಪೊಲೀಸ್ ಠಾಣೆಗಳ ಹಿರಿಯ ಪೊಲೀಸರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸಂತ್ರಸ್ತೆಯ ದೇಹದ ಮೇಲೆ ಗಾಯದ ಕಲೆಗಳಿವೆ. ಮೊಕದ್ದಮೆಗೆ ಸಂಬಂಧಿಸಿ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಮತ್ತೊಬ್ಬನಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದರು.


ನ.3ರಿಂದ 1ರಿಂದ 10ನೇ ತರಗತಿಯವರೆಗೆ ಮಧ್ಯಾವಧಿ ಪರೀಕ್ಷೆ

ಬೆಂಗಳೂರು: ಕೊನೆಯ ಕ್ಷಣದ ಬದಲಾವಣೆಯಲ್ಲಿ, ಸಾರ್ವಜನಿಕ ಶಿಕ್ಷಣ ಇಲಾಖೆ 1ರಿಂದ 10ನೇ ತರಗತಿಯ ವಿದ್ಯಾರ್ಥಿ ಗಳಿಗೆ ಮಧ್ಯಂತರ ಪರೀಕ್ಷೆಯನ್ನು ಎರಡು ವಾರಗಳ ಕಾಲ ಮುಂದೂಡಿದೆ. ಇದರೊಂದಿಗೆ ದಸರಾ ರಜೆಯ ನಂತರ ಪರೀಕ್ಷೆಗೆ ಮಾನಸಿಕವಾಗಿ ಸಿದ್ಧರಾಗಲು ವಿದ್ಯಾರ್ಥಿಗಳಿಗೆ ಸಾಕಷ್ಟು ಸಮಯ ಸಿಗಲಿದೆ. ಏಪ್ರಿಲ್‌ನಲ್ಲಿ ಇಲಾಖೆ ಬಿಡುಗಡೆ ಮಾಡಿದ ಶಾಲಾ ಶಿಕ್ಷಣ ಕ್ಯಾಲೆಂಡರ್ ಪ್ರಕಾರ, ದಸರಾ ರಜೆಯ ನಂತರ ಅಕ್ಟೋಬರ್ 17 ರಂದು ಪರೀಕ್ಷೆಗಳು ಪ್ರಾರಂಭವಾಗಬೇಕಿತ್ತು. ಅಕ್ಟೋಬರ್‌ನಲ್ಲಿ ದಸರಾ ರಜೆಯನ್ನು ಲೆಕ್ಕಹಾಕಿದ ನಂತರ ಶಾಲೆಗಳು 12 ದಿನಗಳವರೆಗೆ ಕಾರ್ಯನಿರ್ವಹಿಸುತ್ತವೆ ಎಂದು ತಮ್ಮ ಆತಂಕವನ್ನು ವ್ಯಕ್ತಪಡಿಸಿದ್ದವು. ಪರೀಕ್ಷೆಗಳು ಪ್ರಾರಂಭವಾಗುವ ಒಂದು ದಿನದ ಮೊದಲು ಇಲಾಖೆಯು ಪರಿಷ್ಕೃತ ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಅನುಸರಣೆಯ ಕೊರತೆ ಮತ್ತು ಮಕ್ಕಳಿಗೆ ಮಾನಸಿಕವಾಗಿ ಪರೀಕ್ಷೆಗೆ ತಯಾರಾಗಲು ಸಮಯ ಬೇಕಾಗುತ್ತದೆ, ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಇಲಾಖೆ ಹೇಳಿದೆ. ಹೊಸ ವೇಳಾಪಟ್ಟಿಯ ಪ್ರಕಾರ, ಪರೀಕ್ಷೆಗಳು ಈಗ ನವೆಂಬರ್ 3 ಮತ್ತು ನವೆಂಬರ್ 10ರ ನಡುವೆ ನಡೆಯಲಿವೆ. ನಿಗದಿತ ಸಮಯದಲ್ಲಿ ಪರೀಕ್ಷೆಗಳನ್ನು ನಡೆಸುವಂತೆ ಶಾಲೆಗಳಿಗೆ ಇಲಾಖೆ ಸೂಚನೆ ನೀಡಿದೆ. ಆದರೆ ಅವರು ತಮ್ಮ ಅವಶ್ಯಕತೆಗೆ ಅನುಗುಣವಾಗಿ ವಿಷಯಗಳ ಕ್ರಮ ಮತ್ತು ಪರೀಕ್ಷೆಯ ದಿನಾಂಕಗಳನ್ನು ಮರುಹೊಂದಿಸಲು ಸ್ವಾತಂತ್ರ್ಯವನ್ನು ಕೂಡ ನೀಡಲಾಗಿದೆ.

ಪರಿಷ್ಕೃತ ಪರೀಕ್ಷಾ ವೇಳಾಪಟ್ಟಿ
- ನವೆಂಬರ್ 3 – ಪ್ರಥಮ ಭಾಷೆ
- ನವೆಂಬರ್ 4 – ದ್ವಿತೀಯ ಭಾಷೆ
- ನವೆಂಬರ್ 5 – ತೃತೀಯ ಭಾಷೆ
- ನವೆಂಬರ್ 7 – ಗಣಿತಶಾಸ್ತ್ರ
- ನವೆಂಬರ್ 8 – ವಿಜ್ಞಾನ
- ನವೆಂಬರ್ 9 – ಸಮಾಜ ವಿಜ್ಞಾನ
- ನವೆಂಬರ್ 10 – ದೈಹಿಕ ಶಿಕ್ಷಣ

ಕೇಂದ್ರಕ್ಕೆ ಮತ್ತೆ 'ಸ್ವಾಮಿ' ಸಂಕಷ್ಟ

ಬ್ಯಾಂಕಿಂಗ್ ಹಗರಣಗಳ ಸಂಬಂಧ ಸಿಬಿಐ, ಆರ್‌ಬಿಐಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ!



ನವದೆಹಲಿ: ಕೇಂದ್ರದ ಮೋದಿ ಸರ್ಕಾರಕ್ಕೆ ಮತ್ತೆ ತಮ್ಮದೇ ಪಕ್ಷದ ಸುಬ್ರಮಣಿಯನ್ ಸ್ವಾಮಿ ಅವರ ಅರ್ಜಿಯೊಂದು ಸಂಕಷ್ಟ ತಂದೊಡ್ಡಿದ್ದು, ಬ್ಯಾಂಕಿಂಗ್ ಹಗರಣಗಳ ಸಂಬಂಧ ಸುಪ್ರೀಂಕೋರ್ಟ್ ಕೇಂದ್ರ ತನಿಖಾ ಸಂಸ್ಥೆ (ಸಿಬಿಐ), ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ)ನ ಪ್ರತಿಕ್ರಿಯೆ ಕೇಳಿದೆ.

ವಿವಿಧ ಬ್ಯಾಂಕಿಂಗ್ ಮತ್ತು ಹಣಕಾಸು ಕ್ಷೇತ್ರದಲ್ಲಿ ಆರ್‌ಬಿಐ ಅಧಿಕಾರಿಗಳ ಪಾತ್ರದ ಬಗ್ಗೆ ತನಿಖೆ ನಡೆಸುವಂತೆ ಕೋರಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಮತ್ತು ವಕೀಲ ಸತ್ಯ ಸಬರ್ವಾಲ್ ಅವರು ಸಲ್ಲಿಸಿದ ಮನವಿಯ ಮೇರೆಗೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ)ಗೆ ನೋಟಿಸ್ ಜಾರಿ ಮಾಡಿ ಪ್ರತಿಕ್ರಿಯೆ ಕೇಳಿದೆ. ಇಂದು ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಬಿ.ವಿ.ನಾಗರತ್ನ ಅವರ ಪೀಠವು ಈ ವಿಷಯವನ್ನು ಪರಿಶೀಲಿಸುವುದಾಗಿ ಹೇಳಿದೆ. ಅಲ್ಲದೆ ಈ ಸಂಬಂಧ ಪ್ರತಿಕ್ರಿಯೆ ಕೇಳಿ ಸಿಬಿಐ ಮತ್ತು ಆರ್ ಬಿಐಗೆ ನೋಟಿಲ್ ಜಾರಿ ಮಾಡಿದೆ.

ಕಳೆದೆರಡು ವರ್ಷಗಳಲ್ಲಿ ಆರ್‌ಬಿಐ ಮತ್ತು ಇತರ ಏಜೆನ್ಸಿಗಳಿಂದ ಪತ್ತೆಯಾದ ಬ್ಯಾಂಕಿಂಗ್ ವಂಚನೆಗಳ ಸಂಖ್ಯೆ ಮತ್ತು ಮೌಲ್ಯವು ವ್ಯಾಪಕವಾಗಿ ಹೆಚ್ಚುತ್ತಿದ್ದರೂ, ಠೇವಣಿದಾರರು ಸೇರಿದಂತೆ ವಿವಿಧ ಪಾಲುದಾರರ, ಹೂಡಿಕೆದಾರರು ಮತ್ತು ಷೇರುದಾರರ ಹಿತಾಸಕ್ತಿಗಳನ್ನು ರಕ್ಷಿಸಲು ಆರ್‌ಬಿಐ ವಿಫಲವಾಗಿದೆ ಎಂದು ಸ್ವಾಮಿ ಮತ್ತು ವಕೀಲ ಸತ್ಯ ಸಬರ್ವಾಲ್ ಸಲ್ಲಿಸಿದ ಮನವಿಯಲ್ಲಿ ತಿಳಿಸಲಾಗಿದೆ.

ಇದು ಭಾರತದ ಸಂಪೂರ್ಣ ಬ್ಯಾಂಕಿಂಗ್ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಕಳೆದುಕೊಳ್ಳಲು ಕಾರಣವಾಗಿದೆ. ನಿಯಂತ್ರಕ (ಆರ್‌ಬಿಐ) ಬ್ಯಾಂಕ್ ವಂಚನೆಗಳ ಸರಣಿಯ ಬಗ್ಗೆ ಈಗ ಉದಾಸೀನ ಮಾಡುತ್ತಿದೆ ಮತ್ತು ಅದರ ಬಗ್ಗೆ ಈಗ ಪ್ರಶ್ನೆಗಳನ್ನು ಎತ್ತಲಾಗಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ.

ಅಲ್ಲದೆ ಈ ಕೆಳಗಿನ ಹಗರಣಗಳಿಗೆ ಸಂಬಂಧಿಸಿದಂತೆ ಅಂದರೆ, 'ಕಿಂಗ್‌ಫಿಷರ್ ಹಗರಣ; ಬ್ಯಾಂಕ್ ಆಫ್ ಮಹಾರಾಷ್ಟ್ರ ಹಗರಣ; ಉತ್ತರ ಪ್ರದೇಶ ಮೂಲದ ಖಾಸಗಿ ಸಕ್ಕರೆ ಸಂಸ್ಥೆ ಹಗರಣ; ನೀರವ್ ಮೋದಿ/ ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣ; IL&FS ಹಗರಣ; ಪಿಎಂಸಿ ಬ್ಯಾಂಕ್ ಹಗರಣ; ಯೆಸ್ ಬ್ಯಾಂಕ್ ಹಗರಣ; ಲಕ್ಷ್ಮಿ ವಿಲಾಸ್ ಬ್ಯಾಂಕ್ ಹಗರಣ; ರೋಟೊಮ್ಯಾಕ್ ಗ್ಲೋಬಲ್ ಪ್ರೈವೇಟ್ ಲಿಮಿಟೆಡ್ ಹಗರಣ; ಫಸ್ಟ್ ಲೀಸಿಂಗ್ ಕಂಪನಿ ಆಫ್ ಇಂಡಿಯಾ ಲಿಮಿಟೆಡ್ ಹಗರಣಗಳ ಕುರಿತು ಆರ್‌ಬಿಐ ಅಧಿಕಾರಿಗಳ ಮೇಲೆ ಸಿಬಿಐ ತನಿಖೆ ನಡೆಸುವಂತೆ ಮನವಿ ಮಾಡಿದೆ.

ಕಳೆದಿದೆ

ಶ್ರೀ ಮಂಜುನಾಥ್ # 80/2, 3ನೇ ಕ್ರಾಸ್, ಕುಮಾರಪಳ್ಳಿ, ನಜರ್‌ಬಾದ್ ಮೊಹಲ್ಲಾ, ಮೈಸೂರು, ಜಿಲ್ಲೆ–570011, ಕರ್ನಾಟಕದಲ್ಲಿ ವಾಸವಾಗಿರುತ್ತಾರೆ, ಈ ಕೆಳಗೆ ನಮೂದಿಸಿರುವ ಷೆಡ್ಯೂಲ್ ಸ್ವತ್ತನ್ನು ಅಡಮಾನ ಮಾಡಿ ಮೈಸೂರು ಶಾಖೆಯ ಫುಲ್ಲೆರ್‌ಟಾನ್ ಇಂಡಿಯಾ ಹೋಂ ಫೈನಾನ್ಸ್ ಕಂಪನಿ ಲಿಮಿಟೆಡ್‌ನಲ್ಲಿ ಸಾಲ ಸೌಲಭ್ಯವನ್ನು ಪಡೆಯಲಿಚ್ಛಿಸಿರುತ್ತೇನೆ. ದಿನಾಂಕ: 29.09.2011 ರಂದು ನೀಡಲಾಗಿದ್ದ ದಾನ ಪತ್ರದ ತಿದ್ದುಪಡಿ ಪತ್ರ ಕಳುವಾಗಿರುತ್ತದೆ.

ನಂ: myn-1-13254-2011-12 CDNo mynd291,

ಸಹಿ/–ಶ್ರೀ ಪ್ರಮೋದ ಎಸ್.ವಕೀಲರು, #1226/3, ಕೃಷ್ಣರಾಜ ಬುಲೆವಾರ್ಡ್ ರಸ್ತೆ, ಕೃಷ್ಣಮೂರ್ತಿಪುರಂ, ಮೈಸೂರು–570004

ಉತ್ತರ ಕ್ರಿಯಾದಿ ಭೂಶಾಂತಿ ಆಹ್ವಾನ ಪತ್ರಿಕೆ



ದೇವರಾಜು

ಜನನ: 20.02.1950, ನಿಧನ: 07.10.2022

ಉತ್ತರ ಕ್ರಿಯಾದಿ ಆಹ್ವಾನ ಪತ್ರಿಕೆ



ಶ್ರೀ ವೆಂಕಟೇಶ್

ಭಾನುವಾರ ದಿನಾಂಕ: 09.10.2022ರಂದು ನಿಧನರಾಗಿದ್ದು, ಉತ್ತರ ಕ್ರಿಯಾದಿ ಕಾರ್ಯವನ್ನು ದಿನಾಂಕ: 18.10.2022ರ ಮಂಗಳವಾರದಂದು ನೆರವೇರಿಸಲಾಗುವುದು. ತಾವುಗಳು ದಯವಿಟ್ಟು ಆಗಮಿಸಬೇಕಾಗಿ ಕೋರುತ್ತೇವೆ.

ದುಃಖತಪ್ತರು: ಪತ್ನಿ, ಮಕ್ಕಳು ಮತ್ತು ಕುಟುಂಬವರ್ಗದವರು ಹಾಗೂ ಬಂಧುಬಳಗ.

ಪ್ರಥಮ ವಾರ್ಷಿಕ ಪುಣ್ಯಸ್ಮರಣೆ



ಶ್ರೀ ರಾಮಕೃಷ್ಣ

ನಿಧನ: 18.10.2021

– ಪತ್ನಿ ಮತ್ತು ಮಕ್ಕಳು ಯಾದವಗಿರಿ, ಮೈಸೂರು.

6ನೇ ವರ್ಷದ ಸವಿನೆನಪು



ನೀವು ನಮ್ಮನ್ನಗಲಿ ಇಂದಿಗೆ 6 ವರ್ಷ ಕಳೆದರೂ ಸದಾ ನಿಮ್ಮ ನೆನಪಿನಲ್ಲಿರುವ

ಇಂತಿ ದುಃಖತಪ್ತರು: ಪತಿ: ಜಗನ್ನಾಥ್ ಎಂ.ಎಲ್. ಮಕ್ಕಳು, ಸೊಸೆಯಂದಿರು, ಮೊಮ್ಮಕ್ಕಳು

ಸುಶೀಲ.ಎಸ್

ನಿಧನ: 18.10.2016

4ನೇ ವರ್ಷದ ಸವಿನೆನಪು



ನೀವು ನಮ್ಮನ್ನಗಲಿ 4 ವರ್ಷ ಕಳೆದರೂ ಸದಾ ನಿಮ್ಮ ನೆನಪಿನಲ್ಲಿರುವ,

ದುಃಖತಪ್ತರು: ಪತ್ನಿ ಜಿ. ಪಾರ್ವತಮ್ಮ, ಮಗಳು ಎನ್. ಲೀಲಾ, ಮಗ ಪ್ರವೀಣ್, ಸೊಸೆ ಮತ್ತು ಮೊಮ್ಮಕ್ಕಳು ಹಾಗೂ ಬಂಧುಬಳಗ.

ಶ್ರೀ ಎನ್. ನಾಗಲಿಂಗಪ್ಪ ನಿವೃತ್ತ ಸಂಚಾರಿ ನಿಯಂತ್ರಕರು (KSRTC)

3ನೇ ವರ್ಷದ ಸವಿನೆನಪು



ನೀವು ನಮ್ಮನ್ನಗಲಿ ಇಂದಿಗೆ 3 ವರ್ಷ ಕಳೆದರೂ ಸದಾ ನೀವು ನಮ್ಮೆಲ್ಲರ ಮನಸ್ಸಿನಲ್ಲಿ ಹಸಿರಾಗಿದ್ದೀರಿ.

ದುಃಖತಪ್ತರು: ಪತಿ ಮಹದೇವ, ಮಕ್ಕಳು ಪಿ.ಎಂ.ಪವಿತ್ರ, ಪಿ.ಎಂ.ಅಜೀಶ್ ಮತ್ತು ಕುಟುಂಬವರ್ಗದವರು, ಪಡುವಾರಹಳ್ಳಿ, ಮೈಸೂರು

ಶ್ರೀಮತಿ ಗಿರಿಜ

ನಾಲ್ಕನೇ ವರ್ಷದ ಸವಿನೆನಪು



ನೀವು ನಮ್ಮನ್ನಗಲಿ ಇಂದಿಗೆ 4 ವರ್ಷ ಕಳೆದರೂ ಸದಾ ನಿಮ್ಮ ನೆನಪು ನಲ್ಲಿರುವ

ದುಃಖತಪ್ತರು: ಪತ್ನಿ: ಸಾಜಿದ ಬೇಗಂ ಹಾಗೂ ಮಕ್ಕಳು, ಮೊಮ್ಮಕ್ಕಳು ಕುಟುಂಬವರು

ಮೀರ್ ಇಸ್ತ್ಯಾಕ್ ಹುಸೇನ್ (ಕಾಲು)

S/o ಲೇಟ್ ಮೀರ್ ಮಜರ್ ಹುಸೇನ್

Retd. ಹೆಡ್‌ಕಾನ್ಸ್‌ಟೇಬಲ್, ಪೋಲೀಸ್ ಇಲಾಖೆ, ಮೈಸೂರು

PUBLIC NOTICE

Whereas, **Sri V S Puttannaiah S/o late S C Siddappa and Smt. C P Savithri W/o V S Puttannaiah** being the absolute owners of the schedule property having secured their ownership right title and possession through a Registered Sale deed executed by Smt. Sangeetha K vide registration document No MYS-1-10923-2021-22 cd no MYSD 1158 of book no 1 dated 30-03-2022 and they have approached canara bank for housing loan towards construction of house over the said site, during the process of investigation of title towards the schedule property it is observed that the property having been secured by Vishwanath and 3 others thereon Vishwanath having been reported to be dead and his legal heirs have executed the registered release deed over the property but on record as **Sri V S Puttanaiah and Smt. C P Savithri** are not holding the death certificate also the Family survivalship certificate of the said family to hold that there are no other legal heirs left out apart from them who are the parties to the registered release deed and further the original allotment letter and possession certificate also been missing in the file, accordingly a due police complaint and notification been carried out and they have secured the true copies from MUDA Mysuru

So if any person or persons ascertaining any rights, title, interest, claim or whatsoever in the schedule property or any part there of in any manner holding any claims against the schedule property are having secured attachment from courts or intends to object for securing this property under mortgage for sanction of housing loan may file their objections along with documents to the undersigned or to canara bank RAH Nazarbad Mysuru within 10 days of the issuance of this public notice with all documentary proof.

If no response is received within the said time canara bank holds absolute right to create mortgage and release loan amount and they shall proceed and thereafter no body whom-so-ever would have any claim what-so-ever and how-so-ever as against my client and that of this schedule property.

SCHEDULE

All the part and parcel of the bearing Site No. 37, PID NO.7264754335, Situated at Nachanahalli (J.P.Nagar) Badavane, A-Block, 1st Stage, fort Mohalla, Mysore. Measuring East to West 15.240030 meter & North to South 21.336043 meter

Bounded on: East by: Drainage and House No. 26, West by: House No. 38, North by: House No. 36, South by: 09.00 meter Road.

S. SURESH B.B.M LL.,B
ADVOCATE
No, 974, 7th Main, 3rd Stage, Gokulam, Mysore - 570 002

Date: 17-10-2022

ಸಾರ್ವಜನಿಕ ಪ್ರಕಟಣೆ

ಈ ಮೂಲಕ ಸಾರ್ವಜನಿಕರಿಗೆ ತಿಳಿಯಪಡಿಸುವುದೇನೆಂದರೆ ನನ್ನ ಕಕ್ಷಿದಾರರಾದ ಮೈಸೂರು ಸಿಟಿ, ಎನ್.ಆರ್. ಮೊಹಲ್ಲಾ, ರಾಜೇಂದ್ರನಗರ, 5ನೇ ಕ್ರಾಸ್ ಮನೆ ನಂ. 24/ಸಿ ಯಲ್ಲಿ ವಾಸವಾಗಿರುವ ಸುಬ್ರಾಯಪ್ಪ ಎಸ್. ರವರ ಮಗ ಸುಮಾರು 52 ವರ್ಷ ವಯಸ್ಸಿನ ಶ್ರೀನಿವಾಸ ಮೂರ್ತಿ ಎಸ್. ಇವರು ಈ ಕೆಳಗೆ ನಮೂದು ಮಾಡಿರುವ ಷೆಡ್ಯೂಲ್ ಸ್ವತ್ತಿನ ಮಾಲೀಖಿದಾರರಾಗಿ ಮತ್ತು ಸ್ವಾಧೀನದಲ್ಲಿದ್ದು ಈಗ ಸದರಿ ಸ್ವತ್ತಿನಲ್ಲಿದ್ದ ಮಾದರಿ ಮನೆಯನ್ನು ಕೆಡವಿ ಅಲ್ಲಿ ವಾಸಕ್ಕೆ ಆರ್.ಸಿ.ಸಿ. ಮನೆ ನಿರ್ಮಿಸಲು ಸದರಿ ಸ್ವತ್ತನ್ನು ಅಡಮಾನ ಮಾಡಿ ಮೈಸೂರು ಸಿಟಿ ನಜರ್‌ಬಾದ್‌ನಲ್ಲಿರುವ ಕೆನರಾ ಬ್ಯಾಂಕ್ ರಿಟೈಲ್ ಅಸೆಟ್ ಹಬ್ ನಲ್ಲಿ ಸಾಲ ಪಡೆಯುತ್ತಿದ್ದಾರೆ. ಒಂದು ವೇಳೆ ಸದರಿ ಸ್ವತ್ತಿನ ಮೇಲೆ ಯಾರಿಗಾದರೂ ಆಸ್ತಿಹಕ್ಕು, ವಗೈರೆ, ಅಡಮಾನ ಹಾಗೂ ಬೋಗ್ಯದ ಹಕ್ಕು ಇದ್ದಲ್ಲಿ 7 ದಿವಸದ ಒಳಗೆ ತಮ್ಮ ತಕರಾರನ್ನು ನನ್ನ ಕೆಳಗಿನ ವಿಳಾಸಕ್ಕಾಗಲಿ ಅಥವಾ ಸಾಲ ನೀಡುತ್ತಿರುವ ಮೈಸೂರು ಸಿಟಿ ನಜರ್‌ಬಾದ್‌ನಲ್ಲಿರುವ ಕೆನರಾ ಬ್ಯಾಂಕ್ ರಿಟೈಲ್ ಅಸೆಟ್ ಹಬ್‌ನ ಶಾಖೆಗಾಗಲಿ ತಿಳಿಸಬೇಕೆಂದು ತಮ್ಮಲ್ಲಿ ಮನವಿ.

ಷೆಡ್ಯೂಲ್ ಸ್ವತ್ತು

ಮೈಸೂರು ಸಿಟಿ, ಎನ್.ಆರ್. ಮೊಹಲ್ಲಾ, ಕೆಸರೆ, ರಾಜೇಂದ್ರನಗರ, ಎಸ್.ಐ.ಹೆಚ್.ಎಸ್., ಮಾದರಿ ಮನೆ ಈಗ ಅದನ್ನು ಕೆಡವಿದ್ದು ನಿವೇಶನ ವಾಗಿರುವ ನಿವೇಶನ ಸಂಖ್ಯೆ 24/ಸಿ, ಪೂರ್ವ ಪಶ್ಚಿಮಕ್ಕೆ 7.00 ಮೀಟರ್; ಉತ್ತರ ದಕ್ಷಿಣ 15.00 ಮೀಟರ್ ಒಟ್ಟು ಅಳತೆ 105.00 ಚದರ ಮೀಟರ್ ಅಳತೆಯ ನಿವೇಶನಕ್ಕೆ ಚಕ್ಕುಬಂದಿ: ಪೂರ್ವಕ್ಕೆ: 24–ಡಿ ನಂಬರ್ ಸ್ವತ್ತು ; ಪಶ್ಚಿಮಕ್ಕೆ: 24–ಬಿ ನಂಬರ್ ಸ್ವತ್ತು ; ಉತ್ತರಕ್ಕೆ: 23–ಸಿ ನಂಬರ್ ಸ್ವತ್ತು ; ದಕ್ಷಿಣಕ್ಕೆ: ರಸ್ತೆ.

ಸಹಿ/– ಎಸ್. ಸಿದ್ದರಾಜು, ವಕೀಲರು, ನಂ. 296/3, ಲಕ್ಷ್ಮೀವಿಲಾಸ ರಸ್ತೆ, ಕರೂರು ವೈಶ್ಯ ಬ್ಯಾಂಕಿನ ಎದುರು, ದೇವರಾಜ ಮೊಹಲ್ಲಾ, ಮೈಸೂರು–570 004.

Mob: 9900655615, 9845784090

PUBLIC NOTICE

In the Court of the V Additional Civil Judge & CJM, At Mysuru
O.S. No. 825 / 2016
Plaintiff: Sri Devanaika
Vs

Defendants: Smt. Nagamma and another.

Notice against the proposed Defendants: Sri Krishna, aged 47 years, S/o Late Nanjanaika, residing at D. Salundi, Jayapura Hobli, Mysuru Taluk.

Whereas, the above Plaintiff has preferred the above Suit for the relief of specific performance against the Defendants in respect of the Suit Schedule Item (given hereunder). The above mentioned proposed defendant has not received the Court Summons, hence he is hereby called upon to appear before the Hon'ble Court in person or through his Counsel at 11:00 am on 20-10-2022, failing which he will be placed exparte and the case will proceed without his presence.

SCHEDULE

The Agricultural Property bearing Sy.No. 63/1, (Old No. 63) situated within the village limits or Kenchalagudu, Jayapura Hobli, Mysuru Taluk, measuring 1 Acre: 00 guntas, bounded on: East by: Krishna's property ; West by: Government land ; North by: Mudanaika's property ; and South by: Private property.

By order of the Court
Sd/- Chief Ministerial Officer
Court of Senior Civil Judge & CJM, Mysuru
Sd/- (N. Gowri Shankar), Advocate
#46, 4th Cross, 5th Phase, JTK Layout, Kuvempunagar, Mysuru.
Mysuru. 13-09-2022

PUBLIC NOTICE

Notice is hereby given that **SRI. S.M. PARAMESHA,** Son of Sri. B. Maha devappa and **SMT. NAGARATHNA M.,** Wife of Sri. S.M.Paramesha, are desirous to sell the under mentioned property to my client and any person or persons claiming any interest on the under mentioned property or any part thereof, is hereby required to communicate the same to me with documentary evidence at my Office, situated at **DOOR No.2765/1A D13/A1, "KEYANS", 5th MAIN ROAD, V.V. PURAM (V.V. MOHALLA), MYSORE – 570 002,** within **15 (Fifteen)** days from the date of this publication, as other wise the said sale will be completed without any reference or regard to any such purported claim or interest, which shall be deemed to have been waived for all intents and purposes.

SCHEDULE PROPERTY

Site No.1146, measuring an extent of East to West – 9 Meters and North to South – 12 Meters, totally measuring 108 Square Meters, situated at Vasanthanagar Layout, Nazarbad, Mohalla, Mysore City with Residential building constructed thereon. The House number is also 1146. The boundaries are
East – Site No.1145,
West – Site No.1147,
North – Site No.1136
South – Road.

Sd/- Dhirendra Kumar R. Mehta,
Advocate
KEY-ANS LAW SOLUTIONS

Date : 17.10.2022, Place : Mysuru

ಸಾರ್ವಜನಿಕ ಪ್ರಕಟಣೆ

ಸಾರ್ವಜನಿಕರಿಗೆ ಈ ಮೂಲಕ ತಿಳಿಸುವುದೇನೆಂದರೆ ನನ್ನ ಕಕ್ಷಿದಾರರಾದ ಶ್ರೀಮತಿ ಮೀರಾ ಕೋಂ. ಕುಮಾರ್‌ಸ್ವಾಮಿರವರು ಕೆಳಗಿನ ಅನುಸೂಚಿಯಲ್ಲಿರುವ ಸ್ವತ್ತನ್ನು ಶ್ರೀಮತಿ ವಿಜಯಲಕ್ಷ್ಮಿ ರವರಿಂದ ಖರೀದಿಸಲು ಆಸಕ್ತಿ ಉಳ್ಳವರಾಗಿರುತ್ತಾರೆ.

ಯಾವುದೇ ವ್ಯಕ್ತಿ ಅಥವಾ ವ್ಯಕ್ತಿಗಳು ಯಾವುದೇ ರೀತಿಯಲ್ಲಿ ಅನುಸೂಚಿ ಸ್ವತ್ತಿಗೆ ಸಂಬಂಧಿಸಿದಂತೆ ಹಕ್ಕು ಅಥವಾ ಆಸಕ್ತಿ ಹೊಂದಿದ್ದಲ್ಲಿ ಸದರಿ ವ್ಯಕ್ತಿಯು ನನ್ನ ಈ ಕೆಳಗಿನ ವಿಳಾಸಕ್ಕೆ ದಾಖಲಾತಿಗಳೊಂದಿಗೆ ಈ ದಿನದಿಂದ 14 ದಿನಗಳ ಒಳಗಾಗಿ ಸಂಪರ್ಕಿಸಲು ತಿಳಿಸಿದೆ. ತಪ್ಪಿದ್ದಲ್ಲಿ ಯಾವುದೇ ವ್ಯಕ್ತಿಗಳಿಗೂ ಅನುಸೂಚಿ ಸ್ವತ್ತಿಗೆ ಸಂಬಂಧಿಸಿದಂತೆ ಯಾವುದೇ ಹಕ್ಕು ಅಥವಾ ಆಸಕ್ತಿ ಇಲ್ಲವೆಂದು ಪರಿಗಣಿಸಿ ನನ್ನ ಕಕ್ಷಿದಾರರು ಅನುಸೂಚಿ ಸ್ವತ್ತನ್ನು ಖರೀದಿಸಲು ಮುಂದಾಗುತ್ತಾರೆ.

ಅನುಸೂಚಿ ಸ್ವತ್ತು

ಮೈಸೂರು ತಾಲ್ಲೂಕು, ಜಯಪುರ ಹೋಬಳಿ, ಶ್ರೀರಾಂಪುರ ಗ್ರಾಮ, ಎಸ್.ಬಿ.ಎಂ. ಲೇಔಟ್‌ನಲ್ಲಿ ಸರ್ವೆ ನಂ. 31, 37, 38, 39, 40 ಮತ್ತು ಇತರೆ ಸರ್ವೆ ನಂಬರ್‌ಗಳಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ನೌಕರರ ಗೃಹ ನಿರ್ಮಾಣ ಸಹಕಾರ ಸಂಘ ನಿಯಮಿತ, ಮೈಸೂರುರವರು ಬಡಾವಣೆ ರಚಿಸಿ 7ನೇ ಬ್ಲಾಕ್ (ವಾರ್ಡ್ ನಂ. 64) ರಲ್ಲಿ ನಿರ್ಮಿಸಿರುವ ಹಳೇ ಸ್ವತ್ತಿನ ನಂ. 15, ಸ್ವತ್ತಿನ ನಂ. 8383709118 ರ ವಿಸ್ತೀರ್ಣ ಪೂರ್ವ ಪಶ್ಚಿಮ: 18.00 ಮೀಟರ್‌ಗಳು, ಉತ್ತರ ದಕ್ಷಿಣ 9.00 ಮೀಟರ್‌ಗಳುಳ್ಳ ಸ್ವತ್ತಿಗೆ ಚಕ್ಕುಬಂದಿ:

ಪೂರ್ವಕ್ಕೆ: ರಸ್ತೆ ; ಪಶ್ಚಿಮಕ್ಕೆ: ನಿವೇಶನ ನಂಬರ್ 12 ; ಉತ್ತರಕ್ಕೆ: ಮೂಡಾ ನಿವೇಶನ ನಂಬರ್ 1164/ಡಿ ; ದಕ್ಷಿಣಕ್ಕೆ: ನಿವೇಶನ ನಂಬರ್ 16.

ಸಹಿ/– ಎಮ್.ಎಸ್. ಜಿನಚಂದ್ರನ್, ವಕೀಲರು, #1206/A, CH-31/A, 1ನೇ ಮಹಡಿ, ನ್ಯೂ ಕಾಂತರಾಜ್ ಅರಸ್ ರಸ್ತೆ, ಬಲ್ಲಾಳ್ ವೃತ್ತದ ಹತ್ತಿರ, ಚಾಮರಾಜಪುರಂ, ಮೈಸೂರು–570 005.
Mob: 9986139767

ದಿನಾಂಕ: 17–10–2022
ಸ್ಥಳ: ಮೈಸೂರು

ಸಾರ್ವಜನಿಕರ ಗಮನಕ್ಕೆ

ಸಾರ್ವಜನಿಕರಿಗೆ ಈ ಮೂಲಕ ತಿಳಿಯಪಡಿಸುವುದೇನೆಂದರೆ, ನನ್ನ ಕಕ್ಷಿದಾರರಾದ ಶ್ರೀಮತಿ ಹೀನಾ ಕೌಸರ್ ರವರು ಕೇರಳ ರಾಜ್ಯ, ಎರ್ನಾಡ್, ಮೆಲ್ ಮುರಿ ಮಾಲಪುರಂ, ಅರಿಪುರವನ್ ಪಾರಕಾಲ್ ಹೌಸ್ ನಲ್ಲಿ ವಾಸವಾಗಿರುವ ಸೈಯದ್ ಹಾಜಿ ರವರ ಮಗನಾದ ಶ್ರೀ ಸುಬೈಯರ್ ಎ.ಪಿ. ರವರಿಗೆ ಸೇರಿದ ಷೆಡ್ಯೂಲ್ ನಲ್ಲಿ ಕಾಣಿಸಿರುವ ಸ್ವತ್ತನ್ನು ಖರೀದಿ ಮಾಡಲು ಒಪ್ಪಿರುತ್ತಾರೆ.

ಈ ಷೆಡ್ಯೂಲ್ ಸ್ವತ್ತಿನ ಬಗ್ಗೆ ಯಾರಿಗಾದರೂ ಯಾವುದೇ ತೆರನಾದ ಹಕ್ಕು ಅಥವಾ ಅಧಿಕಾರ ಇದ್ದಲ್ಲಿ ಅವರುಗಳು ನಮಗೆ ಲಿಖಿತ ನೋಂದಾಯಿತ ಅಂಚೆಯ ಮೂಲಕ ಮೂಲ ದಾಖಲಾತಿಗಳ ಸಹಿತ ಷೆಡ್ಯೂಲ್ ಸ್ವತ್ತಿನ ಮೇಲೆ ಅವರಿಗೆ ಇರುವ ಹಕ್ಕು ಅಥವಾ ಅಧಿಕಾರದ ಸ್ವರೂಪವನ್ನು ಈ ಪ್ರಕಟಣೆಯಾದ ಹತ್ತು (10) ದಿನಗಳೊಳಗೆ ಲಿಖಿತ ಹೇಳಿಕೆ ಮೂಲಕ ಈ ಕೆಳಕಂಡವರಿಗೆ ತಿಳಿಸಬಹುದು. ಹದಿನೈದು ದಿನಗಳೊಳಗೆ ಯಾವುದೇ ರೀತಿಯ ದೂರು ಬರದಿದ್ದಲ್ಲಿ, ನಮ್ಮ ಕಕ್ಷಿದಾರರು ಕ್ರಯಕ್ಕೆ ಪಡೆಯಲು ಮುಂದುವರಿಯುತ್ತಾರೆ. ನಂತರ ಬಂದ ಯಾವುದೇ ರೀತಿಯ ದೂರುಗಳನ್ನು ಪರಿಗಣಿಸಲಾಗುವುದಿಲ್ಲ.

ಷೆಡ್ಯೂಲ್ ಸ್ವತ್ತಿನ ವಿವರ

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕು, ತೆರೆಕಣಾಂಬಿ ಹೋಬಳಿ, ಕೆಳಸೂರು ಗ್ರಾಮದ ವ್ಯಾಪ್ತಿಯಲ್ಲಿರುವ ಸರ್ವೆ ನಂ. 383/1, ವಿಸ್ತೀರ್ಣ 01 ಎಕರೆ 24 ಗುಂಟೆ, ಆಕಾರ 1.51 ಪಿಎಸ್ ಮತ್ತು ಸರ್ವೆ ನಂ. 384/1 ವಿಸ್ತೀರ್ಣ 2 ಎಕರೆ 26 ಗುಂಟೆ, ಆಕಾರ 02.31 ಪಿಎಸ್, ಒಟ್ಟು 4 ಎಕರೆ 10 ಗುಂಟೆ ಜಮೀನು ಸ್ವತ್ತಿಗೆ ಚೆಕ್ಕುಬಂದಿ:– ಪೂರ್ವಕ್ಕೆ: ಸರ್ಕಾರಿ ರಸ್ತೆ ; ಪಶ್ಚಿಮಕ್ಕೆ: ಗುರುಸ್ವಾಮಿ ರವರ ಜಮೀನು ; ಉತ್ತರಕ್ಕೆ: ಶಿವಣ್ಣಶೆಟ್ಟಿ ರವರ ಜಮೀನು ; ದಕ್ಷಿಣಕ್ಕೆ: ಗುರುಸ್ವಾಮಿ ರವರ ಜಮೀನು.

Sd/- J. Srinivas, B.Com., LL.B., P.G.D.B.T., Advocate
Near Burma Bazar, Behind Katha Meeta, Dhanvantri Road Cross, Mysore-570 001. Mob: 9844136362